ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಫೆಬ್ರವರಿ 26 ಗುರುವಾರ 2026

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 46 | ಸಂಚಿಕೆ: 307 | ಪುಟಗಳು: 12
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

ಮುಂಬರುವ ಬಜೆಟ್‌ನಲ್ಲಿ ನೇಮಕಾತಿ ಘೋಷಣೆ

■ ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ■ ವಿಪಕ್ಷದಲ್ಲಿದ್ದಾಗ ಬಿಜೆಪಿಯವರಿಗೆ ಪ್ರತಿಭಟನೆ ಚಾಳಿ ■ ನರೇಂದ್ರ ಮೋದಿಯವರು ಭರವಸೆಯಂತೆ 11 ವರ್ಷಗಳಲ್ಲಿ ಎಷ್ಟು ಉದ್ಯೋಗ ಕೊಡಬೇಕಿತ್ತು ; ಮುಖ್ಯಮಂತ್ರಿ ಎದಿರೇಟು



ಮೈಸೂರು,ಫೆ.25(ಪಿಎಂ)– ಈ ಬಾರಿಯ ಬಜೆಟ್‌ನಲ್ಲಿ ಕೆಲ ಇಲಾಖೆಗಳಲ್ಲಿನ ಖಾಲಿ ಹುದ್ದೆಗೆ ನೇಮಕಾತಿಗಳನ್ನು ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುತ್ತಿದ್ದು, ಒಳಮೀಸಲಾತಿ ಸಮಸ್ಯೆ ಕಾರಣ ಸ್ವಲ್ಪ ವಿಳಂಬವಾಗುತ್ತಿದೆ. ನಾವು ಕೊಟ್ಟ ಮಾತಿನಂತೆ ನೇಮಕಾತಿಗಳನ್ನು ಮಾಡುತ್ತೇವೆ. ಬಜೆಟ್‌ನಲ್ಲಿ ಕೂಡ ಕೆಲ ಇಲಾಖೆಗಳ ನೇಮಕಾತಿಗಳನ್ನು ಘೋಷಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆ ಚಾಳಿ: ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರ ದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟನೆ ಮಾಡುವ ಚಾಳಿ ಮಾಡಿಕೊಂಡಿದ್ದಾರೆ. ಈಗ, ನಿನ್ನೆ ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಇವರನ್ನು (ಬಿಜೆಪಿ) ಬಿಟ್ಟು ಬೇರೆಡೆ ಏಕೆ ಹೋರಾಟ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. 11 ವರ್ಷಗಳು ಕಳೆದಿದ್ದು, ಹಾಗಿದ್ದರೆ ಅವರು ಎಷ್ಟು ಉದ್ಯೋಗ ಕೊಡಬೇಕಿತ್ತು. ಅಲ್ಲದೆ, ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ 4 ವರ್ಷಗಳಲ್ಲಿ ಎಷ್ಟು ಉದ್ಯೋಗ ಕೊಟ್ಟಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಬಜೆಟ್‌ನಲ್ಲಿ ಮೈಸೂರು ನಿರೀಕ್ಷೆ: ಈ ಬಾರಿಯ ಬಜೆಟ್‌ನಲ್ಲಿ ಮೈಸೂರಿಗೆ ಏನು ನಿರೀಕ್ಷೆ ಮಾಡಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಜೆಟ್ ಆದ ಮೇಲೆ ನೋಡಿ ಎಂದು ಹೇಳಿದರು. ಆರೋಗ್ಯ ಇಲಾಖೆ ಆಹ್ವಾನ ಪತ್ರಿಕೆಯು ಉರ್ದು ಭಾಷೆಯಲ್ಲಿದೆ ■ 6ನೇ ಪುಟಕ್ಕೆ

ಹಗರಣ ರಹಿತವಾಗಿ ಖಾಲಿ ಹುದ್ದೆ ಭರ್ತಿ

ಸದ್ಯದಲ್ಲೇ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು, ಫೆ.25(ಕೆಎಂಶಿ)– ನಮ್ಮ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳ ಭರ್ತಿಗೆ ಕೆಲಸ ಮಾಡುತ್ತಿದ್ದು, ಯುವ ಜನರು ಧೈರ್ಯವಾಗಿರಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಭರವಸೆ ನೀಡಿದ್ದಾರೆ.



ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶ ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ. ಇದಕ್ಕೆ ಬದ್ಧವಾಗಿದ್ದೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಖಾಲಿ ಹುದ್ದೆಗಳ ಭರ್ತಿ ಮಾಡಲಿಲ್ಲ. ಅವರ ಸಮಯದಲ್ಲಿ ಬಹಳಷ್ಟು ಹಗರಣಗಳು ನಡೆದವು. ನಮಗೆ ಯುವ ಜನರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳ ಭರ್ತಿ ನಮ್ಮ ಆದ್ಯತೆ ಎಂದರು. ಹುದ್ದೆಗಳ ಭರ್ತಿಗೆ ಯೋಜನೆ ತಯಾರಿಸಿದ್ದೇವೆ. ಕೆಪಿಎಸ್‌ಸಿ ಸೇರಿದಂತೆ ಇತರ ಸಂಸ್ಥೆಗಳಿಗೆ ಹುದ್ದೆ ಭರ್ತಿ ಜವಾಬ್ದಾರಿ ನೀಡಿದ್ದೇವೆ. ಶಿಕ್ಷಕರ ಹುದ್ದೆ, ಆರೋಗ್ಯ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಒಳಮೀಸಲಾತಿ ವಿಚಾರದಲ್ಲಿ ಒಂದಷ್ಟು ಅಡಚಣೆಗಳು ಬರುತ್ತಿದೆ. ನಿರುದ್ಯೋಗಿ ಯುವಜನರಿಗೆ ಶಕ್ತಿ ಬರಲಿ ಎಂದೇ ಯುವ ನಿಧಿ ಯೋಜನೆ ಜಾರಿಗೆ ತಂದಿದ್ದೇವೆ.

ಇಡಿ ದಾಳಿ ಭೀತಿ; ಉದ್ಯಮಿ ಸಿ.ಜೆ.ರಾಯ್ ಮಾದರಿಯಲ್ಲೇ

ಬಿಬಿಎಂಪಿ ನಿವೃತ್ತ ಎಂಜಿನಿಯರ್ ಆತ್ಮಹತ್ಯೆ

ಬೆಂಗಳೂರು, ಫೆ.25– ಜಾರಿ ನಿರ್ದೇಶನಾಲಯದ ದಾಳಿ ಮತ್ತು ವಿಚಾರಣೆಯ ಭೀತಿ ಬೆಂಗಳೂರಿನಲ್ಲಿ ಮತ್ತೊಂದು ಬಲಿ ಪಡೆದಿದ್ದು, ಬಿಬಿಎಂಪಿ ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾದರಿಯಲ್ಲೇ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ಇಂದು ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಅವರು ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅದಕ್ಕೂ ಮೊದಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ನಡೆದ ಇಡಿ ದಾಳಿಯ ನಂತರ ಅವರು ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಬಿಬಿಎಂಪಿಯ ಮಹಾದೇವಪುರ ವಲಯದಲ್ಲಿ ಮುಖ್ಯ ಇಂಜಿನಿಯರ್ ಆಗಿ ಸುದೀರ್ಘ ■ 6ನೇ ಪುಟಕ್ಕೆ

ಮೈಸೂರು ನಗರ ಪೊಲೀಸರಿಂದ ಭರ್ಜರಿ ಬೇಟೆ

ಆರು ತಿಂಗಳಲ್ಲಿ 105 ಪ್ರಕರಣ ಬಯಲು; 2.96 ಕೋಟಿ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ

● ಒಬ್ಬ, ವಿಲಾಸಿ ಜೀವನಕ್ಕೆ ಮಾರುಹೋಗಿ ಮಾಡಿದ್ದ ಸಾಲ ತೀರಿಸಲು ಕಳ್ಳತನಕ್ಕಿಳಿದ! ● ಮತ್ತೊಬ್ಬ, ಗೂಗಲ್ ಮ್ಯಾಪ್ ಆಧರಿಸಿ ಶ್ರೀಮಂತರ ಮನೆಗೆ ಕನ್ನ! ● ರೌಡಿಗಳ ಆಟಾಟೋಪಕ್ಕೆ ಕಡಿವಾಣ ಹಾಕಿದ ಮೈಸೂರು ಪೊಲೀಸರು ● ಕಳ್ಳತನದಲ್ಲಿ ಚಿನ್ನಾಭರಣ, ವಾಹನ ಕಳೆದುಕೊಂಡವರಿಗೆ ಮರಳಿಸಿದ ಪೊಲೀಸ್ ಆಯುಕ್ತರು



ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಪ್ರಾಪರ್ಟಿ ಪರೇಡ್‌ನಲ್ಲಿ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ಕಳೆದುಕೊಂಡ ಮಾಲೀಕರಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವುಗಳನ್ನು ಹಸ್ತಾಂತರಿಸಿದರು.

ಮೈಸೂರು, ಫೆ.25 (ಬಿಎಲ್‌ಯು)– ಮೈಸೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿ ಕಳೆದ ಆರು ತಿಂಗಳ ಅವಧಿಯಲ್ಲಿ 105 ಪ್ರಕರಣಗಳನ್ನು ಪತ್ತೆ ಮಾಡಿ 2.96 ಕೋಟಿ ಮೌಲ್ಯದ ಚಿನ್ನಾಭರಣ, 57 ವಾಹನ ಹಾಗೂ 10 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಇಂದು ಪ್ರಾಪರ್ಟಿ ಪರೇಡ್ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಈ ಕುರಿತು ಸಮಗ್ರ ವಿವರ ನೀಡಿದರು.

ಸರಸ್ವತಿಪುರಂ ಠಾಣೆ ವ್ಯಾಪ್ತಿ: ನಗರದ ಸರಸ್ವತಿಪುರಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 8 ಕನ್ನ ಕಳುವು, ಒಂದು ವಾಹನ ಕಳವು ಸೇರಿದಂತೆ 9 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ 80.50 ಲಕ್ಷ ಮೌಲ್ಯದ 529 ಗ್ರಾಂ ಚಿನ್ನಾಭರಣ, 1,412 ಕೆ.ಜಿ. ಬೆಳ್ಳಿ ಪದಾರ್ಥ, 1 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕುವೆಂಪುನಗರ ಪೊಲೀಸರ ಭರ್ಜರಿ ಬೇಟೆ: ಕುವೆಂಪುನಗರ ಪೊಲೀಸರು 10 ಆರೋಪಿಗಳನ್ನು ಬಂಧಿಸಿ, 9 ಕನ್ನ ಕಳುವು, 2 ಮನೆ ಕಳ್ಳತನ, 2 ಕೆಲಸದವರಿಂದ ಕಳ್ಳತನ ಸೇರಿದಂತೆ ಒಟ್ಟು 13 ಪ್ರಕರಣಗಳನ್ನು ಪತ್ತೆ ಮಾಡಿ 63 ಲಕ್ಷ ಮೌಲ್ಯದ 750 ಗ್ರಾಂ ಚಿನ್ನಾಭರಣ, 960 ಗ್ರಾಂ ಬೆಳ್ಳಿ ಪದಾರ್ಥ ಹಾಗೂ 9.40 ಲಕ್ಷ ನಗದು ಹಣ ವಶಪಡಿಸಿಕೊಂಡಿದ್ದಾರೆ.

ಹೈಟೆಕ್ ಕಳ್ಳ: ಕುವೆಂಪುನಗರ ಪೊಲೀಸರು ಪತ್ತೆ ಪ್ರಕರಣಗಳಲ್ಲಿ ಆಂಧ್ರದ ಆರೋಪಿ ಬಂಧನ ■ 6ನೇ ಪುಟಕ್ಕೆ

30 ಕೆಜಿ ಗಾಂಜಾ, 311 ಕೆಜಿ ಸಿಂಥೆಟಿಕ್ ಡ್ರಗ್ ವಶಕ್ಕೆ

ಮೈಸೂರು ನಗರದಲ್ಲಿ ಎನ್‌ಡಿಪಿಎಸ್ 1985 (ಮಾದಕ ದ್ರವ್ಯಗಳು ಮತ್ತು ಮನೋವಿಕೃತಿ ವಸ್ತುಗಳ ಕಾಯ್ದೆ) ಕಾಯ್ದೆಯಡಿ 30.255 ಗ್ರಾಂ ಗಾಂಜಾ, 311.579 ಗ್ರಾಂ ಸಿಂಥೆಟಿಕ್ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉದಯಗಿರಿ ಪೊಲೀಸರು ರಾಜೀವ್‌ನಗರ 2ನೇ ಹಂತದಲ್ಲಿ ವರುಣ್ ಎಂಬಾತನನ್ನು ಬಂಧಿಸಿ, 24.485 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಾಣೆ, ಸಂಗ್ರಹ ನಿಯಂತ್ರಣ ಸಂಬಂಧ 2025–26ನೇ ಸಾಲಿನಲ್ಲಿ 16 ಎನ್ ಡಿಪಿಎಸ್ ಆರೋಪಿಗಳ ವಿರುದ್ಧ ಗಡೀಪಾರು ಆದೇಶ ಹೊರಡಿಸಲಾಗಿದೆ. ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಿಯಂತ್ರಣದಲ್ಲಿಡಲು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ.ನಗರದ ರೌಡಿ ಗಣೇಶ ಪಿ. ಅಲಿಯಾಸ್ ಗಣಪ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನದ ಆದೇಶ ಹೊರಡಿಸಲಾಗಿದೆ

3 ಪಕ್ಷದ ಕೆಲ ಶಾಸಕರಿಂದ 'ಪರ್ಸೆಂಟೇಜ್ ದೌರ್ಜನ್ಯ'

ಕೋಲಾರ, ಫೆ.25– ಗದಗ ಜಿಲ್ಲೆಯಲ್ಲಿ ಕಮಿಷನ್ ಕೇಳಿ ಶಾಸಕರು ಲೋಕಾಯುಕ್ತ ಬಲೆಗೆ ಬಿದ್ದಂತೆ, ಎಲ್ಲಾ ಜಿಲ್ಲೆಗಳಲ್ಲಿ ಒಬ್ಬರು, ಇಬ್ಬರು ಶಾಸಕರು ಸಿಗುತ್ತಾರೆ. ಭೂಮಿಪೂಜೆ ನೆಪದಲ್ಲಿ ಗುತ್ತಿಗೆದಾರರ ಮೇಲೆ ಪರ್ಸೆಂಟೇಜ್ ವಿಚಾರವಾಗಿ ದೌರ್ಜನ್ಯ ಎಸಗುವ ಅಂಥ ಶಾಸಕರು ಮೂರೂ ಪಕ್ಷಗಳಲ್ಲೂ ಇದ್ದು, ಅವರ ಹೆಸರನ್ನು ಮುಖ್ಯಮಂತ್ರಿ ಕೇಳಿದರೆ ಬಹಿರಂಗಪಡಿಸುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.



ಮಂಜುನಾಥ್

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಾಕಿ ಹಣ ಬಿಡುಗಡೆಗೆಂದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವ ಈ ಹೊತ್ತಿನಲ್ಲಿ ಶಾಸಕರನ್ನು ಲೋಕಾಯುಕ್ತರಿಗೆ ಹಿಡಿದು ಕೊಟ್ಟ ಆ ಗುತ್ತಿಗೆದಾರ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ರಾಜ್ಯ ಸಂಘ ಬೆಂಬಲಿಸಲಿದೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಈ ರೀತಿ ಪ್ರಕರಣ ಕಾಣಬಹುದು. ಕೆಲವೆಡೆ ಶಾಸಕರೇ ಗುತ್ತಿಗೆದಾರರಾಗಿರುವ ವಿಚಾರವೂ ನಮಗೆ ಗೊತ್ತಿದೆ ಎಂದರು. ನಾವು ಯಾವುದಕ್ಕೂ ಪರ್ಸೆಂಟೇಜ್ ನಿಗದಿ ■ 6ನೇ ಪುಟಕ್ಕೆ

ನಟ ರಾಜ್‌ಕುಮಾರ್ ಅಪಹರಣ ಪ್ರಕರಣ

ಆರೋಪಿಗಳ ಖುಲಾಸೆಗೆ ಮದ್ರಾಸ್ ಹೈಕೋರ್ಟ್ ಅಸ್ತು

ಚೆನ್ನೈ, ಫೆ.25– ಕನ್ನಡದ ವರನಟ ಡಾ.ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.



ರಾಜ್‌ಕುಮಾರ್

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವೇಲ್ಮುರುಗನ್ ಮತ್ತು ಎಂ.ಜ್ಯೋತಿರಾಮನ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. 26 ವರ್ಷದ ಹಿಂದೆ ಈರೋಡ್ ಜಿಲ್ಲೆಯ ತಾಳವಾಡಿ ಬಳಿ ತೋಟದ ಮನೆಯಲ್ಲಿ ತಂಗಿದ್ದ ರಾಜ್‌ಕುಮಾರ್ ಅವರನ್ನು ವೀರಪ್ಪನ್ ಮತ್ತು ಆತನ ಸಹಚರರು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದರು. 108 ದಿನಗಳ ನಂತರ ಬಿಡುಗಡೆ ಮಾಡಿದ್ದರು.

ಈ ಪ್ರಕರಣದಲ್ಲಿ ವೀರಪ್ಪನ್ ಮತ್ತು ಅವರ ಸಹಚರರಾದ ಸೇತುಕುಲಿ ಗೋವಿಂದನ್, ಚಂದ್ರಗೌಡ, ಮಲ್ಲು, ರಮೇಶ್, ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸ್ವಾಮಿ, ಕಲ್ಮಂಡಿ ರಾಮನ್, ಮಾರನ್, ಸೆಲ್ವನ್, ಅಮೃತಲಿಂಗಂ ಮತ್ತು ನಾಗರಾಜ್ ವಿರುದ್ಧ ತಾಳವಾಡಿ ■ 6ನೇ ಪುಟಕ್ಕೆ

ಟಿ.ನರಸೀಪುರದ ಕೆಎಸ್‌ಐಸಿ ಫಿಲೇಚರ್ ಕಾರ್ಖಾನೆ ಉಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಯದುವೀರ್ ಆಗ್ರಹ

● ಮೈಸೂರು ವಿಮಾನ ನಿಲ್ದಾಣದಲ್ಲಿ ಖುದ್ದು ಭೇಟಿ ಮಾಡಿ ಮನವಿ ಸಲ್ಲಿಕೆ ● 551 ಮಗ್ಗಗಳು, ಐತಿಹಾಸಿಕ ಘಟಕ ಸಂರಕ್ಷಿಸಲು ಒತ್ತಾಯ

ಮೈಸೂರು, ಫೆ.25– ಸಾಂಸ್ಕೃತಿಕ ನಗರಿ ಮೈಸೂರು ಇಂದಿಗೂ ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾಗಿದೆ. ಟಿ. ನರಸೀಪುರದಲ್ಲಿರುವ ಕೆಎಸ್‌ಐಸಿ ರೇಷ್ಮೆ ಕಾರ್ಖಾನೆಯ ಘಟಕವು ನೂರಾರು ಕಾರ್ಮಿಕರಿಗೆ ಜೀವನಾಡಿಯಾಗಿದೆ. ಈ ನಿಟ್ಟಿನಲ್ಲಿ ಅದನ್ನು ಉಳಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ■ 6ನೇ ಪುಟಕ್ಕೆ



ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್ ಮನವಿಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಡಾ.ಮಹದೇವಪ್ಪ ಬಿಜೆಪಿ ಮುಖಂಡ ಹಾಗೂ ವಕೀಲ ಅರುಣ್‌ಕುಮಾರ್ ಇದ್ದಾರೆ.

ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆಗೆ ಶೀಘ್ರ ಚಾಲನೆ

"ಮೈಸೂರಿನಲ್ಲಿರುವ ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು, ಭೂ ಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿಗಳಿಗೆ ವಿನಂತಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಇತರೆ ಕೆಲಸಗಳು ಬಹುತೇಕ ಪೂರ್ಣಗೊಂಡಿದೆ. ಇದರ ಬಗ್ಗೆ ಖಚಿತತೆ ದೊರೆತ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ. -ಯದುವೀರ್, ಸಂಸದರು.

ಹುಣಸೂರಲ್ಲಿ 'ಜನರೊಂದಿಗೆ ಜಾತ್ಯಾತೀತ ಜನತಾದಳ' ಸಮಾವೇಶ

ತಂಬಾಕು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ ಸಿಗುತ್ತೆ

● ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ● ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಹಣ 'ಗ್ಯಾರಂಟಿ'ಗೆ ನೀಡುವುದು ತರವೇ...!

ಹುಣಸೂರು, ಫೆ.25–ಶೀಘ್ರದಲ್ಲೇ ಮತ್ತೊಮ್ಮೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರೈತರ ನಿಯೋಗ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿಯಾಗಲು ಅಗತ್ಯ ಕ್ರಮ ಕೈಗೊಂಡು, ತಂಬಾಕು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ರೈತರು ಆತಂಕ ಪಡಬೇಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಯ ನೀಡಿದ್ದಾರೆ.

ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ 'ಜನರೊಂದಿಗೆ ಜಾತ್ಯಾತೀತ ಜನತಾದಳ' ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮೈಸೂರು ಮತ್ತು ಹಾಸನ ಜಿಲ್ಲೆಯ ಐದು ತಾಲೂಕುಗಳಲ್ಲಿ ತಂಬಾಕು ಬೆಳೆಯುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ತಂಬಾಕು ಬೆಲೆ ದಿಢೀರ್ ಕುಸಿತಗೊಂಡಿದೆ. ಈ ಹಿಂದಿನ ಸಾಲಿನಲ್ಲೂ ಇದೇ ಪರಿಸ್ಥಿತಿ ಎದುರಾದಾಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರೈತರ ನಿಯೋಗದೊಂದಿಗೆ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲಾಗಿತ್ತು. ಇದೀಗ ಮತ್ತೆ ಸಮಸ್ಯೆ ಭುಗಿಲೆದ್ದಿದ್ದು, ಮತ್ತೊಮ್ಮೆ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಇದು ನ್ಯಾಯವೇ?: ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರಿಗೆ ಸರಿಸಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಕಾಂಗ್ರೆಸ್ ಪಕ್ಷ, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿದ್ದು ನ್ಯಾಯವೇ ಎಂದು ನಿಖಿಲ್ ಪ್ರಶ್ನಿಸಿದರು. ಮುಖ್ಯಮಂತ್ರಿಯಾಗಿ ಉಳುವವನೇ ಭೂ ಒಡೆಯ ಕಾಯ್ದೆ ಜಾರಿಗೊಳಿಸಿದ ■ 6ನೇ ಪುಟಕ್ಕೆ

"ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ರೈತರ 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ 5 ವರ್ಷಕ್ಕೆ 1.20 ಲಕ್ಷ ರೂ.ಗಳನ್ನು ನೀಡುವುದನ್ನೇ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದು ರೈತಪರ ಆಡಳಿತ ನೀಡಲಿದ್ದಾರೆ.
-ಜಿ.ಡಿ.ಹರೀಶ್‌ಗೌಡ, ಶಾಸಕ.



ಕಾರ್ಯಕ್ರಮಕ್ಕೂ ಮುನ್ನಾ ಹುಣಸೂರಿನ ಅರಸು ಪುತ್ಥಳಿ ಬಳಿ ಅಭಿಮಾನಿಗಳು ಕ್ರೇನ್ ಮೂಲಕ ನೆಚ್ಚಿನ ನಾಯಕರಿಗೆ ಬಾರೀ ಗಾತ್ರದ ಕಿತ್ತಳೆ ಹಣ್ಣಿನ ಹಾರ ಹಾಕಿ, ಸಂಭ್ರಮಿಸಿದರು.

ಹುಣಸೂರಿನಲ್ಲೇ ರಾಜಕಾರಣ ಮಾಡ್ತೇನೆ...

2012ರಲ್ಲಿ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾದ ನಾನು 2023ರಲ್ಲಿ ಹುಣಸೂರು ಜನತೆಯ ಬೆಂಬಲದಿಂದ ಶಾಸಕನಾಗಿ ಆಯ್ಕೆಯಾಗಿ ರಾಜಕಾರಣದ ಮೊದಲ ಹೆಜ್ಜೆ ಇಟ್ಟಿದ್ದೇನೆ. ಮುಂಬರುವ 2028ರ ಚುನಾವಣೆಯನ್ನು ಹುಣಸೂರಿನಲ್ಲೇ ಎದುರಿಸುತ್ತೇನೆ ಎಂದು ಹರೀಶ್‌ಗೌಡ ಕ್ಷೇತ್ರ ಬದಲಾವಣೆಯ ಗೊಂದಲಕ್ಕೆ ತೆರೆ ಎಳೆದರು.

ಚುನಾವಣಾ ಕಾವು ಆರಂಭ

ನನ್ನ ಮತ್ತು ಶಾಸಕ ಜಿ.ಡಿ.ಹರೀಶ್‌ಗೌಡರ ಬಾಂಧವ್ಯ ರಾಜಕಾರಣವನ್ನೂ ಮೀರಿದ್ದು. ಹರೀಶ್‌ಗೌಡರ ನೇತೃತ್ವದಲ್ಲಿ ಹುಣಸೂರಿನಲ್ಲಿ ಪಕ್ಷದ ಈ ಕಾರ್ಯಕ್ರಮ ಅಭೂತಪೂರ್ವವಾಗಿ ನಡೆದಿದೆ. ಈ ಜನಸಾಗರ ನೋಡಿದರೆ ಚುನಾವಣಾ ಕಾವು ಹುಣಸೂರಿನಿಂದಲೇ ಆರಂಭಗೊಂಡಿದೆ ಎನ್ನಬಹುದು. ಮತದಾರ ಆಳುವ ಸರ್ಕಾರಕ್ಕೆ ಪಾಠ ಕಲಿಸಲು ಸಜ್ಜಾಗಿದ್ದಾನೆ. - ನಿಖಿಲ್ ಕುಮಾರಸ್ವಾಮಿ.

ಬೃಹತ್ ಬೈಕ್ ರ್‍ಯಾಲಿ

ತಾಲೂಕಿನ ಬಿಳಿಕೆರೆಯ ಹೊಸಲು ಮಾರಮ್ಮ ದೇಗುಲದ ಆವರಣದಿಂದ 1000ಕ್ಕೂ ಹೆಚ್ಚು ಯುವಕರು ಬೈಕ್ ರ್‍ಯಾಲಿ ಮೂಲಕ ನೆಚ್ಚಿನ ನಾಯಕರನ್ನು ಹುಣಸೂರಿಗೆ ಕರೆತಂದರು. ಹುಣಸೂರಿನ ಎಪಿಎಂಸಿ ವೃತ್ತದಲ್ಲಿ ಅರಸು ಪುತ್ಥಳಿಗೆ ನಿಖಿಲ್ ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದ ನಂತರ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಮಂಗಳೂರಿನ ಚಂಡೆ ವಾದನ, ಹುಲಿವೇಷಧಾರಿಗಳ ಕುಣಿತ, ಕರಗ, ಗಾರುಡಿ ಕುಣಿತ, ಚಿಲಿಪಿಲಿ ಕುಣಿತ, ವೀರಗಾಸೆ ಕುಣಿತ, ಭದ್ರಕಾಳಿ ಕುಣಿತ, ನಂದಿಕಂಬ, ಮಂಗಳವಾದ್ಯ ಸೇರಿದಂತೆ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, 800ಕ್ಕೂ ಹೆಚ್ಚು ಕಳಶ ಹೊತ್ತ ಮಹಿಳೆಯರ ದಂಡಿನೊಂದಿಗೆ ಮೆರವಣಿಗೆ ಮುನೇಶ್ವರ ಕಾವಲ್ ಮೈದಾನವನ್ನು ತಲುಪಿತು. ಅರಸು ಪುತ್ಥಳಿ ಬಳಿ ಅಭಿಮಾನಿಗಳು ಕ್ರೇನ್ ಮೂಲಕ ನೆಚ್ಚಿನ ನಾಯಕರಿಗೆ ಕಿತ್ತಳೆ ಹಣ್ಣಿನ ಬಾರೀ ಗಾತ್ರದ ಹಾರ ಹಾಕಿ ಸಂಭ್ರಮಿಸಿದರು.



ಮೈಸೂರು ಮಿತ್ರ

ಶ್ರೀ ಘನನೀಲ ಸಿದ್ದಪ್ಪಾಜಿ ದೇವಸ್ಥಾನದ ವಾರ್ಷಿಕೋತ್ಸವ, ಕಂಡಾಯ ಉತ್ಸವ



ಮೈಸೂರು, ಫೆ. 25– ಮೈಸೂರಿನ ಗಾಯತ್ರಿಪುರಂನ ವಿಶ್ವಕರ್ಮ ಕಾಲೋನಿಯಲ್ಲಿರುವ ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ, ಶ್ರೀ ದೊಡ್ಡಮ್ಮತಾಯಿ, ಶ್ರೀ ಚೆನ್ನಾಜಮ್ಮತಾಯಿ, ಶ್ರೀ ಘನನೀಲ ಸಿದ್ದಪ್ಪಾಜಿ ಹಾಗೂ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಶ್ರೀ ವರಮಹಾಲಕ್ಷ್ಮಿ ಅಮ್ಮನವರ 10ನೇ ವರ್ಷದ ವಾರ್ಷಿಕೋತ್ಸವ ಹಾಗೂ 22ನೇ ವರ್ಷದ ಕಂಡಾಯ ಉತ್ಸವ ಸಮಾರಂಭ ನಾಳೆ (ಫೆ.26) ಬೆಳಗ್ಗೆ 6ರಿಂದ 2.30ರವರೆಗೆ ನಡೆಯಲಿದೆ. ಇದರ ಅಂಗವಾಗಿ ಶ್ರೀ ಗಣಪತಿ ಪೂಜೆ, ಪುಣ್ಯಾಹವಾಚನ, ನವಗ್ರಹ ಪೂಜೆ, ಗಣಪತಿ ಹೋಮ, ಶ್ರೀ ಮಂಟೇಸ್ವಾಮಿ ಹೋಮ, ಶ್ರೀ ರಾಚಪ್ಪಾಜಿ ಹೋಮ, ಶ್ರೀ ದೊಡ್ಡಮ್ಮತಾಯಿ ಹೋಮ, ಶ್ರೀ ಸಿದ್ದಪ್ಪಾಜಿಯವರ ಹೋಮ, ಶ್ರೀ ಚೆನ್ನಾಜಮ್ಮನವರ ಹೋಮ, ನೂತನ ಬಸವಪ್ಪನವರಿಗೆ ಲಿಂಗಧಾರಣೆ, ಮಹೋತ್ಸವ, ಪೂರ್ಣಾಹುತಿ, ದೇವರಿಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

ಸಂಜೆ 5.30ಕ್ಕೆ ಆಲ್ದೂರು ಆನಂದ್ ವೀರಗಾಸೆ ಕಲಾತಂಡದವರೊಂದಿಗೆ ಹುಲಿಂಯಮ್ಮ ದೇವಸ್ಥಾನದಿಂದ ಕಂಡಾಯ ಮೆರವಣಿಗೆ ಹೊರಟು ನಂತರ ದೇವಸ್ಥಾನಕ್ಕೆ ಆಗಮಿಸಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಬದನಾಳು ಶ್ರೀ ಶಿವಕುಮಾರ ಶಾಸ್ತ್ರಿ ಮತ್ತು ಕಲಾವೃಂದದವರಿಂದ ಫೆ.27ರಂದು ಮಧ್ಯಾಹ್ನ 12.30ಕ್ಕೆ ಶ್ರೀ ಮಂಟೇಸ್ವಾಮಿಯವರ ಚರಿತ್ರೆ ಏರ್ಪಡಿಸಲಾಗಿದೆ.


ಪಡುವಾರಹಳ್ಳಿ ಮಾರಿಗುಡಿಗೆ ಸಂಸದ ಯದುವೀರ್ ಭೇಟಿ



ಮೈಸೂರು ಪಡುವಾರಹಳ್ಳಿಯ ಜೋಡಿ ಮಾರಮ್ಮ ಹಬ್ಬದ ಅಂಗವಾಗಿ ಸಂಸದ ಯದುವೀರ್ ಒಡೆಯರ್, ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಭೈರಪ್ಪ, ಮಹದೇವಸ್ವಾಮಿ, ರಾಮಣ್ಣ, ಸಿ.ಡಿ.ಕುಮಾರ್, ಸೋಮಣ್ಣ ಮತ್ತಿತರರಿದ್ದರು.

ಪ್ರತಿಭೆ ಎಂದರೆ ಕೇವಲ ಅಂಕ ಗಳಿಕೆಯಲ್ಲ

ಶಾಲಾ ವಾರ್ಷಿಕೋತ್ಸವದಲ್ಲಿ ಡಾ.ಭರತ್ ರಾಜ್ ಬಿ. ಆಶಯ



ಮೈಸೂರಿನ 'ಫ್ಯೂಚರ್ ಪ್ರೈಡ್ ಶಾಲೆ'ಯ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ.

ಮೈಸೂರು, ಫೆ. 25–ಮೈಸೂರಿನ 'ಫ್ಯೂಚರ್ ಪ್ರೈಡ್ ಶಾಲೆ'ಯ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿ ಡಾ. ಭರತ್‌ರಾಜ್ ಬಿ. ಮಕ್ಕಳ ಪ್ರತಿಭೆ ಮತ್ತು ಪೋಷಕರ ಜವಾಬ್ದಾರಿಯ ಕುರಿತು ಮಾರ್ಮಿಕವಾಗಿ ಮಾತನಾಡಿದರು.

ಪ್ರತಿಭೆ ಎನ್ನುವುದು ಕೇವಲ ಅಂಕ ಪಟ್ಟಿಗೆ ಸೀಮಿತವಲ್ಲ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪೋಷಕರು ಮಕ್ಕಳನ್ನು ಕೇವಲ ಅಂಕ ಗಳಿಸುವ ಯಂತ್ರಗಳನ್ನಾಗಿ ನೋಡುತ್ತಿರುವುದು ವಿಷಾದನೀಯ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿಯೊಂದು ಮಗುವೂ ವಿಶಿಷ್ಟ ಸಾಮರ್ಥ್ಯದೊಂದಿಗೆ ಜನಿಸುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರ ಆದ್ಯ ಕರ್ತವ್ಯ ಎಂದರು. ಎ.ಎಸ್.ಚನ್ನಬಸಪ್ಪ, ಡಾ. ಮಂಜುನಾಥ್ ಎಸ್.ಗೌಡ ಮತ್ತಿತರರು ಉಪಸ್ಥಿತರಿದ್ದರು.

ಭಗೀರಥ ವಿದ್ಯಾಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು,ಫೆ.25(ಜಿಎ)–ಮೈಸೂರು ಜಿಲ್ಲಾ ಉಪ್ಪಾರ ನೌಕರರ ಮತ್ತು ವೃತ್ತಿಪರರ ಸಂಘದಿಂದ ಕಳೆದ ಸಾಲಿನ ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿರುವ ಸಮುದಾಯದ ವಿದ್ಯಾರ್ಥಿಗಳಿಗೆ ಭಗೀರಥ ವಿದ್ಯಾಶ್ರೀ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬೇಕೆಂದು ಸಂಘದ ಅಧ್ಯಕ್ಷ ಜಿ.ರಾಮಚಂದ್ರ ಮನವಿ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪರೀಕ್ಷೆಯಲ್ಲಿ ಶೇ.80, ಸೀನಿಯರ್ ಸೆಕೆಂಡರಿಯಲ್ಲಿ (12ನೇ ತರಗತಿ) ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದವರು ಮಾ.10ಕ್ಕೂ ಮುನ್ನ ಮೈಸೂರು, ಮಂಡ್ಯ, ಕೊಡಗು ಜಿಲ್ಲೆಯವರಾಗಿದ್ದರೆ ಮೈಸೂರಿನ ಜಿಲ್ಲೆಯವರು ಜಯನಗರದಲ್ಲಿರುವ ಲಿಂಗಣ್ಣ, ದೂ. 9980906469, ಚಾಮರಾಜನಗರ ಜಿಲ್ಲೆಯವರಾಗಿದ್ದರೆ ಅಲ್ಲಿನ ಜಯಕುಮಾರ್, ದೂ. 9886371687, ಅವರಿಗೆ ಅರ್ಜಿ ಸಲ್ಲಿಸಲು ಹಾಗೂ ಮಾಹಿತಿಗೆ ಸಂಪರ್ಕಿಸಿ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಡಾ.ಎಂ.ಗೋವಿಂದರಾಜು, ಜೆ.ಕೃಷ್ಣ, ಸೋಮಣ್ಣ, ಎಸ್.ಮಹದೇವು, ಮಲ್ಲಶೆಟ್ಟಿ ಉಪಸ್ಥಿತರಿದ್ದರು.

ಫೆ.28ಕ್ಕೆ ವಚನಾಸ್ ಆಫ್ ಅಲ್ಲಮಪ್ರಭು–ಕಾಮೆಂಟರಿ ಕೃತಿ ಲೋಕಾರ್ಪಣೆ

ಮೈಸೂರು,ಫೆ.25–ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಅಲ್ಲಮಪ್ರಭುದೇವರ ವಚನ–ನಿರ್ವಚನ ಕೃತಿಯ ಭಾಷಾಂತರ 'ವಚನಾಸ್ ಆಫ್ ಅಲ್ಲಮಪ್ರಭು–ಕಾಮೆಂಟರಿ ಸಂಪುಟ 1 ಮತ್ತು 2' ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಫೆ.28ರಂದು ಬೆಳಗ್ಗೆ 10.30ಕ್ಕೆ ಜಯನಗರದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಮುಚ್ಚಯದಲ್ಲಿರುವ ಶ್ರೀ ಶಿವರಾತ್ರೀಶ್ವರ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮವು ನಡೆಯಲಿದೆ. ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಶ್ರೀ ಬಸವಲಿಂಗ ಸ್ವಾಮಿಗಳು ಉಪಸ್ಥಿತರಿರಲಿದ್ದಾರೆ. ನ್ಯಾಯಾಧೀಶ ದೀಕ್ಷಿತ್ ಕೃಷ್ಣ ಶ್ರೀಪಾದ್ ಕೃತಿ ಬಿಡುಗಡೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದು, ಎಂ.ಬಿ.ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಗೊ.ರು. ಚನ್ನಬಸಪ್ಪ, ಡಿ.ಆರ್.ಪಾಟೀಲ್, ಡಾ. ಸಿ.ಸೋಮಶೇಖರ್, ಸಿ.ಎಸ್. ಷಡಾಕ್ಷರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಿಧನ



ಕೆ.ಶಿವಕುಮಾರ್

ಮೈಸೂರು: ಮೂಲತಃ ಪಾಂಡವಪುರ ತಾಲೂಕಿನ ಕದಲಗೆರೆ ಗ್ರಾಮದ ಮೈಸೂರು ದೇವಯ್ಯನಹುಂಡಿ ಬಡಾವಣೆ ನಿವಾಸಿ, ನಿವೃತ್ತ ಶಿಕ್ಷಕ ಕೆ.ಶಿವಕುಮಾರ್ (68) ಬುಧವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ ಪ್ರೇಮ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಫೆ.26) ಬೆಳಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜರ ಪರಿಸರ ಪೂರಕ ಜ್ಞಾನದಿಂದ ಮೈಸೂರು ವ್ಯವಸ್ಥಿತವಾಗಿ ನಿರ್ಮಾಣ

ಮೈಸೂರು ವಿವಿ ಕುಲಸಚಿವ(ಪರೀಕ್ಷಾಂಗ) ಪ್ರೊ.ಎನ್.ನಾಗರಾಜ ಅಭಿಮತ



ಮೈಸೂರು ವಿವಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ವಿಭಾಗದಲ್ಲಿ ಆಯೋಜಿಸಿದ್ದ 'ಸುಸ್ಥಿರ ಹವಾಮಾನದೊಂದಿಗೆ ನಗರಾಭಿವೃದ್ಧಿ' ಕುರಿತ ಕಾರ್ಯಾಗಾರವನ್ನು ಕುಲಸಚಿವ(ಪರೀಕ್ಷಾಂಗ) ಪ್ರೊ.ನಾಗರಾಜ ಉದ್ಘಾಟಿಸಿದರು. ಈ ವೇಳೆ ನಿಧಿ ಭಟ್ನಾಗರ್, ಪ್ರೊ.ನಾಗೇಂದ್ರ ಪ್ರೊ.ಕುಮಾರ, ಡಾ.ಯಶಸ್ವಿನಿ ಇನ್ನಿತರರಿದ್ದರು.

ಮೈಸೂರು, ಫೆ.25(ಎಂಕೆ)– ನಿವೃತ್ತರ ಪಾಲಿಗೆ ಪ್ಯಾರಡೈಸ್(ಸ್ವರ್ಗ) ಆಗಿರುವ ಮೈಸೂರು ನಗರ, ಸುಸ್ಥಿರ ಹವಾಮಾನದ ಜೊತೆಗೆ ವ್ಯವಸ್ಥಿತ ಯೋಜನೆಯೊಂದಿಗೆ ನಿರ್ಮಾಣಗೊಂಡಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ(ಪರೀಕ್ಷಾಂಗ) ಪ್ರೊ.ಎನ್.ನಾಗರಾಜ ತಿಳಿಸಿದರು.

ಮೈಸೂರು ವಿವಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ವಿಭಾಗದ ಸಭಾಂಗಣದಲ್ಲಿ ಆಯೋಜಿಸಿದ್ದ 'ಸುಸ್ಥಿರ ಹವಾಮಾನದೊಂದಿಗೆ ನಗರಾಭಿವೃದ್ಧಿ' ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬಹುದಾದ ಸ್ವಚ್ಛ ನಗರಗಳಲ್ಲಿ ಮೈಸೂರು ಒಂದಾಗಿದೆ ಎಂದರು.

ಮೈಸೂರು ಒಡೆಯರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸಿದ್ದಾರೆ. ವಿಶಾಲ ರಸ್ತೆಗಳು, ರಸ್ತೆ ಮಧ್ಯದಲ್ಲಿ ಸಾಕಷ್ಟು ಸ್ಥಳಾವಕಾಶ ಕಲ್ಪಿಸಿ ಅಲ್ಲಿಯೂ ಮರಗಳು, ಪ್ರತ್ಯೇಕ ಸ್ಥಳಗಳಲ್ಲಿ ಆಡಳಿತ ಸಂಕೀರ್ಣ, ಮಾರುಕಟ್ಟೆ, ಬಸ್ ನಿಲ್ದಾಣ ಎಲ್ಲವೂ ಅತ್ಯಂತ ವ್ಯವಸ್ಥಿತವಾಗಿ ನಿರ್ಮಾಣವಾಗಿವೆ. ಮೈಸೂರು ರಚನೆಯ ಬಗ್ಗೆಯೇ ಒಂದು ಅಧ್ಯಯನ ನಡೆಸಬಹುದು ಎಂದು ತಿಳಿಸಿದರು.

ಹಾಗೆಯೇ ಮಾನಸಗಂಗೋತ್ರಿಯ ಕ್ಯಾಂಪಸ್ ಕೂಡ ಯೋಜಿತವಾಗಿ ರೂಪುಗೊಂಡಿದೆ. ಕಾಂಕ್ರೀಟ್ ಕಟ್ಟಡಗಳ ನಡುವೆಯೂ ಹಸಿರುಮಯವಾಗಿದೆ. ಮುಖ್ಯವಾಗಿ ಜಯಲಕ್ಷ್ಮಿ ವಿಲಾಸ ಅರಮನೆ ಗಂಗೋತ್ರಿ ಕ್ಯಾಂಪಸ್‌ಗೆ ಕಳಸಪ್ರಾಯವಾಗಿದ್ದು, ವಿದ್ಯಾರ್ಥಿಗಳು ಒಮ್ಮೆಯಾದರೂ ವೀಕ್ಷಣೆ ಮಾಡಬೇಕು. ಎಷ್ಟೇ ಬಿಸಿಲಿದ್ದರೂ ಅರಮನೆಯೊಳಗೆ ತಂಪಾದ ಹಿತಕರ ವಾತಾವರಣವಿದೆ. ಹಾಗಾಗಿ ಜಯಲಕ್ಷ್ಮಿ ವಿಲಾಸ ಅರಮನೆಯನ್ನು ಸಂರಕ್ಷಣೆ ಮಾಡುವುದಕ್ಕಾಗಿಯೇ ಕೋಟ್ಯಾಂತರ ರೂ.ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಂತ ಕಲ್ಪನೆ ರೂಪಿಸಿ: ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ವಿದ್ಯಾರ್ಥಿಗಳು ಸ್ವಂತ ಕಲ್ಪನೆಗಳಿಗೆ ಆದ್ಯತೆ ನೀಡಬೇಕು. ತಮ್ಮದೆ ಪರಿಕಲ್ಪನೆಯ ನಿರ್ಮಾಣಗಳನ್ನು ರೂಪಿಸಿ, ಸಮಾಜಕ್ಕೆ ಕೊಡುಗೆ ನೀಡಬೇಕು. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಯೋಜನೆಗಳನ್ನು ಸಿದ್ದಪಡಿಸಿ, ಪ್ರಸ್ತುತಪಡಿಸುವ ಮೂಲಕ ಉತ್ತಮ ನಗರ, ಉತ್ತಮ ರಾಜ್ಯ ಹಾಗೂ ಅತ್ಯುತ್ತಮ ದೇಶವನ್ನು ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

ಬಳಿಕ ಆರ್ಕಿಟೆಕ್ಚರ್ ಮತ್ತು ಹರ್ಬನ್ ಡಿಸೈನರ್ ನಿಧಿ ಭಟ್ನಾಗರ್ ಉಪನ್ಯಾಸ ನೀಡಿದರು. ಮೈಸೂರು ವಿವಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ ವಿಭಾಗದ ಮುಖ್ಯಸ್ಥ ಪ್ರೊ.ಹೆಚ್.ಎನ್. ನಾಗೇಂದ್ರ, ಪ್ರೊ.ಹೆಚ್.ಎಸ್.ಕುಮಾರ, ಡಾ.ಎಸ್.ಯಶಸ್ವಿನಿ, ಡಾ.ಪ್ರಮೋದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಒಳ ಮೀಸಲಾತಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಮಾ.4 ಬೆಂಗಳೂರು ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆಯೇ ಪ್ರತಿಭಟನೆ

ಮೈಸೂರು,ಫೆ.25(ಜಿಎ)–ಒಳ ಮೀಸಲಾತಿಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಮಾ.4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಮುಂಭಾಗ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.4ರಂದು ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತೇವೆ. ಹಾಗೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಭೂ ರಹಿತ ಬಡವರಿಗೆ ಕೂಡಲೇ ಸಾಗುವಳಿ ಹಕ್ಕು ಪತ್ರ ಹಾಗೂ ಅವಕಾಶ ವಂಚಿತರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು. ಒಳಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ನಡೆಸಿರುವ ಅವೈಜ್ಞಾನಿಕ ರೋಸ್ಟರ್ ಬಿಂದುವಿನಿಂದಾಗಿ ನೇಮಕಾತಿಗಳಲ್ಲಿ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಸರಿಪಡಿಸಿ ಉಪಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಹಾಗೂ ಅಲೆಮಾರಿ ಸಮುದಾಯ ಮತ್ತು ಪೌರ ಕಾರ್ಮಿಕ ವರ್ಗಕ್ಕೆ ಪ್ರತ್ಯೇಕವಾಗಿ ಮೀಸಲಾತಿ ನಿಗದಿಪಡಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಹಣವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು, 45 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆ ಇನ್ನಿತರ ಕಾರ್ಯಗಳಿಗೆ ಬಳಕೆ ಮಾಡಿದ್ದು, ಕೂಡಲೇ ವಾಪಸ್ ನೀಡಬೇಕು. ಯೋಜನೆ ಮೂಲ ಉದ್ದೇಶಕ್ಕೆ ಮಾತ್ರ ಬಳಸುವಂತಾಗಬೇಕಿದ್ದು, ಕಾಂತ್ರೆ ದುರುಪಯೋಗವಾದಲ್ಲಿ, ಕ್ರಿಮಿನಲ್ ಮೊಕದ್ದಮೆ ಜರುಗಿಸಬೇಕು ಎಂದರು.

ಎಸ್‌ಸಿ, ಎಸ್‌ಟಿ ಸಮುದಾಯದ ಆದಾಯ ಮಿತಿಯನ್ನು 2.5 ಲಕ್ಷದಿಂದ 15 ಲಕ್ಷಕ್ಕೆ ಏರಿಕೆ ಮಾಡಬೇಕು. ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಹುದ್ದೆಗಳಿಗೆ ಖಾಯಂ ಪ್ರಾಧ್ಯಾಪಕರನ್ನು ನೇಮಕಗೊಳಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರನ್ನು ಒದಗಿಸಬೇಕು ಹಾಗೂ ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಬೇಕೆಂಬ ಇತ್ಯಾದಿ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ರಾಜಶೇಖರ್ ಕೋಟೆ, ತಳೂರು ಪ್ರಸನ್ನ, ಎಸ್.ಆರ್.ಎಸ್. ಮಂಜು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವ...



ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯ ಶ್ರೀ ಮಹಾಲಕ್ಷ್ಮಿ ಕೊಲ್ಲಾಪುರದಮ್ಮ ದೇವಸ್ಥಾನದ ವಾರ್ಷಿಕೋತ್ಸವ, ಜಾತ್ರಾ ಮಹೋತ್ಸವದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಭಾಗವಹಿಸಿದ್ದರು. ಈ ವೇಳೆ ದೇವಸ್ಥಾನದ ಸಮಿತಿಯ ಅಧ್ಯಕ್ಷ ನಾಗರಾಜು (ಎಲ್‌ಐಸಿ), ಕಾರ್ಯದರ್ಶಿ ವಿಶ್ವನಾಥ್ (ವಿಶ್ವ), ಖಜಾಂಚಿ ಕೃಷ್ಣಮೂರ್ತಿ, ನಾಗರಾಜು, ರಾಮೇಗೌಡ, ರಮೇಶ್ ರಾಮಪ್ಪ, ಮನು, ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಆಸ್ಪತ್ರೆಗೆಂದು ಹೋದ ವ್ಯಕ್ತಿ ನಾಪತ್ತೆ



ಮೈಸೂರು, ಫೆ.25–ಮೈಸೂರಿನ ಎನ್.ಆರ್.ಮೊಹಲ್ಲಾ, ಗಣೇಶ್‌ನಗರ ಬಿ.ಬ್ಲಾಕ್ ನಿವಾಸಿ ಮಾಗಿಮಾನಾಥನ್ ಆಂಥೋಣಿ ಆಸ್ಪತ್ರೆಗೆಂದು ಫೆ.23ರಂದು ಸಂಜೆ ಮನೆಯಿಂದ ಹೊರಹೋದವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಾಗಿಮಾನಾಥನ್ ಆಂಥೋಣಿ ವಯಸ್ಸು 53 ವರ್ಷ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಮೀಸೆ ಬಿಟ್ಟಿದ್ದು, ಕಪ್ಪು ಬಣ್ಣದ ತಲೆಗೂದಲು, ಹಿಂದೆ ಬೋಳು ತಲೆ ಉಳ್ಳವರಾಗಿದ್ದು, ಕನ್ನಡ, ತಮಿಳು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ವೇಳೆ ಹಸಿರು ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಖಾಕಿ ಬಣ್ಣದ ಚಪ್ಪಲಿ ಧರಿಸಿರುತ್ತಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ದೇವರಾಜ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0821–2418306, 2418100 ಮೂಲಕ ಮಾಹಿತಿ ನೀಡುವಂತೆ ಪ್ರಕಟಣೆ ಕೋರಿದೆ.

ಮೈಸೂರು ವಿವಿ ವಿಜ್ಞಾನ ಭವನದಲ್ಲಿ ವಿಚಾರ ಸಂಕಿರಣ



ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ.ಸವಿತಾ ಉದ್ಘಾಟಿಸಿದರು.

ಮೈಸೂರು,ಫೆ.25(ಜಿಎ)–ಮೈಸೂರು ವಿಶ್ವವಿದ್ಯಾನಿಲಯದ ಭೂಗೋಳಶಾಸ್ತ್ರ ಅಧ್ಯಯನ ವಿಭಾಗ ಮತ್ತು ಭೂಮಾಹಿತಿ ತಂತ್ರಜ್ಞಾನ ಕೇಂದ್ರದ ವತಿಯಿಂದ 'ಯುವಜನರು ಮತ್ತು ರಾಷ್ಟ್ರೀಯ ಏಕೀಕರಣ' ವಿಷಯ ಕುರಿತು ವಿಜ್ಞಾನ ಭವನದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

ಭಾರತದ ಮೂರನೇ ರಾಷ್ಟ್ರಪತಿಗಳಾದ ಡಾ.ಜಾಕೀರ್ ಹುಸೇನ್ ಅವರ ಸ್ಮರಣಾರ್ಥ ವಿಶೇಷ ವಿಚಾರ ಸಂಕಿರಣ ಆಯೋಜಿಸಿ, ಶಿಕ್ಷಣ, ಸಾಂಸ್ಕೃತಿಕ ಅಸ್ತಿತ್ವ ಮತ್ತು ರಾಷ್ಟ್ರೀಯ ಏಕತೆಗಾಗಿ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ. ಸವಿತಾ ಉದ್ಘಾಟಿಸಿ ಮಾತನಾಡಿ, ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಎಲ್ಲಾ ವಿಭಾಗಗಳು ವಿವಿಧ ಮಹನೀಯರ ಸ್ಮರಿಸಿ ವಿಚಾರ ಸಂಕಿರಣಗಳು ಮತ್ತು ಉಪನ್ಯಾಸಗಳನ್ನು ಆಯೋಜಿಸುವ

ವಿದ್ಯಾರ್ಥಿಗಳಲ್ಲಿ ಮಹನೀಯರ ಜೀವನ, ತತ್ವ ಪರಿಚಯಿಸಲು ಕರೆ

ಮೂಲಕ ವಿದ್ಯಾರ್ಥಿಗಳಿಗೆ ಮಹನೀಯರ ಜೀವನ ಮತ್ತು ತತ್ವಗಳನ್ನು ಪರಿಚಯಿಸಬೇಕೆಂದು ಕರೆ ನೀಡಿದರು.

ಯೆನೆಪೋಯ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ. ಸಯ್ಯದ್ ಅಖೀಲ್ ಅಹ್ಮದ್ ಮಾತನಾಡಿ, ರಾಷ್ಟ್ರದ ಬಲಿಷ್ಠತೆಗೆ ಏಕತೆ, ಶಿಕ್ಷಣ, ಮೌಲ್ಯಗಳು ಮತ್ತು ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆ ಅನಿವಾರ್ಯ. ರಾಷ್ಟ್ರ ನಿರ್ಮಾಣದಲ್ಲಿ ಯುವಜನರಿಗೆ ಜವಾಬ್ದಾರಿಯುತ ಪ್ರಮುಖ ಪಾತ್ರವಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾಗಿ ಗಾಂಧಿ ಅಧ್ಯಯನ ಕೇಂದ್ರ ಮಾಜಿ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಡಾ.ಹೆಚ್.ಎನ್.ವಿಶ್ವನಾಥ್, ಗಾಂಧೀಯ ತತ್ವಗಳು, ರಾಷ್ಟ್ರೀಯ ಮೌಲ್ಯಗಳು ಹಾಗೂ ವೈವಿಧ್ಯಮಯ ಸಮಾಜದಲ್ಲಿ ಏಕತೆ ಬಲಪಡಿಸುವಲ್ಲಿ ಶಿಕ್ಷಣದ ಮಹತ್ವ ಕುರಿತು ವಿವರಿಸಿದರು.

ಕೈಗಾರಿಕೋದ್ಯಮಿ ಹಾಗೂ ರೋಟರಿ ಮೈಸೂರು ಮಾಜಿ ಜಿಲ್ಲಾ ಗವರ್ನರ್ ಹೆಚ್.ಆರ್.ಕೇಶವ್, ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ. ಬಿ.ಚಂದ್ರಶೇಖರ, ಭೂಮಾಹಿತಿ ತಂತ್ರಜ್ಞಾನ ಕೇಂದ್ರದ ಕೋರ್ಸ್ ಸಂಯೋಜಕರಾದ ಪ್ರೊ.ಪಿ. ಜಯಶ್ರೀ ಇನ್ನಿತರರು ಉಪಸ್ಥಿತರಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...




ಇಂದಿನ ಪಂಚಾಂಗ

26.2.2026 ಗುರುವಾರ, ಮಳೆ ನಕ್ಷತ್ರ: ಶತಭಿಷ 19.02.2026 ರಿಂದ 03.03.2026
ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ,
ತಿಥಿ: ದಶಮಿ, ನಕ್ಷತ್ರ: ಮೃಗಶಿರ, ರಾಹುಕಾಲ: ಮಧ್ಯಾಹ್ನ 1.30 ರಿಂದ 3 ಗಂಟೆಯವರೆಗೆ

- **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಕೊಲೆಸ್ಟ್ರಾಲ್, ಪಾರ್ಕಿನ್ ಸನ್ಸ್, ಮೈಗ್ರೇನ್ ಹಾಗೂ ಕಣ್ಣು–ಮೂಗಿನ ಅಲರ್ಜಿ ಕುರಿತು ಚಿಕಿತ್ಸಾ ಶಿಬಿರ, ಸ್ಥಳ: ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಆಲನಹಳ್ಳಿ, ಬೆಳಗ್ಗೆ 9 ರಿಂದ.
- **ಕಾವೇರಿ ಆಯುರ್ವೇದ ಆಸ್ಪತ್ರೆ:** ಬಿಳಿಮುಟ್ಟು, ಯಾವುದೇ ವಿಧವಾದ ತ್ವಚೆಯ ಸಮಸ್ಯೆ ಬಗ್ಗೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ, ಸ್ಥಳ: ಕಾವೇರಿ ಆಯುರ್ವೇದ ಆಸ್ಪತ್ರೆ, ದೇವೇಗೌಡ ಸರ್ಕಲ್ ಹತ್ತಿರ, ಕೆಬಿಎಲ್ ಲೇಔಟ್, ಬೆಳಗ್ಗೆ 10 ಗಂಟೆಗೆ
- **ಶಾರದಾ ವಿಲಾಸ ಫಾರ್ಮಸಿ ಕಾಲೇಜು :** ವಾರ್ಷಿಕ ಕ್ರೀಡಾಕೂಟ, ಮುಖ್ಯ ಅತಿಥಿಗಳು : ರೋಟರಿ ಮೈಸೂರು ಅಧ್ಯಕ್ಷ ಡಿ. ರವಿಶಂಕರ್, ಶಾರದಾ ವಿಲಾಸ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಆರ್. ದಿನೇಶ್, ಖೋ ಖೋ ಆಟಗಾರ ಎಂ.ಎನ್. ಬಸವರಾಜ್, ಅಧ್ಯಕ್ಷತೆ : ಕಾಲೇಜು ಪ್ರಿನ್ಸಿಪಾಲ್ ಡಾ. ಹನುಮಂತಾಚಾರ್ ಜೋಶಿ, ಸ್ಥಳ: ಶಾರದಾ ವಿಲಾಸ ಕಾಲೇಜು ಮೈದಾನ, ಬೆಳಗ್ಗೆ 10ಕ್ಕೆ.
- **ಮೈಸೂರು ವಿಶ್ವವಿದ್ಯಾನಿಲಯ, ಸೆಂಟರ್ ಫಾರ್ ಸ್ಟಡಿ ಆಫ್ ಸೋಷಿಯಲ್ ಇನ್‌ಕ್ಲೂಸನ್, ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗ :** ಸಮಗ್ರ ಬೆಳವಣಿಗೆಗೆ ಕೌಶಲ್ಯ ಅಭಿವೃದ್ಧಿ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ, ಉದ್ಘಾಟನೆ: ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ ಕುಲಪತಿ ಪ್ರೊ.ವಿಶ್ವನಾಥ, ಅಧ್ಯಕ್ಷತೆ: ಮೈಸೂರು ವಿವಿ ಕುಲಸಚಿವೆ ಶ್ರೀಮತಿ ಎಂ.ಕೆ.ಸವಿತಾ, ಉಪಸ್ಥಿತರು: ಕೆ.ನಾರಾಯಣಮೂರ್ತಿ, ಡಾ.ಎಂ.ಮಹೇಶ್, ಡಾ.ವಿ.ಜಿ.ಸಿದ್ದರಾಜು, ಸ್ಥಳ: ವಿಜ್ಞಾನ ಭವನ ಸಭಾಂಗಣ, ಮಾನಸಗಂಗೋತ್ರಿ, ಬೆಳಗ್ಗೆ 10.30ಕ್ಕೆ.
- **ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಗೆಳತಿ ಮಹಿಳಾ ಮಂಡಳಿ :** ಸಮೇತನಹಳ್ಳಿ ಶ್ರೀಮತಿ ಪಂಕಜಾಕ್ಷಮ್ಮ ರಾಮರಾವ್ ದತ್ತಿ ಕಾರ್ಯಕ್ರಮ, ಉದ್ಘಾಟನೆ : ವಿದುಷಿ ಶ್ರೀಮತಿ ವಿಜಯಾ ಸುದರ್ಶನ್, ಅಧ್ಯಕ್ಷತೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಗಮಕ ವಾಚನ : ಶ್ರೀಮತಿ ವಿಜಯಾ ಸುದರ್ಶನ್, ಶ್ರೀಮತಿ ಅನ್ನಪೂರ್ಣ ನಾಗೇಂದ್ರ, ಗಮಕ ವ್ಯಾಖ್ಯಾನ : ಶ್ರೀಮತಿ ರೇವತಿ ರಾಮಸ್ವಾಮಿ, ಉಪಸ್ಥಿತರು : ಗೆಳತಿ ಮಹಿಳಾ ಮಂಡಳಿ ಅಧ್ಯಕ್ಷೆ ಶ್ರೀಮತಿ ವಿಜಯಾ ಪಾಟೀಲ್, ಸ್ಥಳ: ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಬಿಇಎಂಎಲ್ ಬಡಾವಣೆ, ಬೆಳಗ್ಗೆ 11ಕ್ಕೆ.
- **ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಧಾರ್ಮಿಕ ದತ್ತಿ ಇಲಾಖೆ :** ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯವರ ಬ್ರಹ್ಮೋತ್ಸವ, ಶ್ರೀ ಮದ್ದಿವ್ಯ ರಥಾರೋಹಣ ಮಹೋತ್ಸವ, ರಾತ್ರಿ ಶೇಷಾರೋಹಣ,

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ದೈಹಿಕ ದೀಕ್ಷೆ ಅರಿವಿನಿಂದ ಆರೋಗ್ಯದತ್ತ ಬಾನುಲಿ ಸರಣಿ ಕಾರ್ಯಕ್ರಮ, ಪ್ರಸ್ತುತಿ–ಡಾ.ಕುಲದೀಪ್.ಎನ್, 6.40 ಅರಿವಿನ ಶಿಖರ –ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ–ಎಸ್. ಸಂಗೀತಾ, ಎಂ. ಆರ್. ಸುಧಾ ಹಾಗೂ ಎಮ್. ಎ. ಶೋಭಾ, ವ್ಯಾಖ್ಯಾನ–ಡಾ. ಜಿ. ಆರ್. ತಿಪ್ಪೇಸ್ವಾಮಿ, 6.50 ರೈತರಿಗೆ ಸಲಹೆ, 7.15 ಹಸಿರು ಹೊನ್ನು, 8.30 ಕನ್ನಡ ಚಿತ್ರಗೀತೆಗಳು, 9.05 ಕ್ಯಾನ್ಸರ್ ಕುರಿತ ಮಿಥ್ಯೆಗಳು, ಪ್ರಾಯೋಜಕರು–ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಕರ್ನಾಟಕ ಛಾಪ್ಟರ್, 10.00 ಕರ್ನಾಟಕ ಶಾಸ್ತ್ರೀಯ ಸಂಗೀತ, ಟಿ.ಎನ್. ಶೇಷಗೋಪಾಲನ್–ಹಾಡುಗಾರಿಕೆ, 11.00 ಸುತ್ತಮುತ್ತ– ಪ್ರಸ್ತುತಿ–ಚಂದನಾ.ಸಿ, ನಿತಿನ್ ರಾಜಾರಾಂ ಶಾಸ್ತ್ರೀ **ಮಧ್ಯಾಹ್ನ:** 12.05 ವನಿತಾ ವಿಹಾರ, 12.35 ದೇವರನಾಮ, 12.45 ಚಿತ್ರಗೀತೆಗಳು, 1.00 ಪ್ರಗತಿ ಪಥ– ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಸರಣಿ, 1.20 ಭಾವಗೀತೆಗಳು, 1.30 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 2.40 ಕನ್ನಡ ಚಿತ್ರಗೀತೆಗಳು, 4.00 ಜನಪದ ಸಂಗೀತ, 4.30 ಕನ್ನಡ ಭಾರತಿ, 5.05 ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.30 ICC T20 ಪುರುಷರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ–ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವೆ ಚೆನ್ನೈನ ಎಂ. ಎ. ಚಿದಂಬರಂ ಕ್ರಿಡಾಂಗಣದಲ್ಲಿ ನಡೆಯುವ ಸೂಪರ್ 8 ಹಂತರ ಪಂದ್ಯದ ವೀಕ್ಷಕ ವಿವರಣೆ

ಸ್ಥಳ: ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಹಳೇ ಸಂತೇಪೇಟೆ.

- **ಅಭಿಯಂತರರು :** ರಾಷ್ಟ್ರೀಯ ರಂಗ ಉತ್ಸವ, ಒಡ್ಡೋಲಗ ರಂಗ ಪರ್ಯಟಣ ಉತ್ತರ ಕನ್ನಡ ತಂಡದಿಂದ ಶುನಶ್ಯೇಪ (ಕನ್ನಡ) ನಾಟಕ ಪ್ರದರ್ಶನ, ರಚನೆ : ನಿಸರ್ಗ ಪ್ರಿಯ, ನಿರ್ದೇಶನ : ಮಂಜುನಾಥ್ ಎಲ್. ಬಡಿಗೇರ್, ಸ್ಥಳ: ಕಿರು ರಂಗಮಂದಿರ, ಸಂಜೆ 7ಕ್ಕೆ
- **ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ :** ಈಶನಾ–2026, ಸಂಶೋಧನಾ ವಿಧಾನ ಮತ್ತು ಜೈವಿಕ ಅಂಕಿ ಅಂಶಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ, ಸಮಾರೋಪ ಭಾಷಣ : ಮೈಸೂರು ವಿವಿ ವಿಶ್ರಾಂತ ಕುಲಪತಿ ಡಾ.ಜಿ.ಹೇಮಂತಕುಮಾರ್, ಗೌರವ ಅತಿಥಿಗಳು: ಡಾ.ಬಿ.ಮಲ್ಲಿಕಾ, ಆಯುಷ್ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ. ಎನ್.ಎ. ಮೂರ್ತಿ, ವಿಶ್ರಾಂತ ಪ್ರಿನ್ಸಿಪಾಲ್ ಡಾ. ಅರುಣ, ಮಹಾರಾಜ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ಡಾ.ಎನ್.ವಿ.ಕೃಷ್ಣಮೂರ್ತಿ, ಹಿರಿಯ ವಿಜ್ಞಾನಿ ಡಾ.ಎ.ರಾಮಕೃಷ್ಣ, ಅಧ್ಯಕ್ಷತೆ: ಪ್ರಿನ್ಸಿಪಾಲ್ ಡಾ.ಶ್ರೀವತ್ಸ, ಸ್ಥಳ: ಸೆಮಿನಾರ್ ಹಾಲ್, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ, ಸಂಜೆ 4 ರಿಂದ.
- **ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್ :** ಇಂಡಿಯಾದ ಎನರ್ಜಿ ಸೆಕ್ಯೂರಿಟಿ, ವಿಕಸಿತ ಭಾರತದ ಕಡೆಗೆ ಮೆರವಣಿಗೆ, ಭಾಷಣಕಾರರು: ಹಾವೇರಿ ವಿವಿ ಕುಲಪತಿ ಡಾ.ಸುರೇಶ್ ಹೆಚ್.ಜಂಗಮಶೆಟ್ಟಿ, ಅಧ್ಯಕ್ಷತೆ: ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಹೆಚ್.ಎಸ್. ಸುರೇಶ್ ಬಾಬು, ಕಾರ್ಯದರ್ಶಿ ಎಂ.ಕೆ. ನಂಜಯ್ಯ, ಸ್ಥಳ: ಎಸ್.ಪಿ.ಭಟ್ ಹಾಲ್, ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣ, ಸಂಜೆ 6ಕ್ಕೆ
- **ಗಾನಭಾರತಿ:** ರಾಸವೃಂದ ಕಲಾವಿದರು ಸಮರ್ಪಿಸುವ ನೃತ್ಯ ಕಾರ್ಯಕ್ರಮ, ದಿವಂಗತ ಸರಸ್ವತಮ್ಮ ಮತ್ತು ಡಾ.ರಾಧಾ ನಂಜುಂಡಸ್ವಾಮಿ ಸ್ಮರಣಾರ್ಥ ಕಾರ್ಯಕ್ರಮ, ಭರತನಾಟ್ಯ ತ್ಯಾಗರಾಜರ ಪಂಚರತ್ನ, ನೃತ್ಯ ನಿರ್ದೇಶನ: ವಿದುಷಿ ನಂದಿನಿ ಈಶ್ವರ್ ಮತ್ತು ರೋಹಿತ ಈಶ್ವರ್, ಸಂಗೀತ ನಿರ್ದೇಶನ: ಡಾ.ಸುಕನ್ಯಾ ಪ್ರಭಾಕರ್, ಸ್ಥಳ: ಗಾನಭಾರತಿ ಸಭಾಂಗಣ, ಕುವೆಂಪುನಗರ, ಸಂಜೆ 6.30ಕ್ಕೆ.

ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯ
ಅಕ್ರಮ ರೆಸಾರ್ಟ್ ತೆರವಿಗೆ ಆಗ್ರಹಿಸಿ
ಕಬ್ಬು ಬೆಳೆಗಾರರ ಅರೆಬೆತ್ತಲೆ ಪ್ರತಿಭಟನೆ



ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್ ತೆರವಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಬಳಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಮೈಸೂರು,ಫೆ.25(ಎಂಟಿವೈ)– ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್ ತೆರವಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ನಾಗರಹೊಳೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಅಕ್ರಮ ರೆಸಾರ್ಟ್‌ಗಳಿಂದ ವನ್ಯಜೀವಿಗಳಿಗೆ ತೊಂದರೆಯಾಗುತ್ತಿದೆ. ಇವುಗಳ ತೆರವಿಗೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಕಳೆದ ಒಂದು ತಿಂಗಳ ಹಿಂದೆ ಅಕ್ರಮ ಕಟ್ಟಡ, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳನ್ನು ರೈತ ಮುಖಂಡರು ಮತ್ತು ಅಧಿಕಾರಿಗಳ ಜಂಟಿ ಸರ್ವೆ ಮೂಲಕ ಪತ್ತೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಒತ್ತಾಯಕ್ಕೆ ಮಣಿದ ಪ್ರಾದೇಶಿಕ ಆಯುಕ್ತರು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಿ 10 ದಿನಗಳೊಳಗೆ ಸಮರ್ಪಕ ವರದಿ ನೀಡುವಂತೆ ಸೂಚಿಸಿದ್ದರೂ, ಇನ್ನೂ ವರದಿ ನೀಡಿಲ್ಲ.

ಕೂಡಲೇ ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತನಿಖೆ, ವರದಿ ತಯಾರಿಕೆಯಲ್ಲಿ ರಾಜಕೀಯ ಹಸ್ತಕ್ಷೇಪವಿದ್ದರೆ ಸರ್ಕಾರಕ್ಕೆ ಪತ್ರ ಬರೆದು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದರು.

ಮೈಸೂರು, ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಸುಮಾರು 50,000ಕ್ಕೂ ಹೆಚ್ಚು ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ದೊರೆಯುತ್ತಿಲ್ಲ. ಅಕ್ರಮ ಸಕ್ರಮ ಜಾರಿಯಾಗಿಲ್ಲ. ಸರ್ಕಾರದ ಸೋಲಾರ್ ಯೋಜನೆ ಕೂಡ ಜಾರಿಯಾಗುತ್ತಿಲ್ಲ ಇದರಿಂದ ಕೃಷಿ ಚಟುವಟಿಕೆಗಳು ಸಾಕಷ್ಟು ಕುಂಠಿತವಾಗುತ್ತಿದೆ. ಅಲ್ಲದೆ ಈ ಭಾಗದ ಕೆರೆ ಕಟ್ಟೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವ ಯೋಜನೆಗೆ ಕ್ರಮವಹಿಸಿಲ್ಲ. ಹಾಲಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯಂತ್ರಗಳನ್ನು ಸ್ಥಗಿತಗೊಳಿಸಿದ್ದಾರೆ. ಬೇಸಿಗೆಯಲ್ಲಿ ಜಾನುವಾರುಗಳು ಮತ್ತು ಅಂತರ್ಜಲ ವೃದ್ಧಿಗಾಗಿ ಮಾಡಿರುವ ಯೋಜನೆಯನ್ನು ಅಧಿ ಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ಹೀಗಾಗಿ ಕೂಡಲೇ ಕೆರೆ–ಕಟ್ಟೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಮುಖಂಡರಾದ ಡಾ.ಗುರುಪ್ರಸಾದ್, ಕೆರೆಹುಂಡಿ ರಾಜಣ್ಣ, ಹಾಲಿನ ನಾಗರಾಜ್, ವಳಗೆರೆ ಗಣೇಶ್, ಅಂಡುವಿನಹಳ್ಳಿ ಎಚ್.ಎಸ್.ರಾಜು, ಮಾಡ್ರಳ್ಳಿ ಮಾದೇವಪ್ಪ, ಹಿರಿಕಾಟಿ ಚಿಕ್ಕಣ್ಣ, ಮಯೂರ್, ಮಹೇಂದ್ರ, ಸತೀಶ್, ಎಚ್.ಗುಂಡ್ಲಾ ಚಿದಂಬರ, ಮುದ್ದಳ್ಳಿ ಮಧು, ದೇವಿರಮ್ಮನಹಳ್ಳಿ ಹುಂಡಿ ನವೀನ, ಹೊನ್ನೇಗೌಡನಹಳ್ಳಿ ಮಹೇಶ್, ಮುಕಡಹಳ್ಳಿ ರಾಜು, ಪುಟ್ಟ ಮಲ್ಲೇಗೌಡ, ಮಹೇಶ್, ದೇವನೂರು ನಾಗೇಂದ್ರ, ಸ್ಯಾನಂಡರಳ್ಳಿ ಬಸವರಾಜು, ನಾಗರಾಜಪ್ಪ, ಊರ್ದಳ್ಳಿ ರಾಮಣ್ಣ, ಶ್ರೀಕಂಠ, ಮಾದೇವಪ್ಪ. ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಕ್ಕೆ ಆಗ್ರಹಿಸಿ
ರೈತ ಸಂಘಟನೆಗಳ ಕಾರ್ಯಕರ್ತರಿಂದ ಬೈಕ್ ರ‍್ಯಾಲಿ



ಸಫಾರಿ ಬಂದ್‌ಗೆ ಒತ್ತಾಯಿಸಿ ಮೈಸೂರು ಡಿಸಿ ಕಚೇರಿ ಬಳಿ ರೈತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು,ಫೆ.25(ಎಂಟಿವೈ)–ಕಾಡಂಚಿನ ಗ್ರಾಮಗಳ ರೈತರ ಹಿತರಕ್ಷಣೆಗಾಗಿ ಬಂಡೀಪುರ, ನಾಗರಹೊಳೆ ಅರಣ್ಯದಲ್ಲಿ ಸಫಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು.

ಮೈಸೂರಿನ ಗನ್‌ಹೌಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ರ‍್ಯಾಲಿ ನಡೆಸಿದ ನೂರಾರು ರೈತರು ಸಫಾರಿ ಪುನಾರಂಭ ಮಾಡದಂತೆ ಒತ್ತಾಯಿಸಿದರು.

ಅರಣ್ಯ ಇಲಾಖೆಯ ವರದಿಯಂತೆ ಕಾಡಿನ ಒಳಗೆ ಆನೆ, ಹುಲಿ, ಚಿರತೆ, ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಿದೆ. ಕಾಡಿನಲ್ಲಿ ಸ್ವೇಚ್ಛಾಚಾರವಾಗಿ ಓಡಾಡುತ್ತಿರುವ ಪ್ರಾಣಿಗಳು ಸಫಾರಿ ವಾಹನಗಳನ್ನು ಕಂಡು ಭೀತಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಾಡಿನಿಂದ ನಾಡಿಗೆ ಬಂದು ಕಾಡಂಚಿನ ರೈತರ ಬೆಳೆಗಳನ್ನು ನಾಶ ಮಾಡುವುದಲ್ಲದೆ ದಾಳಿ ಮಾಡಿ ಅವರ ಪ್ರಾಣ ಹಾನಿಗೂ ಕಾರಣವಾಗುತ್ತಿವೆ. ಇದರಿಂದ ಕಾಡಂಚಿನ ರೈತರು ವ್ಯವಸಾಯ ಮಾಡಲು ಭಯಭೀತರಾಗಿದ್ದಾರೆ. ಈಗಾಗಲೇ ನಾಲ್ವರು ರೈತರು ಹುಲಿ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಸಫಾರಿ ಸ್ಥಗಿತಗೊಂಡಿದ್ದರಿಂದ ಯಾವುದೇ ಪ್ರಾಣಿಗಳು ಹೊರಗೆ ಬಂದು ಪ್ರಾಣ ಹಾನಿ ಮಾಡಿಲ್ಲ. ಬೆಳೆ ನಷ್ಟವೂ ಆಗಿಲ್ಲ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಸಫಾರಿ ನಿಂತ ಮೇಲೆ ಕಾಡಿನ ಒಳಗೆ ಇರುವ ರೆಸಾರ್ಟ್ ಮಾಲೀಕರು ಸರ್ಕಾರದ ಮೇಲೆ ನಾನಾ ರೀತಿಯ ಒತ್ತಡ ಹೇರಿ ಮತ್ತೆ ಸಫಾರಿ ಆರಂಭಿಸಿದ್ದಾರೆ. ಸರ್ಕಾರ ತಾಂತ್ರಿಕ ಪರಿಣಿತರ ಸಮಿತಿ ರಚಿಸುವಾಗ ಕಾಡಂಚಿನ ರೈತರ ಪರವಾಗಿ ಸಮಸ್ಯೆ ಹೇಳಿಕೊಳ್ಳಲು ಯಾವ ರೈತ ಪ್ರತಿನಿಧಿಯೂ ಅದರಲ್ಲಿ ಇರಲಿಲ್ಲ. ಈ ಸಮಿತಿಯವರು ರೈತರ ಸಮಸ್ಯೆ ಕೇಳಿಲ್ಲ. ರೆಸಾರ್ಟ್ ಮಾಲೀಕರಿಗೆ ಅನುಕೂಲವಾಗುವ ರೀತಿ ವರದಿ ನೀಡಿದ್ದಾರೆ. ಸರ್ಕಾರವೂ ಇದನ್ನು ಪರಿಗಣಿಸಿ ಮತ್ತೆ ಸಫಾರಿಗೆ ಅನುಮತಿ ನೀಡಿದೆ. ಇದು ಸರಿಯಾದ ಕ್ರಮ ಅಲ್ಲ. ಕಾಡಿನ ಒಳಗೆ ಇರುವ ರೆಸಾರ್ಟ್ ಮಾಲೀಕರು ಪ್ರಭಾವಿಗಳಾಗಿರುವ ಕಾರಣ ಸರ್ಕಾರದ ಮೇಲೆ ಒತ್ತಡ ತಂದು ಸಫಾರಿ ಆರಂಭಿಸಿದ್ದಾರೆ. ನಗರ ಪ್ರದೇಶದಲ್ಲಿ ವಾಸ ಮಾಡುವ ಪ್ರಭಾವಿಗಳಿಗೆ ಯಾವ ಕಾಡು ಪ್ರಾಣಿಗಳ ಸಮಸ್ಯೆ ಇಲ್ಲ. ಆದರೆ ರೈತರ ಕಷ್ಟ ಅರಿಯದೆ ಮೋಜಿಗಾಗಿ, ಹಣ ಸಂಪಾದನೆಗೆ ಜನವಿರೋಧಿ ನೀತಿ ಜಾರಿಗೊಳಿಸಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಸಫಾರಿ ನಿಲ್ಲಿಸಬೇಕು. ಕಾಡಿನ ಒಳಗೆ ಇರುವ ರೆಸಾರ್ಟ್‌ಗಳನ್ನು ಮುಚ್ಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಜಯರಾಂ ವರಕೂಡು, ಕುರುಬೂರು ಸಿದ್ದೇಶ್, ವರಕೂಡು ನಾಗೇಶ್, ಲಕ್ಷ್ಮೀಪುರ ವೆಂಕಟೇಶ್, ಪ್ರದೀಪ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶತಾಯುಷಿ ಶ್ರೀ ಹಲಗಪ್ಪ ಗುರುಸಿದ್ದಪ್ಪನವರ 105ನೇ ವರ್ಧಂತಿ
ಶ್ರೀ ಗುರು ವಿದ್ಯಾವಿಕಾಸ ಸಂಸ್ಥೆಯಿಂದ ಕಾರ್ಯಕ್ರಮ ಆಯೋಜನೆ



ಶ್ರೀ ಗುರುವಿಕಾಸ ಸಂಸ್ಥೆಯಿಂದ ಶತಾಯುಷಿ ಶ್ರೀ ಹಲಗಪ್ಪನ ಗುರುಸಿದ್ದಪ್ಪನವರ 105ನೇ ವರ್ಷದ ವರ್ಧಂತಿ ಕಾರ್ಯಕ್ರಮ ನಡೆಯಿತು.

ಮೈಸೂರು: ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಸಂಸ್ಕಾರವನ್ನು ನೀಡಿದರೆ ಅದು ಮುಂದೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿತ್ವವುಳ್ಳ ಸಾಧಕರ ನಿರ್ಮಾಣಕ್ಕೆ ದಾರಿದೀಪವಾಗುತ್ತದೆ ಎಂದು ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ವಿಶೇಷ ಅಧಿಕಾರಿ ಡಾ.ಎಸ್.ಶಿವರಾಜಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರಿನ ಜೆ.ಪಿ.ನಗರದ ಕೊಪ್ಪಲೂರಿನಲ್ಲಿ ಶ್ರೀ ಗುರು ವಿದ್ಯಾವಿಕಾಸ ಸಂಸ್ಥೆಯಡಿ ಅದರ ಅಧ್ಯಕ್ಷರಾದ ಡಾ.ಸೋಮಶೇಖರ ಸ್ವಾಮಿಗಳ ತಂದೆಯವರಾದ ಶತಾಯುಷಿ ಶ್ರೀ ಹಲಗಪ್ಪನ ಗುರುಸಿದ್ದಪ್ಪನವರ 105ನೇ ವರ್ಷದ ವರ್ಧಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮರಕ್ಕೆ ಹೇಗೆ ನೀರೆರೆದು ಪೋಷಿಸುತ್ತೇವೆಯೋ ಹಾಗೆ ಮಕ್ಕಳಿಗೂ ಒಳ್ಳೆಯ ವಿಚಾರಗಳನ್ನು ತಿಳಿ ಹೇಳುವ ಮೂಲಕ ಸಮಾಜದ ಆಸ್ತಿಯನ್ನಾಗಿ ರೂಪಿಸಬೇಕು. ಶ್ರೀಯುತ ಹಲಗಪ್ಪನ ಗುರುಸಿದ್ದಪ್ಪನವರು ಶ್ರೀ ಗುರುಮಲ್ಲೇಶ್ವರ ಮಠದ ಭಕ್ತರಾಗಿ, ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪ್ರಭಾವಕ್ಕೆ ಒಳಗಾಗಿ ತಾವೂ ಸಂಸ್ಕಾರವಂತರಾಗಿ, ತಮ್ಮ ಪುತ್ರ ಸೋಮಶೇಖರ ಸ್ವಾಮಿಗೂ ಆ ಸಂಸ್ಕಾರ ನೀಡಿದ ದೆಸೆಯಿಂದಾಗಿ ಅವರು ಗ್ರಾಮೀಣ ಪ್ರದೇಶಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡುವಂತಾಯಿತು.

ಹಾಗೆಯೇ ಸೋಮಶೇಖರ ಸ್ವಾಮೀಜಿ ಅವರು ಸುತ್ತೂರು ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತ ಅನೇಕ ಹಳ್ಳಿಗಳಲ್ಲಿ ಕುಡಿತದ ಚಟಕ್ಕೆ ಒಳಗಾದವರ ಮನಪರಿವರ್ತನೆ ಮಾಡಿ ಅವರಿಗೆ ಪುನರುಜ್ಜೀವನ ಕಲ್ಪಿಸಲು ನೆರವಾದರು. ಸಾವಿರಾರು ಮಂದಿಗೆ ಲಿಂಗದೀಕ್ಷೆ ನೀಡಿ ಸಾಮಾಜಿಕ ಪರಿವರ್ತನೆಗೆ ಕಾರಣೀಭೂತರಾದರು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಡಿ.ಎಸ್.ಸದಾಶಿವಮೂರ್ತಿ ಅವರು ಶ್ರೀ ಗುರುಮಲ್ಲೇಶ್ವರ ಮಠದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಶ್ರೀ ಮಹಾಂತ ಸ್ವಾಮಿಗಳು ವಹಿಸಿದ್ದರು.

ಇದೇ ಸಂದರ್ಭ 105ನೇ ವರ್ಷ ಪೂರೈಸಿದ ಶ್ರೀ ಹಲಗಪ್ಪ ಗುರುಸಿದ್ದಪ್ಪನವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಗುರುವಿದ್ಯಾವಿಕಾಸ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಡಕೊಳ, ನಂಜನಗೂಡು, ಹೆಮ್ಮರಗಾಲ, ಸಿಂಧುವಳ್ಳಿ, ಉಮ್ಮತ್ತೂರು ಹಾಗೂ ಸೋಮೇಶ್ವರಪುರ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸೋಮಶೇಖರ ಸ್ವಾಮೀಜಿ, ಸುತ್ತೂರು ಸಂಸ್ಕೃತ ಕಾಲೇಜಿನ ಪ್ರಾಂಶುಪಾಲೆ ಡಾ.ಸುನಂದಾ ಭೂಪಾಳಿ, ಅನೇಕ ಮಠಗಳ ಮಠಾಧ್ಯಕ್ಷರು ಪಾಲ್ಗೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

ರಾಷ್ಟ್ರೀಯ ಗೃಹ ವಿಜ್ಞಾನ ಸಮ್ಮೇಳನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಆಹಾರ ವಿಜ್ಞಾನ ಮತ್ತು ಪೋಷಣಾ ಅಧ್ಯಯನ ವಿಭಾಗವು ಪರಿಸರಾಧಾರಿತ ದಿಟ್ಟ ಹಾಗೂ ಪರಿವರ್ತನಾತ್ಮಕ ಗೃಹ ವಿಜ್ಞಾನ, ವಿಜ್ಞಾನ ಮತ್ತು ಸಮುದಾಯ ಸಂವಹನದ ಮೂಲಕ ಸ್ಥಿರತೆಯ ಸಬಲೀಕರಣ ವಿಷಯಾಧಾರಿತ ಎರಡು ದಿನಗಳ ರಾಷ್ಟ್ರೀಯ ಗೃಹ ವಿಜ್ಞಾನ ಸಮ್ಮೇಳನವನ್ನು ಫೆ.26 ಮತ್ತು 27ರಂದು ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದ ಸೆನೆಟ್ ಭವನದಲ್ಲಿ ಆಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ರಾಷ್ಟ್ರಮಟ್ಟದ ಶೈಕ್ಷಣಿಕ ವೇದಿಕೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ವಿಜ್ಞಾನಿಗಳು, ತಜ್ಞರು, ವಿದ್ಯಾರ್ಥಿಗಳು ಭಾಗವಹಿಸಿ. ಆಹಾರ ವಿಜ್ಞಾನ–ಪೋಷಣಾ ಅಧ್ಯಯನ ಮಾನವ ಅಭಿವೃದ್ಧಿ, ಕುಟುಂಬ ಅಧ್ಯಯನಗಳು, ಕುಟುಂಬ ಸಂಪನ್ಮೂಲ ನಿರ್ವಹಣೆ, ವಿಸ್ತರಣಾ ಶಿಕ್ಷಣ ಮತ್ತು ಸಂವಹನ ನಿರ್ವಹಣೆ, ಜವಳಿ–ಉಡುಪು ವಿನ್ಯಾಸ ಮುಂತಾದ ವಿಷಯಗಳ ಕುರಿತು ಸಾರ್ಥಕ ಚರ್ಚೆಗಳನ್ನು ನಡೆಸಲಾಗುತ್ತದೆ.



ಮೈಸೂರು ತಾಲೂಕು ಜಯಪುರದಲ್ಲಿ ಜೇಡಿಕಟ್ಟೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ, ಗ್ರಾಮ ದೇವತೆ ಗುಜ್ಜಮ್ಮ ತಾಯಿ ಹಬ್ಬದ ಪ್ರಯುಕ್ತ ಜಯಪುರ ವಿನಾಯಕ ಬಳಗದಿಂದ ಆಯೋಜಿಸಿದ್ದ 7ನೇ ವರ್ಷದ ಚುಟುಕು ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದ ಜಯಪುರ ತಂಡಕ್ಕೆ ಸಮಾಜ ಸೇವಕ ಎಸ್.ಶ್ರೀಕಾಂತ್ 20 ಸಾವಿರ ನಗದು ಬಹುಮಾನ, ಟ್ರೋಫಿ ನೀಡಿದರು. ರನ್ನರ್ ಸ್ಥಾನ ಪಡೆದ ಬೆಲವತ್ತ ತಂಡ ತಂಡಕ್ಕೆ ಟೂರ್ನಿ ಆಯೋಜಕರು 10 ಸಾವಿರ ನಗದು ಬಹುಮಾನ, ಟ್ರೋಫಿ ನೀಡಿದರು. ಉದ್ಯಮಿ ಭರತ್, ಅಂಕ ನಾಯಕ, ಆಯೋಜಕರಾದ ಛಾಯಾಕುಮಾರ್, ಅರುಣ್‌ಕುಮಾರ್, ನಾಗೇಶ್, ಮನು ನಾಯಕ್, ರಾಜು, ಮುಖ್ಯ ತೀರ್ಪುಗಾರರಾದ ನಾಗೇಶ್, ಮಹೇಶ್, ವಿನೋದ್ ಕುಮಾರ್, ಬಳಗದ ಅಜಯ್, ರಾಜು, ಕಿರಣ್, ಆಕಾಶ್, ಅಕ್ಷಯ್, ವಿಜಯ್, ಯೋಗಿ, ನಾಗ, ಅಭಿ, ಸಂತೋಷ್, ಮನು, ಅಪ್ಪು, ಕಾಳಸ್ವಾಮಿ ಉಪಸ್ಥಿತರಿದ್ದರು.

ಭಾರತದ ಆಯುರ್ವೇದ ಈಗ ವಿಶ್ವಮಾನ್ಯ
ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಕ್ಕಳ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ ಅಭಿಮತ



ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಾಗಾರವನ್ನು ಜಯದೇವ ಹೃದ್ರೋಗ ಸಂಸ್ಥೆ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್.ಸದಾನಂದ ಉದ್ಘಾಟಿಸಿದರು.

ಮೈಸೂರು,ಫೆ.25(ಎಂಟಿವೈ)– ನಳಂದ ಹಾಗೂ ತಕ್ಷಶಿಲಾ ವಿಶ್ವವಿದ್ಯಾನಿಲಯಗಳು ನಾಶವಾಗಿದ್ದರೂ, ಇಲ್ಲಿಂದ ಬೆಳವಣಿಗೆಯಾದ ಆಯುರ್ವೇದ ಇನ್ನು ಗಟ್ಟಿಯಾಗಿ ನಿಂತಿದೆ ಎಂದು ಖ್ಯಾತ ಮಕ್ಕಳ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದಲ್ಲಿ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಸಂಶೋಧನಾ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ್ದ 'ಇಶಾನ–2026' ಸಂಶೋಧನಾ ವಿಧಾನ, ಜೈವಿಕ ಅಂಕಿ ಅಂಶಗಳ ಕುರಿತು ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ವಿಶ್ವದ ಕಲ್ಯಾಣಕ್ಕೆ ಜ್ಞಾನ, ವಿಜ್ಞಾನ ಮತ್ತು ತತ್ವಜ್ಞಾನ ಸಮ್ಮಿಲನವಾಗಬೇಕಾದ ಅನಿವಾರ್ಯತೆ ಇದೆ. ಆ ಮೂಲಕ ವಿಶ್ವದ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ. ಈ ಹಿಂದೆ ಪ್ರಸಿದ್ಧಿ ಪಡೆದಿದ್ದ ನಳಂದ ಮತ್ತು ತಕ್ಷಶಿಲಾ ವಿಶ್ವವಿದ್ಯಾನಿಲಯಗಳು ನಾಶವಾದರೂ ಅಲ್ಲಿಂದ ಬೆಳವಣಿಗೆಯಾದ ಆಯುರ್ವೇದ ಇಂದಿಗೂ ಬಲಿಷ್ಠವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಮುಖ ಪಾತ್ರವಹಿಸುವ ಯೋಗ ಇತ್ತೀಚಿನ ದಿನಗಳಲ್ಲಿ ವಿಶ್ವಮಟ್ಟದಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ಬಹುತೇಕ ರಾಷ್ಟ್ರಗಳಲ್ಲಿ ಯೋಗಾಭ್ಯಾಸ ಮಾಡಲು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಯೋಗ ಮತ್ತು ಆಯುರ್ವೇದಕ್ಕೆ ಸಾಕಷ್ಟು ಉತ್ತೇಜನ ಸಿಗುತ್ತಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್.ಸದಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಶೋಧನೆ ಎಂಬುದು ಆಯ್ಕೆಯಲ್ಲ ಅದೊಂದು ಜವಾಬ್ದಾರಿ. ನಿಖರವಾದ ಅಂಕಿ, ಅಂಶಗಳೊಂದಿಗೆ ವಿಶ್ಲೇಷಣೆ ಮಾಡಬೇಕು. ಸಾಂಪ್ರದಾಯಿಕ ಹಾಗೂ ಆಧುನಿಕ ವೈದ್ಯ ಪದ್ಧತಿಯ ಸಮ್ಮಿಲನವಾಗಿ, ಜಾಗತಿಕ ಮಟ್ಟಕ್ಕೆ ತಲುಪಬೇಕು. ಯೋಗ, ಪ್ರಾಣಾಯಾಮ ಜೀವನ ವಿಧಾನವಾಗಿದ್ದು, ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯು ಸರ್ಕಾರಿ ಆಯುರ್ವೇದ ಸಂಶೋಧನಾ ಸಂಸ್ಥೆಯೊಂದಿಗೆ ಈ ಸಂಬಂಧ ಒಡಂಬಡಿಕೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀವತ್ಸ ಮಾತನಾಡಿ, ವಿದ್ಯೆ, ವಿಜ್ಞಾನ, ಸ್ಮೃತಿ, ತತ್ಪರತೆ, ಕ್ರಿಯಾ ಹಾಗೂ ತರ್ಕ–ಈ ಆರು ಅಂಶಗಳು ಆಯುರ್ವೇದಕ್ಕೆ ಮುಖ್ಯ ಎಂದರು.

ಆದಿಚುಂಚನಗಿರಿ ವಿವಿಯ ವಿಶ್ರಾಂತ ಕುಲಪತಿ ಡಾ.ಎಂ.ಎ. ಶೇಖರ್ ದಿಕ್ಸೂಚಿ ಭಾಷಣ ಮಾಡಿ, ಯೋಗ, ಪ್ರಾಣಾಯಾಮ, ಮಧುಮೇಹ ಮೊದಲಾದ ವಿಷಯ ಗಳನ್ನು ತಿಳಿಸಿದರು. ಭಕ್ತಿ ನಮಸ್ಕಾರ, ಪ್ರೀತಿ ನಮಸ್ಕಾರ ಹಾಗೂ ಅಹಂಕಾರದ ನಮಸ್ಕಾರಗಳಿಗೆ ಇರುವ ವ್ಯತ್ಯಾಸವನ್ನು ವಿವರಿಸಿದರು.

ಆಯುಷ್ ಇಲಾಖೆ ನಿವೃತ್ತ ಉಪ ನಿರ್ದೇಶಕ ಡಾ.ಎಸ್.ಜಿ. ಮಂಗಳಗಿ ಮಾತನಾಡಿ, ಆಯುರ್ವೇದ ಸೇರಿದಂತೆ ಯಾವುದೇ ಕ್ಷೇತ್ರದಲ್ಲಾದರೂ ಸಂಶೋಧನೆ ಮುಖ್ಯ. ಅದನ್ನು ಸರಿಯಾದ ಮಾರ್ಗದಲ್ಲಿ ಮಾಡಬೇಕು ಎಂದರು.

ರಾಜೀವಗಾಂಧಿ ಆರೋಗ್ಯ ವಿವಿ ನಿರ್ದೇಶಕ ಡಾ.ರಾಮಚಂದ್ರಶೆಟ್ಟಿ ಮಾತನಾಡಿ, ಅಲೋಪತಿ ಮತ್ತು ಆಯುರ್ವೇದ ಸೇರಿದಂತೆ ಸಂಶೋಧನೆ ಮಾಡುವವರಿಗೆ ವಿವಿ ಆರ್ಥಿಕ ನೆರವು ನೀಡಲಿದೆ. ಆದ್ದರಿಂದ ಇವತ್ತಿನಿಂದಲೇ ಸಂಶೋಧನಾ ಯಜ್ಞದ ಬಗ್ಗೆ ಸಂಕಲ್ಪ ಮಾಡಬೇಕು ಎಂದರು.

ಇದೇ ವೇಳೆ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು. ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ ಸ್ವಾಗತಿಸಿದರು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪಂಚಕರ್ಮ ವಿಭಾಗದ ಮುಖ್ಯಸ್ಥೆ ಡಾ.ವರ್ಷ ಕುಲಕರ್ಣಿ ವಂದಿಸಿದರು. ಡಾ.ರಾಜಶ್ರೀ ಪ್ರಾರ್ಥಿಸಿದರು. ಆಡಳಿತಾಧಿಕಾರಿ ಶೋಭಾ, ಡಾ.ಪ್ರೇಮ, ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ವಿ.ವೆಂಕಟಕೃಷ್ಣ, ಡಾ.ಅನಂತ ದೇಸಾಯಿ, ಡಿಎಫ್ ಆರ್‌ಎಲ್ ನಿವೃತ್ತ ವಿಜ್ಞಾನಿ ಡಾ.ರಾಮಕೃಷ್ಣ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ

ಮೈಸೂರು, ಫೆ.25– ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಯಡಿ ಮೈಸೂರು ಜಿಲ್ಲೆಯ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ನಿರ್ಮಲಾ ಹೆಚ್.ಎಸ್, ಸ್ವಾಗತಗಾರರು ಮತ್ತು ಗ್ರಂಥಪಾಲಕರಾದ ಗಾಯತ್ರಿ ಬುಧವಾರ ಬಸ್‌ಪಾಸ್ ವಿತರಿಸಿದರು.

ನಕ್ಕರೆ ಅದೇ ಸ್ವರ್ಗ

ಅಜ್ಜ (ಮೊಮ್ಮಗನಿಗೆ): ನಿಮ್ಮ ಟೀಚರ್ ಬರುತ್ತಾ ಇದ್ದಾರೆ ಹೋಗು ಬಚ್ಚಿಟ್ಕೋ

ಮೊಮ್ಮಗ : ಅಜ್ಜ ಮೊದಲು ನೀನು ಹೋಗು ಬಚ್ಚಿಟ್ಕೋ. ನೀನು ಸತ್ತು ಹೋಗಿದಿಯ್ಯಾ ಅಂತ ಹೇಳಿ ಒಂದು ವಾರದಿಂದ ಸ್ಕೂಲ್‌ಗೆ ಹೋಗಿಲ್ಲ.

ಮೈಸೂರು ಮಿತ್ರ

ಗುರುವಾರ, ಫೆಬ್ರವರಿ 26, 2026

ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತ ವಾಹಿನಿ..........

ಜ್ಞಾನವನು ಕರಗಿಸು ಯೋಚನೆಯಲ್ಲಿ
ಸಾಧನೆ ಬತ್ತಿ ಬೆಳಗುವುದು ಕತ್ತಲಲ್ಲಿ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಹಂಗಿನ ಅರಮನೆಗಿಂತಾ ಸ್ವಂತದ ಗುಡಿಸಲೇ ಲೇಸು

ನಿಮ್ಮ ಪತ್ರಗಳು

ಸಾರ್ವಜನಿಕ ಆರೋಗ್ಯಕ್ಕೆ ಉಚಿತ ಲಸಿಕೆ ಅನಿವಾರ್ಯ

ಮಾನ್ಯರೆ,

ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರವು ಸ್ವಸ್ಥ ನಾರಿ ಯೋಜನೆಯಡಿ 14 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕೆ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ ದೇಶದ ಒಟ್ಟಾರೆ ಆರೋಗ್ಯ ಸೂಚ್ಯಂಕ ಸುಧಾರಿಸಲು ಕೇವಲ ಇದೊಂದೇ ಸಾಲದು ಭಾರತದಲ್ಲಿ ಇಂದಿಗೂ ಅನೇಕ ಬಡ ಕುಟುಂಬಗಳು ದುಬಾರಿ ಲಸಿಕೆಗಳ ವೆಚ್ಚ ಭರಿಸಲಾಗದೆ ರೋಗಗಳಿಗೆ ತುತ್ತಾಗುತ್ತಿವೆ. ಅಂಕಿ ಅಂಶಗಳ ಪ್ರಕಾರ ಲಸಿಕೆಯಿಂದ ತಡೆಗಟ್ಟಬಹುದಾದ ಕಾಯಿಲೆಗಳಿಂದಾಗಿ ಪ್ರತಿವರ್ಷ ಸಾವಿರಾರು ಮಕ್ಕಳು ಮೃತಪಡುತ್ತಿದ್ದಾರೆ ಹೀಗಾಗಿ ಇನ್ಫ್ಲೂಯೆನ್ಸ ಮತ್ತು ನ್ಯೂಮೋಕೊಕಲ್‌ನಂತಹ ಪ್ರಮುಖ ಲಸಿಕೆಗಳನ್ನು ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ ಸಂಪೂರ್ಣ ಉಚಿತವಾಗಿ ನೀಡಬೇಕು ಆರೋಗ್ಯದ ಮೇಲಿನ ಹೂಡಿಕೆಯು ಭವಿಷ್ಯದ ಚಿಕಿತ್ಸಾ ವೆಚ್ಚವನ್ನು ತಗ್ಗಿಸುತ್ತದೆ. ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು.

–ಡಾ.ಎಚ್.ಕೆ. ವಿಜಯಕುಮಾರ, ಮೈಸೂರು.

ಸಫಾರಿಯೊಂದಿಗೆ ಪ್ರವಾಸೋದ್ಯಮ ಬೆಳೆಯಲಿ

ಮಾನ್ಯರೆ,

ಬಂಡೀಪುರ ರಾಷ್ಟ್ರೀಯ ಉದ್ಯಾನವನವು ನಮ್ಮ ರಾಜ್ಯದ ಅಮೂಲ್ಯವಾದ ಪ್ರಕೃತಿ ಸಂಪತ್ತಾಗಿದೆ. ಇಲ್ಲಿನ ಸಫಾರಿ ಅತೀ ಹೆಚ್ಚು ಜನಪ್ರಿಯವಾಗಿದೆ. ಇತ್ತೀಚೆಗೆ ಪುನರಾರಂಭವಾದ ಸಫಾರಿ ಪ್ರವಾಸೋದ್ಯಮ ವೃದ್ಧಿಯಾಗಿ ಸ್ಥಳೀಯ ಮಟ್ಟದಲ್ಲಿ ವಸತಿಗೃಹಗಳು, ಹೋಟೆಲ್, ಹಸ್ತ ಶಿಲ್ಪ, ಆಹಾರ ಹಾಗೂ ಅನೇಕ ಕೈಗಾರಿಕೆ ಉತ್ಪನ್ನಗಳ ಮಾರಾಟದ ಅವಕಾಶಗಳು ಹೆಚ್ಚಾಗುವುದರಿಂದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳು ಆರ್ಥಿಕವಾಗಿ ಬಲವಾಗಲಿವೆ. ಜೊತೆಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿದೆ.

ಸಫಾರಿ ವೇಳೆ ಅರಣ್ಯ ಇಲಾಖೆ ವಿಧಿಸುವ ವಾಹನಗಳ ಮಿತಿ, ಶಬ್ದ ಮಾಲಿನ್ಯ ತಡೆ, ಪ್ಲಾಸ್ಟಿಕ್ ನಿಷೇಧ, ಪ್ರಾಣಿಗಳಿಗೆ ಅಡಚಣೆ ಮಾಡದಿರುವುದು, ನಿಗದಿತ ಮಾರ್ಗದಲ್ಲೇ ಸಂಚರಿಸುವುದು ಮುಂತಾದ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಇದರೊಂದಿಗೆ ವನ್ಯಜೀವಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಫಾರಿಯನ್ನು ಮುಂದುವರಿಸಿದ್ದಲ್ಲಿ ಪ್ರವಾಸೋದ್ಯಮ ಬೆಳೆಯುವುದರೊಂದಿಗೆ ಸ್ಥಳೀಯರು ಆರ್ಥಿಕವಾಗಿ ಸುಧಾರಿಸುತ್ತಾರೆ.

–ವಿನೋದ್ ಶಂಕರ್, ಅಭಿಯಾನ ಫೌಂಡೇಶನ್, ಮೈಸೂರು.

ಮೊಬೈಲ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿ

ಮಾನ್ಯರೆ,

ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಕಲಿಕೆಯ ಒಂದು ಭಾಗವೇ ಆಗಿದೆ. ಅಲ್ಲೊಂದು–ಇಲ್ಲೊಂದು ಸಣ್ಣಪುಟ್ಟ ಕಹಿ ಘಟನೆಗಳು ಇದರಿಂದಾಗಿ ಘಟಿಸಿರಬಹುದು. ಮೊಬೈಲ್ ಬಳಕೆಯ ಸಾಧಕ –ಬಾಧಕಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ. ಇದರಲ್ಲಿ ಪೋಷಕರ ಜವಾಬ್ದಾರಿ ಹೆಚ್ಚಿನದು. ಮೊಬೈಲ್ ಬದುಕಿನ ಒಂದು ಭಾಗವೇ ಆಗಿಹೋಗಿದೆ. ಸರ್ಕಾರ ಮೊಬೈಲ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಜ್ಞರಿಂದ ಅರಿವು ಮೂಡಿಸುವ ಕೆಲಸ ಮಾಡಲಿ.

–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ದೇವಸ್ಥಾನದ ಹಣ ಸತ್ಕಾರ್ಯಗಳಿಗೆ ಬಳಕೆಯಾಗಲಿ

ಮಾನ್ಯರೆ,

ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಕೊಪ್ಪಲುಗಳು, ಪುರಗಳು ಮತ್ತು ಹುಂಡಿಗಳಲ್ಲಿರುವ ನೂರಾರು ದೇವಸ್ಥಾನಗಳನ್ನು ಸ್ಥಳೀಯ ಹಿರಿಯರು ಹಾಗೂ ಟ್ರಸ್ಟ್ ಪದಾಧಿಕಾರಿಗಳು ಬಹಳ ಶಿಸ್ತುಬದ್ಧವಾಗಿ ನಿರ್ವಹಿಸುತ್ತಿರುವುದು ಮತ್ತು ಭಕ್ತರ ಕಾಣಿಕೆಯಿಂದ ಜೀರ್ಣೋದ್ಧಾರ ಹಾಗೂ ಅನ್ನದಾನದಂತಹ ಕಾರ್ಯಗಳನ್ನು ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ.

ಆದರೆ, ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಈ 'ದೇವಧನ' ಕೇವಲ ಅದ್ದೂರಿ ಅಲಂಕಾರ ಮತ್ತು ಉತ್ಸವಗಳಿಗೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಭಕ್ತರು ಅರ್ಪಿಸುವ ಪ್ರತಿ ಪೈಸೆಯೂ ಆಯಾ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಬೇಕು. ದೇವಸ್ಥಾನದ ಆವರಣದಲ್ಲಿ ಸುಸಜ್ಜಿತ ಗ್ರಂಥಾಲಯಗಳನ್ನು ಸ್ಥಾಪಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ವೃದ್ಧಿಸಬೇಕು. ಉದಯೋನ್ಮುಖ ಕ್ರೀಡಾಪಟುಗಳಿಗೆ ಬೆಂಬಲ ನೀಡಬೇಕು ಹಾಗೂ ಬಡ ರೋಗಿಗಳ ಚಿಕಿತ್ಸೆಗಾಗಿ ಒಂದು 'ಆರೋಗ್ಯ ನಿಧಿ'ಯಾಗಿ ರೂಪುಗೊಳ್ಳ ಬೇಕು. ಮುಖ್ಯವಾಗಿ, ದೇವಸ್ಥಾನದ ಬಳಿ ಇರುವ ಅಪಾರ ಹಣವನ್ನು ಕೇವಲ ಬ್ಯಾಂಕುಗಳಲ್ಲಿ ಇಟ್ಟು ಹಣಕ್ಕೆ ಹಣ ಸೇರಿಸಿ ವ್ಯವಹಾರ ಮಾಡುವ ಬದಲು, ಆ ಹಣವನ್ನು ಕೂಡಲೇ ಸತ್ಕಾರ್ಯಗಳಿಗೆ ಬಳಕೆ ಮಾಡಬೇಕು. 'ಜನಸೇವೆಯೇ ಜನಾರ್ಧನನ ಸೇವೆ' ಎನ್ನುವಂತೆ, ದೇವಸ್ಥಾನದ ಹಣ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬೆಳಕಾದಾಗ ಮಾತ್ರ ದೇವರಿಗೂ ನಿಜವಾದ ತೃಪ್ತಿ ಸಿಗಲು ಸಾಧ್ಯ ಮೈಸೂರು ಭಾಗದ ಎಲ್ಲಾ ಧರ್ಮದರ್ಶಿಗಳು ಮತ್ತು ಪದಾಧಿಕಾರಿಗಳು ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಇಡೀ ನಾಡಿಗೆ ಮಾದರಿ ಯಾಗಲಿ ಎಂಬುದು ನನ್ನ ಆಶಯ.

–ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು.

ದೇವರಿಗೂ ಇದು ಒಪ್ಪುವುದಿಲ್ಲ!

ಮಾನ್ಯರೆ,

ಮೈಸೂರಿನ ಹೆಬ್ಬಾಳದ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆಯುವ ನಾನಾ ಪೂಜಾ ಕಾರ್ಯಕ್ರಮಕ್ಕೆ ಶಾಮಿಯಾನವನ್ನು ದೇವಸ್ಥಾನದ ಮುಂದೆ ಹಾಗೂ ಹಿಂದಿನ ರಸ್ತೆಯಲ್ಲಿ ಹಾಕಲಾಗುತ್ತಿದೆ. ಹಾಗೆ ಹಾಕಿದ ಶಾಮಿಯಾನಕ್ಕೆ ಬಳಸಿದ ಪೈಪ್‌ಗಳನ್ನು ಬಿಚ್ಚಿ ರಸ್ತೆಯಲ್ಲಿ ರಾಜಾರೋಷವಾಗಿ ಹರಡಿ, ವಾಹನ ಸಂಚಾರಕ್ಕೆ ಅವಕಾಶವಾಗದಂತೆ ಮಾಡುವುದು ಯಾವ ನ್ಯಾಯ ಸ್ವಾಮಿ. ರಾತ್ರಿ ವೇಳೆ ಅರಿಯದೇ ಅತ್ತ ಬಂದ ವಾಹನ ಚಾಲಕರ ಪಾಡಿನ ಅರಿವಿದೆಯಾ? ಇದನ್ನು ದೇವತೆ/ದೇವರೂ ಒಪ್ಪಲಾರ.

–ರಾಜು, ಹೆಬ್ಬಾಳ, ಮೈಸೂರು.





ನಿವೇದಿತ ಎಚ್.
ಇಂಗ್ಲಿಷ್ ಉಪನ್ಯಾಸಕಿ
ಮಹಾರಾಜ ಕಾಲೇಜು
ಮೈಸೂರು.


ಮಂಥನ

ಮೈಸೂರು ಸಾಹಿತ್ಯ ಸರಸ್ಸಿನ ದಿವ್ಯ ಸರೋಜ...ರೋಜಿ









ಕುಮಾರವ್ಯಾಸ ಭಾರತದ ಬಗೆಗಿನ ಉಪನ್ಯಾಸಗಳನ್ನು ಈಚೆಗೆ ಕೇಳುವ ಅವಕಾಶ ಒದಗಿಬಂತು. ಕನ್ನಡ ಜನಮಾನಸದಲ್ಲಿ ಬೆರೆತು ಹೋಗಿರುವ ಕುಮಾರವ್ಯಾಸ, ಕನ್ನಡಿಗರ ಅತ್ಯಂತ ಪ್ರೀತಿಯ ಕವಿ. ಕೇವಲ 40–50 ವರ್ಷಗಳ ಹಿಂದೆ ಕುಮಾರವ್ಯಾಸನನ್ನು ಮನೆಮನೆಗಳಲ್ಲಿ ಓದುತ್ತಿದ್ದರು. ತಿಳಿದವರು ತಮ್ಮ ಮನೆಯ ಜಗುಲಿಯಲ್ಲಿ ಕುಳಿತು ಓದುತ್ತಿದ್ದರೆ, ಕೇಳುವ ಹಂಬಲವುಳ್ಳರು ವ್ರತದಂತೆ ಬಂದು ಆಲಿಸಿ ಮೈಮರೆಯುತ್ತಿದ್ದರು. ಇದನ್ನೆಲ್ಲಾ ನಾವು ಹಿಂದಿನ ತಲೆಮಾರಿನವರ ಬಾಯಿಯಿಂದ ಸಾಕಷ್ಟು ಕೇಳಿದ್ದೇವೆ. ಅದೇ ಚರ್ಚೆಯ ಸಮಯದಲ್ಲಿ, ಇಲ್ಲಿ ಕರ್ನಾಟಕದಲ್ಲಿ ಕುಮಾರವ್ಯಾಸನನ್ನು ಮನೆಮನೆಯಲ್ಲಿ ಓದಿದಂತೆ, ಉತ್ತರ ಭಾಗದಲ್ಲಿ ತುಳಸೀ ದಾಸರ ರಾಮಚರಿತ ಮಾನಸ ಕೃತಿ ಓದುತ್ತಿದ್ದರು, ಓದುತ್ತಾರೆ ಎಂಬ ಮಾತೂ ಬಂತು. ತುಳಸೀ ರಾಮಾಯಣ ಎಂದೇ ಪ್ರಸಿದ್ಧವಾಗಿರುವ ಕೃತಿ, ಇಂದಿಗೂ ಜನಪ್ರಿಯ. ನಿತ್ಯ ಪಾರಾಯಣ ಮಾಡುವ ಜನರು ಈಗಲೂ ಇದ್ದಾರೆ. ಅವಧೀ ಭಾಷೆಯಲ್ಲಿ ರಚಿತವಾಗಿರುವ ಈ ಕೃತಿ, ಹಿಂದಿ ಭಾಷಿಕರಿಗೆ ಸುಲಭ. ಆದರೆ ದಾಕ್ಷಿಣಾತ್ಯರಿಗೆ ಸ್ವಲ್ಪ ಕಷ್ಟವೇ.

ದೂರದರ್ಶನದಲ್ಲಿ ಪ್ರಥಮಬಾರಿಗೆ ರಾಮಾಯಣ ಪ್ರಸಾರವಾದಾಗ, ಅದರ ಚಿತ್ರಕಥೆಯಲ್ಲಿಯೂ ತುಳಸೀ ರಾಮಾಯಣದ ಪ್ರಭಾವ ಸಾಕಷ್ಟಿತ್ತು. ಅಲ್ಲಿ ತುಳಸೀ ದಾಸರು ರಾಮಕಥೆಯನ್ನು ಹೇಳುವುದಕ್ಕಿಂತ ಹೆಚ್ಚಾಗಿ, ರಾಮನ ಮೇಲಿರುವ ತಮ್ಮ ಅಸೀಮ ಪ್ರೇಮವನ್ನು ಭಕ್ತಿಯನ್ನು ಇಡೀ ಕಾವ್ಯದಲ್ಲಿ ಹರಿಸಿದ್ದಾರೆ. ಶಿವ ಪಾರ್ವತಿಯರ ಸಂಭಾಷಣೆಯಲ್ಲಿ ರಾಮಕಥೆ ಮೂಡಿಬರುವುದು ಈ ಕಾವ್ಯದ ವಿಶೇಷ.

ಮೈ.ಶೇ.ಅನಂತಪದ್ಮನಾಭರು 1936ರಲ್ಲಿಯೇ ತುಳಸೀ ರಾಮಾಯಣವನ್ನು ಕಾವ್ಯ ರೂಪದಲ್ಲಿ ರಚಿಸಿದ್ದರು. ಅದು ಪ್ರಕಟವಾದದ್ದು 1956ರಲ್ಲಿ, ಮೊದಲ ಭಾಗದಲ್ಲಿ ನಾಲ್ಕು ಕಾಂಡಗಳು.

ಆದರೆ, ತುಳಸೀ ರಾಮಾಯಣದ ಯಥಾವತ್ ಕಾವ್ಯಾನುವಾದ ಪೂರ್ಣ ಪ್ರಮಾಣದಲ್ಲಿ ಮತ್ತೊಂದು, ಕನ್ನಡದಲ್ಲಿ ಬಂದಿದೆ, ಅದೂ ಲೇಖಕಿಯ ಲೇಖನಿಯಿಂದ! ಏಕೈಕ ಪೂರ್ಣಪ್ರಮಾಣದ ಅನುವಾದ! ಆ ಅಸಂಭವವೆನಿಸುವಂತಹ ಕೆಲಸವನ್ನು ಆಗು ಮಾಡಿದ್ದು ಮೈಸೂರಿನ ಲೇಖಕಿ ಎಂದು ತಿಳಿದಾಗ ನನಗಾದ ಅಚ್ಚರಿಗೆ ಪಾರವೇ ಇಲ್ಲ. ಹೌದು!

ಗೋಸ್ವಾಮಿ ತುಳಸೀ ದಾಸರು ಚೌಪಾಯಿ(ನಾಲ್ಕು ಸಾಲುಗಳು) ಮತ್ತು ದೋಹೆ (ಎರಡು ಸಾಲುಗಳು)ಯಲ್ಲಿ ರಚಿಸಿರುವ ರಾಮಾಯಣವನ್ನು ಅದೇ ಶೈಲಿಯಲ್ಲಿ ಕನ್ನಡೀಕರಿಸಿ ನಮಗೆ ನೀಡಿರುವುದು ಮೈಸೂರಿನವರೇ ಆದ, ಎಂ.ಎನ್.ಸರೋಜಮ್ಮ ಅವರು. ಶ್ರೀ ರಾಮಾಯಣದರ್ಶನಂ ಬಗ್ಗೆ ಚರ್ಚೆಯಾಗುತ್ತಿರುವಾಗ, ನನ್ನ ಹಿರಿಯ ಸ್ನೇಹಿತೆಯಾದ ಶಾಲಿನಿ ಅವರಿಂದ ಆಕಸ್ಮಿಕವಾಗಿ ಸರೋಜಮ್ಮನವರು ಅನುವಾದಿಸಿರುವ ತುಳಸೀ ರಾಮಾಯಣದ ಬಗ್ಗೆ ತಿಳಿದದ್ದು ನನ್ನ ಪುಣ್ಯವೇ. ರೋಜಿ ಎನ್ನುವ ಕಾವ್ಯನಾಮದ ಸರೋಜಮ್ಮನವರು 10 ವರುಷಗಳ ಕಾಲ ತಪಸ್ಸಿನಂತೆ ರಾಮಚರಿತಮಾನಸವನ್ನು ಕನ್ನಡೀಕರಿಸಿದ್ದು ಅವರ ಜೀವಮಾನದ ಕನಸು ನನಸಾದ ಘಳಿಗೆ!

ಸರೋಜಮ್ಮನವರು ಹೇಳುತ್ತಾರೆ; 'ನನಗೆ 1985ರಲ್ಲಿ ಶ್ರೀರಾಮ ನವಮಿಯ ದಿನದಂದೇ ರಾಮನೇ ಶ್ರೀರಾಮಚರಿತಮಾನಸದ ಕನ್ನಡಾನುವಾದ ಕೈಗೊಳ್ಳುವ ಪ್ರೇರಣೆ ನೀಡಿದ. ಆದ್ದರಿಂದಲೇ ನಾನು ಈ ಸಾಹಸಕ್ಕೆ ಕೈ ಹಾಕಿದೆ? ಎಂದು. ತುಳಸೀದಾಸರೂ ಅಂದೇ 'ರಾಮಚರಿತ ಮಾನಸ'ದ ರಚನೆಗೆ ತೊಡಗಿದ್ದು! ಸತತ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ್ದರ ಫಲವೇ, 'ಮಾನಸ ಹಂಸ' ರಾಮಚರಿತಮಾನಸದ ಅನುವಾದ!

ಈ ದಾರಿಯಲ್ಲಿ ಅವರಿಗೆ ಎದುರಾದ ಆರ್ಥಿಕ, ಸಾಂಸಾರಿಕ, ಲೌಕಿಕ ಕಷ್ಟಗಳು ಅನೇಕ. ಆದರೆ ರಾಮನ ಚರಿತೆಯನ್ನು ಪೂರ್ಣ ಮಾಡಲೇಬೇಕೆಂಬ ಸಾತ್ವಿಕ ಹಠ ಅವರನ್ನು ಕೈಹಿಡಿದು ನಡೆಸಿತು. ಈ ಪ್ರಕ್ರಿಯೆಯಲ್ಲಿ ತಮಗೆ ಕೃತಿಯನ್ನು ಅರ್ಥೈಸಿಕೊಳ್ಳಲು ಸಹಾಯ ಮಾಡಿದ ಎಲ್ಲರನ್ನೂ ನೆನೆಯುತ್ತಾರೆ. ಸರೋಜಮ್ಮನವರು ತಮ್ಮ ತಂದೆಯವರಿಗೆ ಬೃಹತ್ ಗ್ರಂಥ ಸಮರ್ಪಿಸಿದ್ದಾರೆ. ತಮ್ಮ ಗುರುಗಳಾದ ರಾಮಾಯಣೀ ಎಂದೇ ಹೆಸರಾದ ಅ ತಿ ಶ್ರೀ ನಾಮಧೇಯದ ಶ್ರೀನಿವಾಸ ರಾಘವಾಚಾರ್ಯರು, ಪ್ರೊ.ದಕ್ಷಿಣಾಮೂರ್ತಿ, ಡಾ.ಭಾರತೀ ರಮಣಾಚಾರ್ಯ, ನಾ.ನಾಗಪ್ಪ ಹೀಗೆ ಎಲ್ಲರನ್ನೂ ಭಕ್ತಿ ಗೌರವಗಳಿಂದ ನೆನೆಯುತ್ತಾರೆ. 450 ಪುಟಗಳ ಮಾನಸ ಹಂಸ ದಿವ್ಯವಾದ ಕೃತಿ. ಮೂಲ ತುಳಸೀ ರಾಮಾಯಣದಲ್ಲಿ ಇರುವ ಛಂದಸ್ಸು ಚೌಪಾಯೀ ಮತ್ತು ದೋಹೆಗಳನ್ನು ಅದೇ ಸ್ವರೂಪದಲ್ಲಿ ಸರೋಜಮ್ಮನವರು ಅನುವಾದಿಸಿದ್ದಾರೆ.

ಸ್ವೀಕೃತ ನಾನಾ ಪುರಾಣ ನಿಗಮಾಗಮದಲಿ
ವರ್ಣಿತರಾಮಾಯಣದಿ ಸಂಚಿತ ಅನ್ಯಗ್ರಂಥಗಳಲಿ
ಸ್ವ ಸಂತೋಷಕೆ ರಘುನಾಥ ಕಥೆಯನು
ಅತಿ ಮಂಜುಳ ಭಾಷೆಯಲಿ ರಚಿಸಿಹೆನು

ಎಂದು ಪ್ರಾರಂಭವಾಗುವ ಮಹಾಕೃತಿ ಸುಂದರ ಮಂಜುಳ ಕನ್ನಡಭಾಷೆಯಲ್ಲಿ ನಮ್ಮ ಮುಂದೆ ತೆರೆದುಕೊಳ್ಳುತ್ತಾ ಹೋಗುತ್ತದೆ.

ಮಾನಸ ಹಂಸದಲ್ಲಿ 1259 ದೋಹೆಗಳಿವೆ. 10 ವರುಷಗಳ ಸುದೀರ್ಘ ಅವಧಿಯನ್ನು ತೆಗೆದುಕೊಂಡು, ಎಲ್ಲಿಯೂ ಮೂಲ ಕೃತಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಕನ್ನಡೀಕರಿಸಿದ್ದಾರೆ.

ಕೈಗೊಂಡ ಬೃಹತ್ ಕೃತಿಯನ್ನು ಮುಗಿಸಿಯಾದ ಮೇಲೆ ಅದನ್ನು ಬಿಡುಗಡೆ ಮಾಡುವ ಯಾವುದೇ ಆಡಂಬರದ ಸಮಾರಂಭದ ಇಚ್ಛೆ ಸರೋಜಮ್ಮನವರಿಗೆ ಇರಲಿಲ್ಲ. ಆದರೆ ದೈವಸಂಕಲ್ಪವೇ ಬೇರೆ ಇತ್ತು. ತುಳಸೀದಾಸರು, 1574ರಲ್ಲಿ ವಾರಣಾಸಿಯಲ್ಲಿ ರಾಮಚರಿತ ಮಾನಸದ ರಚನೆಗೆ ತೊಡಗಿದರು. ಇಲ್ಲಿ ಸ್ವಾರಸ್ಯ ಅಥವಾ ಸರೋಜಮ್ಮನವರ ಪುಣ್ಯ ವಿಶೇಷವೋ, ಪ್ರೇರಣೆ ನೀಡಿದ ಶ್ರೀರಾಮನೇ, ಅವರನ್ನು ಅದೇ ವಾರಣಾಸಿಗೆ ಕರೆಸಿಕೊಂಡು, ತುಳಸೀದಾಸರ ವಂಶಸ್ಥರಿಂದಲೇ ಮಾನಸಹಂಸವನ್ನು ಬಿಡುಗಡೆ ಮಾಡಿಸಿದ ಎನ್ನುವುದೇ ಸರೋಜಮ್ಮನವರ ಆಂಬೋಣ. ವಾರಣಾಸಿಯ ಘಾಟ್‌ನಲ್ಲಿ, ತುಳಸೀದಾಸರ ವಂಶಸ್ಥರು ಕೃತಿಯನ್ನು ಬಿಡುಗಡೆ ಮಾಡುತ್ತಾರೆ. ಅದೊಂದು ಸಾರ್ಥಕ ಕ್ಷಣ.



ಕಾರ್ಯಕ್ರಮವೊಂದರಲ್ಲಿ ಸರೋಜಮ್ಮ ಅವರ ಭಾಷಣ.

> ಜೀವನದಲ್ಲಿ ಸವಾಲುಗಳನ್ನೇ ಎದುರಿಸುತ್ತಾ ಬಂದರೂ, ಸಮಾಜ, ವಿಧಿ, ಜನರು, ಯಾರನ್ನೂ ಹಳಿಯದೇ, ತನ್ನ ಪಾಡಿಗೆ ತಾನು ಸಮಾಜಮುಖಿ, ಜೀವನ್ಮುಖೀ ಕೆಲಸಗಳನ್ನು ಮಾಡುತ್ತಾ ತಪಸ್ವಿನಿಯಂತೆ 88 ವರ್ಷಗಳ ತುಂಬು ಜೀವನ ನಡೆಸಿದ ಸರೋಜಮ್ಮನವರು ಏಪ್ರಿಲ್ 1 2014ರಲ್ಲಿ ಇಹಲೋಕ ತ್ಯಜಿಸಿದರು. ಇವರು ಜೀವನವನ್ನು ಧೈರ್ಯವಾಗಿ ಮಾತ್ರವಲ್ಲದೇ ಅದಕ್ಕೊಂದು ಸೃಜನಶೀಲ ಆಧ್ಯಾತ್ಮಿಕ ಸ್ಪರ್ಶ ನೀಡಿ ಜೀವಿಸಿದ್ದು ನಮ್ಮೆಲ್ಲರಿಗೂ ಮಾದರಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಮಹಿಳಾ ದಿನಾಚರಣೆ ಎಂದ ಕೂಡಲೇ ಮಹಿಳಾ ಸಾಧಕರನ್ನು ಹುಡುಕಲು ತೊಡಗುತ್ತೇವೆ. ಇನ್ನೇನು ಮುಂದಿನ ವಾರವೇ ಮಹಿಳಾ ದಿನಾಚರಣೆ. ಅದೇ ಸಂದರ್ಭದಲ್ಲಿ ಎಲೆಮರೆಕಾಯಿಯಂತಿದ್ದ ಇಂತಹ ಮಹಾನ್ ಸಾಧಕಿಯ ಬಗ್ಗೆ ತಿಳಿಸುವ ಅವಕಾಶ ಒದಗಿ ಬಂದದ್ದು ಪುಣ್ಯವೇ ಸರಿ.

ಸರೋಜಮ್ಮನವರ ಜೀವನದ ಈ ಮಹತ್ಕೃತಿ ಅವರಿಗೆ ಗೌರವ, ಪ್ರಸಿದ್ಧಿಗಳನ್ನು ತಂದುಕೊಟ್ಟಿದ್ದು ಮಾತ್ರವಲ್ಲದೇ, ಅವರನ್ನು ಕರ್ನಾಟದ ವಿದ್ವಾಂಸರ ಸಾಲಿಗೆ ಸೇರಿಸಿತು. ಈ ಕೃತಿ ಕನ್ನಡದ ಎಲ್ಲ ಪಂಡಿತೋತ್ತಮರಿಂದ ಶ್ಲಾಘಿಸಲ್ಪಟ್ಟಿತು. ಪುಸ್ತಕದಲ್ಲಿ ಜಿ.ಎಸ್.ಶಿವರುದ್ರಪ್ಪ, ಎಸ್.ವಿ. ಪರಮೇಶ್ವರ ಭಟ್ಟ ಮತ್ತು ತ ಸು ಶ್ಯಾಮರಾಯರು ಇವರ ಕಾರ್ಯವನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿ ಬರೆದಿರುವ ಆಶಯನುಡಿಗಳನ್ನು ಓದಿದರೆ ಅವರ ಯಶಸ್ವೀ ಅನುವಾದದ ಅಂದಾಜು ನಮಗಾಗುತ್ತದೆ.

ಆದರೆ ಸರೋಜಮ್ಮನವರು ಇವ್ಯಾವುದೇ ಪ್ರಸಿದ್ಧಿ ಜನಪ್ರಿಯತೆಗೆ ಹಂಬಲಿಸಿದವರೇ ಅಲ್ಲ. ಎಲ್ಲವನ್ನು ಸಮಾಧಾನ ಚಿತ್ತದಿಂದ ಸ್ವೀಕರಿಸಿದ ಸರೋಜಮ್ಮನವರದು ಋಷಿ ಸದೃಶ ಜೀವನ.

ತಮ್ಮ ಎಳವೆಯಲ್ಲಿಯೇ ಅಂದರೆ ಕೇವಲ 5ನೇ ವಯಸ್ಸಿನಲ್ಲಿ ತಮ್ಮ ತಂದೆ ತಾಯಿಯರನ್ನು ಕಳೆದುಕೊಂಡ ಸರೋಜಮ್ಮನವರು ಬೆಳೆದಿದ್ದು ತಮ್ಮ ಅಜ್ಜಿ ಅಲಮೇಲಮ್ಮನವರ ಆರೈಕೆಯಲ್ಲಿ. ಮೊಮ್ಮಗಳನ್ನು ಪ್ರೀತಿಯಿಂದ ಬೆಳೆಸಿದ ಅವರು, ಮೊಮ್ಮಗಳಿಗೆ ಶಿಕ್ಷಣವನ್ನೂ ಕೊಡಿಸುತ್ತಾರೆ. ಆದರೆ ಆಗಿನ ರೀತಿ ನೀತಿಯಂತೆ 18ಕ್ಕೇ ಸರೋಜಮ್ಮನವರಿಗೆ ಮದುವೆ ಮಾಡಿಸುತ್ತಾರೆ. ಆದರೆ ಇಲ್ಲಿಯೂ ಸರೋಜಮ್ಮ ಅದೃಷ್ಟಶಾಲಿಗಳಾಗಲಿಲ್ಲ. ಮದುವೆಯಾದ 5 ವರ್ಷಕ್ಕೇ ತಮ್ಮ ಪತಿಯನ್ನು ಕಳೆದುಕೊಳ್ಳುತ್ತಾರೆ. 4 ಮತ್ತು 2 ವಯಸ್ಸಿನ ಇಬ್ಬರು ಪುಟ್ಟ ಪುಟ್ಟ ಹೆಣ್ಣುಮಕ್ಕಳೊಂದಿಗೆ ಮತ್ತೆ ಅಜ್ಜಿಯ ಮಡಿಲಿಗೆ ಬಿದ್ದ ಸರೋಜಮ್ಮನವರ ಪಾಲಿಗೆ ಅಜ್ಜಿಯೇ ಪೊರೆವ ದೇವರಾದರು. ಮಕ್ಕಳ ಹೊಣೆಹೊತ್ತು, ಸರೋಜಮ್ಮನವರು ಶಿಕ್ಷಣ ಪೂರೈಸಿ ತಮ್ಮ ಕಾಲಿನ ಮೇಲೆ ತಾವು ನಿಲ್ಲುವಂತೆ ಮಾಡಿದ್ದು ಅವರ ಅಜ್ಜಿ ಅಲಮೇಲಮ್ಮನವರೇ. ಹಿಂದಿ ಶಿಕ್ಷಕಿಯಾಗಿ ಶಿಕ್ಷಣ ಇಲಾಖೆ ಸೇರಿದ ಸರೋಜಮ್ಮನವರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿಯಾಗಿ ನಿವೃತ್ತಿ ಹೊಂದಿದರು! ಈ ಮಧ್ಯೆ ಅಜ್ಜಿಯ ಬೆಂಬಲದೊಂದಿಗೆ ತನ್ನ ಇಬ್ಬರೂ ಹೆಣ್ಣುಮಕ್ಕಳನ್ನು ವಿದ್ಯಾವಂತರನ್ನಾಗಿ, ಸುಸಂಸ್ಕೃತರನ್ನಾಗಿ ಬೆಳೆಸಿ ದಡ ಸೇರಿಸಿದರು. ನಾನು ಆಗಲೇ ಹೇಳಿದ ಶಾಲಿನಿಚಾರಿ ಇವರ ಕಿರಿಯ ಮಗಳು! ಮತ್ತೊಬ್ಬರು ಮಾಲಿನಿ ಶ್ರೀನಿವಾಸನ್ ಹಿರಿಯ ಮಗಳು. ಇಬ್ಬರ ಒಡನಾಟ ನನಗೆ ದೊರೆತಿರುವುದು ನನ್ನ ಸೌಭಾಗ್ಯ.

ಹಿಂದಿಯಲ್ಲಿ ವಿದ್ವಾನ್ ಪರೀಕ್ಷೆಯನ್ನು ಅತ್ಯುತ್ತಮ ಅಂಕಗಳೊಂದಿಗೆ ಪಾಸು ಮಾಡಿದ ಸರೋಜಮ್ಮನವರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುಗಳಾಗಿದ್ದರು. ದೈನಂದಿನ ಬೋಧನೆಯ ಜೊತೆಗೆ ತಾವೇ ನಾಟಕಗಳನ್ನು ಬರೆದು ವಿದ್ಯಾರ್ಥಿಗಳಿಂದ ಅಭಿನಯ ಮಾಡಿಸುತ್ತಿದ್ದರು. ಅವರು ಬರೆದ ಅದೆಷ್ಟೋ ಏಕಾಂಕಗಳು, ನಾಟಕಗಳು ಇಂದು ಲಭ್ಯವಿಲ್ಲ. ಆದರೆ ಅವರ ವಿದ್ಯಾರ್ಥಿಗಳು ಅದನ್ನು ಮರೆತಿಲ್ಲ. ಇನ್ನು ಇವರು ರಚಿಸಿರುವ ಚುಟುಕುಗಳಂತೂ ನೂರಾರು. ಸದ್ಯ ಎಲ್ಲವೂ ಡಿಜಿಟಲೀಕರಣಕ್ಕೆ ಒಳ ಪಟ್ಟು ಓದುಗರಿಗೆ ಲಭ್ಯವಾಗಲಿವೆ.

ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಸರೋಜಮ್ಮನವರು, ಅದರ ಅಂಕುಡೊಂಕುಗಳನ್ನೇ ತಮ್ಮ ನಾಟಕಗಳ ವಿಷಯವಾಗಿಸಿದ್ದರು. ಲಭ್ಯವಿರುವ ಒಂದು ಪುಟ್ಟ ನಾಟಕ, 'ಯಮಲೋಕದಲ್ಲಿ ಮರಾಮತ್ತು' ಅಲ್ಲಿ, ಹಣ ಯಮರಾಜನನ್ನೂ ಮರುಳುಗೊಳಿಸಿ ಸಾವನ್ನೂ ಮುಂದೂಡುವ ಶಕ್ತಿಯುಳ್ಳದ್ದು ಎಂಬುದನ್ನು ಮಾರ್ಮಿಕವಾಗಿ ಆದರೆ ಹಾಸ್ಯಮಯ ಧಾಟಿಯಲ್ಲಿ ತೆರೆದಿಡುತ್ತಾರೆ. 15 ಪುಟಗಳ ಈ ನಾಟಕ 1990ರಲ್ಲಿ ಪ್ರಕಟವಾದದ್ದು.

ಇವರು ರಚಿಸಿದ ಶ್ರೀ ರಾಮಾನುಜ ಕೃತಿ, ಸರಳ ಸುಂದರ ಕನ್ನಡದಲ್ಲಿದ್ದು, ಅದನ್ನು ಓದಿದ 9 ವರ್ಷದ ಬಾಲಕ ಸರೋಜಮ್ಮ ಅವರಲ್ಲಿ ಆಂಟಿ ಎಷ್ಟು ಸರಳವಾಗಿ ಬರೆದಿದ್ದೀರಿ. ಇದನ್ನು ಓದಿದ ಮೇಲೆ ರಾಮಾನುಜಾಚಾರ್ಯರ ಭಕ್ತಿ ಪದ್ಧತಿ ಸರ್ವ ಸಮನ್ವಯವಾದದ್ದು ಎಂದು ತಿಳಿಯಿತು ಎಂದಿದ್ದನ್ನು ಸರೋಜಮ್ಮನವರು ಮರೆತಿರಲಿಲ್ಲ.

ಸೂರ್‌ದಾಸರ ಭಜನೆಗಳನ್ನು ಕನ್ನಡಕ್ಕೆ ಸರೋಜಮ್ಮನವರು ತಂದಿದ್ದಾರೆ. 'ಕಂದ ಕಂಡ ಸೂರದಾಸ' ಕೃತಿಯಲ್ಲಿ ಸೂರದಾಸರ ಕೆಲವು ಕೃತಿಗಳು ನಮಗೆ ದೊರೆಯುತ್ತವೆ. ಪುಸ್ತಕದ ಪ್ರತಿಗಳು ಲಭ್ಯವಿಲ್ಲ. ಆದರೆ ಸೂರದಾಸರ ಈ ಹಾಡುಗಳನ್ನು ಕನ್ನಡದ ಪ್ರಸಿದ್ಧ ಗಾಯಕರು ಹಾಡಿದ್ದಾರೆ.

ಹಾಗೆಯೇ ಮಾನಸ ಹಂಸದ ಸುಂದರಕಾಂಡ ಭಾಗವನ್ನೂ ಶಶಿಧರ ಕೋಟೆ ಅವರೇ ರಾಗ ಸಂಯೋಜಿಸಿ ಕೆ ಎಸ್ ಸುರೇಖಾ ಅವರೊಂದಿಗೆ ವಾಚಿಸಿದ್ದಾರೆ. ಕ್ಯಾಸೆಟ್ ರೂಪದಲ್ಲಿ ಸದ್ಯ ಲಭ್ಯವಿರುವ ಈ ವಾಚನವನ್ನು ಡಿಜಿಟಲ್ ರೂಪದಲ್ಲಿ ತರುವ ಪ್ರಯತ್ನ ನಡೆದಿದೆ.

ಶಾಲೆ–ಕಾಲೇಜುಗಳ ಬೋಧನೆ, ಕವನ ಕಾವ್ಯ ನಾಟಕಗಳ ರಚನೆಯೊಂದಿಗೇ, ಸರೋಜಮ್ಮನವರು ರೇಡಿಯೋಗಾಗಿ ಅನೇಕ ನಾಟಕಗಳನ್ನು ಅನುವಾದ ಮಾಡಿಕೊಟ್ಟಿದ್ದಾರೆ. ಇವರು ಆಕಾಶವಾಣಿಗಾಗಿ ರಚಿಸಿದ ಬಲಿದಾನ್ ಸೇರಿದಂತೆ ಹಲವು ಹಿಂದೀ ಏಕಾಂಕ ನಾಟಕಗಳು ಸಾಕಷ್ಟು ಹೆಸರನ್ನು ತಂದುಕೊಟ್ಟವು. ಕನ್ನಡದ ಹಲವು ಕವನಗಳನ್ನು ಹಿಂದಿಗೆ, ಹಿಂದಿಯ ಉತ್ತಮ ಕವನಗಳನ್ನು ಕನ್ನಡಕ್ಕೆ ತಂದಿದ್ದಾರೆ. ರೇಡಿಯೋಗಾಗಿ ನೂರಾರು ಹಿಂದೀ ಪಾಠಗಳನ್ನು ನಡೆಸಿಕೊಟ್ಟಿದ್ದಾರೆ.


ಇದಲ್ಲದೆ ಸರೋಜಮ್ಮನವರು ಉತ್ತಮ ವಾಗ್ಮಿಯಾಗಿದ್ದರು. ರಾಮಚರಿತ ಮಾನಸದ ವಿವಿಧ ಕಾಂಡಗಳ ಪ್ರವಚನವನ್ನು ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನೀಡುತ್ತಿದ್ದರು.

ಸರೋಜಮ್ಮನವರು ಕರ್ನಾಟಕದಲ್ಲಿ ನೂರಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಕವನವಾಚನವನ್ನು ಮಾಡಿದ್ದಾರೆ. ಅಷ್ಟೇ ಅಲ್ಲ, ಹಿಂದಿಯ ಪ್ರಸಿದ್ಧ ಸಾಹಿತಿ ಮಹಾದೇವಿ ವರ್ಮ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತೀಯ ಹಿಂದೀ ಕವಿ ಸಮ್ಮೇಳನದಲ್ಲಿ ಭಾಗವಹಿಸಿ, ಕನ್ನಡದಲ್ಲಿ ಕವನ ವಾಚಿಸಿ ಏಕೈಕ ಮಹಿಳೆ ಎಂ.ಎನ್.ಸರೋಜಮ್ಮ!

ಮೈಸೂರಿನಲ್ಲಿ ಹಿಂದಿ ಪ್ರಸಾರಕ್ಕೆ, ಹಿಂದಿ ಕಲಿಕೆಗೆ ಸರೋಜಮ್ಮ ನವರು ನೀಡಿರುವ ಕೊಡುಗೆ ಅಪಾರ. ಇವರ ಸೇವೆಗಾಗಿ ಹಿಂದೀ ಸಾಹಿತ್ಯ ಪರಿಷತ್ ಪ್ರಯಾಗ, ಕರ್ನಾಟಕ ಮಹಿಳಾ ಹಿಂದೀ ಸೇವಾ ಸಮಿತಿ, ಕರ್ನಾಟಕ ಹಿಂದಿ ಪ್ರಚಾರ ಸಮಿತಿ, ಮೈಸೂರು ಹಿಂದಿ ಪ್ರಚಾರ ಸಮಿತಿ, ಭಾರತೀಯ ಭಾಷಾ ಸಂಘ, ಕೃಷ್ಣ ಕಲಾಮಂದಿರ, ಮಾತೃ ಮಂಡಲಿ ಸಂಸ್ಥೆಗಳು ಗೌರವಿಸಿವೆ. ಪಂಚಭಾಷಾ ಪ್ರವೀಣೆ, ಸಾಹಿತ್ಯಶ್ರೀ ಹಾಗೂ ಇನ್ನು ಹತ್ತು ಹಲವು ಬಿರುದು ಗೌರವಗಳು ಅವರಿಗೆ ಸಂದಿವೆ.

ಅಕ್ಟೋಬರ್ 26 1926ರಲ್ಲಿ ಜನಿಸಿದ ಎಂ.ಎನ್. ಸರೋಜಮ್ಮನವರ ಜನ್ಮ ಶತಾಬ್ಧಿಯ ವರ್ಷವಿದು. ಜೀವನದಲ್ಲಿ ಸವಾಲುಗಳನ್ನೇ ಎದುರಿಸುತ್ತಾ ಬಂದರೂ, ಸಮಾಜ, ವಿಧಿ, ಜನರು, ಯಾರನ್ನೂ ಹಳಿಯದೇ, ತನ್ನ ಪಾಡಿಗೆ ತಾನು ಸಮಾಜ ಮುಖಿ, ಜೀವನ್ಮುಖೀ ಕೆಲಸಗಳನ್ನು ಮಾಡುತ್ತಾ ತಪಸ್ವಿನಿಯಂತೆ 88 ವರ್ಷಗಳ ತುಂಬು ಜೀವನ ನಡೆಸಿದ ಸರೋಜಮ್ಮನವರು ಏಪ್ರಿಲ್ 1 2014ರಲ್ಲಿ ಇಹಲೋಕ ತ್ಯಜಿಸಿದರು. ಇವರು ಜೀವನವನ್ನು ಧೈರ್ಯವಾಗಿ ಮಾತ್ರವಲ್ಲದೇ ಅದಕ್ಕೊಂದು ಸೃಜನಶೀಲ ಆಧ್ಯಾತ್ಮಿಕ ಸ್ಪರ್ಶ ನೀಡಿ ಜೀವಿಸಿದ್ದು ನಮ್ಮೆಲ್ಲರಿಗೂ ಮಾದರಿ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

ಮಹಿಳಾ ದಿನಾಚರಣೆ ಎಂದ ಕೂಡಲೇ ಮಹಿಳಾ ಸಾಧಕರನ್ನು ಹುಡುಕಲು ತೊಡಗುತ್ತೇವೆ. ಇನ್ನೇನು ಮುಂದಿನ ವಾರವೇ ಮಹಿಳಾ ದಿನಾಚರಣೆ. ಅದೇ ಸಂದರ್ಭದಲ್ಲಿ ಎಲೆಮರೆಕಾಯಿಯಂತಿದ್ದ ಇಂತಹ ಮಹಾನ್ ಸಾಧಕಿಯ ಬಗ್ಗೆ ತಿಳಿಸುವ ಅವಕಾಶ ಒದಗಿ ಬಂದದ್ದು ಪುಣ್ಯವೇ ಸರಿ. ಅವರ ಜನ್ಮಶತಮಾನೋತ್ಸವದ ಸಂದರ್ಭದಲ್ಲಿ ಅವರ ಕೊಡುಗೆ, ಅವರ ಕೆಲಸಗಳು, ಅವುಗಳ ಪ್ರಾಮುಖ್ಯತೆಯನ್ನು ಗುರುತಿಸುವ ಕೆಲಸ ನಮ್ಮಿಂದ ಸರ್ಕಾರದಿಂದ ಆಗಬೇಕು. ಅವರನ್ನು ಮರೆಯುವುದು ತರವಲ್ಲ. ಅಷ್ಟು ಮಾತ್ರ ಮಾಡಿದರೆ ನಾವು ಅವರ ನಿಸ್ವಾರ್ಥ ಜೀವನಕ್ಕೆ ಸಲ್ಲಿಸುವ ಪುಟ್ಟ ಗೌರವ ಸಲ್ಲಿಸಿದಂತಾಗುತ್ತದೆ.



ಇಂದು ಉದಯಪುರದಲ್ಲಿ ವಿರೋಶ್ ವಿವಾಹ

ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ

ಉದಯಪುರ, ಫೆ.25– ರಾಜಸ್ಥಾನದ ಉದಯಪುರದಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ರೌಡಿ ಬಾಯ್ ವಿಜಯ್ ದೇವರಕೊಂಡ(ವಿರೋಶ್) ಅವರ ವಿವಾಹ ಫೆ.26(ಗುರುವಾರ)ರಂದು ನಡೆಯಲಿದ್ದು, ಬುಧವಾರ ಹಳದಿ ಶಾಸ್ತ್ರ ನಡೆಯಿತು.

ಉದಯಪುರದ ಹೊರವಲಯದಲ್ಲಿ ರುವ ಐಷಾರಾಮಿ ರೆಸಾರ್ಟ್‌ನಲ್ಲಿ ಗುರುವಾರ ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ವಿಜಯ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್ ಮೂಲಕ ಅಭಿಮಾನಿಗಳೊಂದಿಗೆ ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹಳದಿ ಮತ್ತು ಮೆಹೆಂದಿ ಸಮಾರಂಭಗಳು ಬುಧವಾರ ನಡೆದಿದ್ದು, ಅತಿಥಿಗಳು ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ನಂತರ ಸಂಗೀತ ಕಾರ್ಯಕ್ರಮ ನಡೆಯಿತು. ಈ ವೇಳೆ ಅತಿಥಿಗಳೆಲ್ಲರೂ ಹಾಡಿ, ಕುಣಿದು ಸಂಭ್ರಮಿಸಿದರು.

ಹಳದಿ ಸಮಾರಂಭದಲ್ಲಿ ಭಾಗಿಯಾಗಿದ್ದ ರಶ್ಮಿಕಾ ಮಂದಣ್ಣ ಅವರ ಗೆಳತಿ ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಗುಲಾಬಿ ಟುಲಿಪ್ಸ್ ಮತ್ತು ಬಿಳಿ ಹೂವುಗಳಿಂದ ಅಲಂಕರಿಸಲ್ಪಟ್ಟ ಊಟದ ಮೇಜಿನೊಂದಿಗೆ ವಿವಾಹಪೂರ್ವ ಆಹಾರ ವ್ಯವಸ್ಥೆಗಳ ಚಿತ್ರವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.

"ಗೀತಾ ಗೋವಿಂದಂ" ಮತ್ತು "ಡಿಯರ್ ಕಾಮ್ರೇಡ್" ನಂತಹ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ ಈ ಜೋಡಿ 7 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು ಮತ್ತು ಹಲವು ವರ್ಷಗಳ ಕಾಲ ತಮ್ಮ ಸಂಬಂಧವನ್ನು ರಹಸ್ಯವಾಗಿಟ್ಟಿದ್ದರು. ಆದರೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಸಿಂಗಾರಗೊಂಡ ಕೊಡಗಿನ ಮನೆ: ಮಡಿಕೇರಿ, ಫೆ.25– ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಗೆ ಕ್ಷಣಗಣನೆ ಆರಂಭಗೊಂಡಿದ್ದು, ವಿರಾಜಪೇಟೆ ಯಲ್ಲಿರುವ ರಶ್ಮಿಕಾ ಮಂದಣ್ಣ ಮನೆ ಶೃಂಗಾರಗೊಂಡಿದೆ.

ರಶ್ಮಿಕಾ ಮಂದಣ್ಣ ಮೂಲತಃ ವಿರಾಜಪೇಟೆ ಸಮೀಪದ ಕದನೂರು ಗ್ರಾಮದವರು. ರಶ್ಮಿಕಾ ಅವರ ಪೋಷಕರು ಇಂದಿಗೂ ಅಲ್ಲಿಯೇ ವಾಸವಿದ್ದಾರೆ. ಮದುವೆ ಹಿನ್ನೆಲೆಯಲ್ಲಿ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂದೆ ಚಪ್ಪರ ಹಾಕಲಾಗಿದ್ದು, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಮೈಸೂರು ಮಿತ್ರ

ದೇಶ–ವಿದೇಶದವರಿಂದ ಮೂರು ಮಕ್ಕಳು ದತ್ತು ಸ್ವೀಕಾರ

ಉತ್ತಮ ಭವಿಷ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸಲಹೆ



ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ 3 ಮಕ್ಕಳನ್ನು ದತ್ತು ಪ್ರಕ್ರಿಯೆಗೊಳಪಡಿಸಲಾಯಿತು.

ಮೈಸೂರು,ಫೆ.25(ಎಂಕೆ)–ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಶ್ರೀ ಛಾಯಾ ದೇವಿ ವಿಶೇಷ ದತ್ತು ಕೇಂದ್ರದಿಂದ ಮಕ್ಕಳ ನ್ಯಾಯ(ಪಾಲನೆ ಮತ್ತು ರಕ್ಷಣೆ) ಕಾಯ್ದೆ ಅನ್ವಯ ಮೂರು ಮಕ್ಕಳನ್ನು ಬುಧವಾರ ದತ್ತು ಪ್ರಕ್ರಿಯೆಗೆ ಒಳಪಡಿಸಲಾಯಿತು.

ಮೈಸೂರು ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಸಮ್ಮುಖದಲ್ಲಿ 2 ಮಕ್ಕಳನ್ನು ಸ್ವದೇಶಿ ಹಾಗೂ 1 ಮಗುವನ್ನು ವಿದೇಶಿ (ಸ್ಪೇನ್) ಪೋಷಕರಿಗೆ ದತ್ತು ನೀಡಲಾಯಿತು.

ತಂದೆ–ತಾಯಿಯಿಂದ ಬೇರ್ಪಟ್ಟ 18 ವರ್ಷದೊಳಗಿನ ಮಕ್ಕಳ ರಕ್ಷಣೆ ಮತ್ತು ಪಾಲನೆಯಲ್ಲಿ ಸರ್ಕಾರಿ ವಿಶೇಷ ದತ್ತು ಕೇಂದ್ರ ಹಾಗೂ ಸರ್ಕಾರೇತರ ವಿಶೇಷ ದತ್ತು ಕೇಂದ್ರವಾಗಿ ಶ್ರೀ ಛಾಯಾದೇವಿ ವಿಶೇಷ ದತ್ತು ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಎರಡೂ ಸಂಸ್ಥೆಗಳಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಇದುವರೆಗೆ 41 ಮಕ್ಕಳು ದೇಶಿಯ ಹಾಗೂ 6 ಮಕ್ಕಳನ್ನು ವಿದೇಶಿಯ ಪೋಷಕರಿಗೆ ದತ್ತು ನೀಡಲಾಗಿದೆ.

ದತ್ತು ಪ್ರಕ್ರಿಯೆ ವೇಳೆ ಮಗುವೊಂದನ್ನು ಎತ್ತಿಕೊಂಡು ವಾತ್ಸಲ್ಯ ಮೆರೆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ದತ್ತು ಪಡೆದವರಿಗೆ, ಮಗುವಿನ ಪಾಲನೆ ಜೊತೆಗೆ ಒಳ್ಳೆ ವಿದ್ಯಾಭ್ಯಾಸ ಕೊಡಿಸಿ, ಉನ್ನತ ಸ್ಥಾನಕ್ಕೇರುವಂತೆ ಬೆಳೆಸಿ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ–ಸಿಬ್ಬಂದಿ ಹಾಗೂ ಶ್ರೀ ಛಾಯಾದೇವಿ ವಿಶೇಷ ದತ್ತು ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

ಜೆಎಸ್ಎಸ್ ಪದವಿ ಕಾಲೇಜಿಗೆ ಬಹುಮಾನ



ಜೆಎಸ್ಎಸ್ ಕಲಾ, ವಾಣಿಜ್ಯ–ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು 2025–26ನೇ ಸಾಲಿನ ಚಾಮುಂಡಿ ವಲಯದ ಅಂತರ ಕಾಲೇಜುಗಳ ಪುರುಷರ ವಾಲಿಬಾಲ್‌ನಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು, ಕ್ರೀಡಾಪಟುಗಳನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿತು.

ಜೆಎಸ್ಎಸ್ ಆಸ್ಪತ್ರೆಯಲ್ಲಿ ಆರ್ಟ್ ಫಾರ್ ಸ್ಮೈಲ್ಸ್ ಮಕ್ಕಳ ಆರೈಕೆಗೆ ಸಮರ್ಪಿತ ಕಲಾ ಪ್ರದರ್ಶನ



ಮೈಸೂರು, ಫೆ.25– ಮೈಸೂರು ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಮತ್ತು ಜೆಎಸ್ಎಸ್ ಆಸ್ಪತ್ರೆ ವತಿಯಿಂದ ಆರ್ಟ್ ಫಾರ್ ಸ್ಮೈಲ್ಸ್ ಸಮಾವೇಶಾತ್ಮಕ ಕಲಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಜೆಎಸ್ಎಸ್ ಎಹೆಚ್ಇಆರ್‌ನ ಕುಲಪತಿ ಡಾ. ಹೆಚ್.ಬಸವನಗೌಡಪ್ಪ, ವೈದ್ಯಕೀಯ ಶಿಕ್ಷಣ ನಿರ್ದೇಶಕ ಆರ್.ಮಹೇಶ್ ಹಾಗೂ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಪಿ. ಮಧು ಉದ್ಘಾಟಿಸಿ ಕಲೆ ಮತ್ತು ಆರೋಗ್ಯ ಸೇವೆಯ ಸಮನ್ವಯದ ಮಹತ್ವವನ್ನು ಪ್ರಶಂಸಿಸಿ, ಮಕ್ಕಳ ಸಮಗ್ರ ಚಿಕಿತ್ಸೆಯಲ್ಲಿ ಭಾವನಾತ್ಮಕ ಮತ್ತು ಮಾನಸಿಕ ಆರೈಕೆಯ ಅಗತ್ಯತೆಯನ್ನು ತಿಳಿಸಿದರು.

ಈ ಕಾರ್ಯಕ್ರಮವು ಮಕ್ಕಳ ಚಿಕಿತ್ಸೆಯಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಕಲಾತ್ಮಕ ಚಟುವಟಿಕೆಗಳ ಮೂಲಕ ಮಾನಸಿಕ ಬೆಂಬಲ ನೀಡುವ ಉದ್ದೇಶವನ್ನು ಹೊಂದಿದೆ. ಮಕ್ಕಳಿಗೆ ಆಶಾಭಾವನೆ ಮತ್ತು ಸಂತೋಷ ನೀಡುವ ಸೃಜನಾತ್ಮಕ ವೇದಿಕೆಯನ್ನು ನಿರ್ಮಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು. ಪ್ರದರ್ಶನದಲ್ಲಿ ವಿವಿಧ ಮೂಲ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಮಾರಾಟದಿಂದ ಬಂದ ಹಣದ ಶೇ.50 ಕಲಾವಿದರಿಗೆ ನೀಡಲಾಗಿದೆ. ಉಳಿದ ಶೇ. 50 ಜೆಎಸ್ಎಸ್ ಆಸ್ಪತ್ರೆಯ ಮಕ್ಕಳ ರೋಗಿಗಳಿಗೆ ಕಲಾ ಕಿಟ್‌ಗಳನ್ನು ಒದಗಿಸಲು ಬಳಸಲಾಗುತ್ತದೆ. ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವರ್ಷಾ ತಾಂಡುರೆ ಮತ್ತು ಮನೋವೈದ್ಯಕೀಯ ವಿಭಾಗದ ಡಾ. ಮೇಘಾ ಸದಾಶಿವ ಯಶಸ್ವಿಯಾಗಿ ಸಂಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಜೆಎಸ್ಎಸ್ ಕಲಾಕೃತಿ ಕ್ಲಬ್‌ನ ಸದಸ್ಯರು ವೈದ್ಯರು, ಅಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸನ್ಮಾನ...



ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮರಣಾರ್ಥ, ಕರ್ನಾಟಕ ರಾಜ್ಯ ಭೀಮ್ ಸೇನೆ ಸಂಘದ ವಾರ್ಷಿಕೋತ್ಸವದ ಸಂದರ್ಭದಲ್ಲಿ ದಿ ಮೈಸೂರು ಕೋ–ಆಪರೇಟಿವ್ ಬ್ಯಾಂಕ್ ನಿರ್ದೇಶಕ ಕೆ.ಗಿರೀಶ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥಾಪಕ ರಾಜ್ಯಾಧ್ಯಕ್ಷ ಸರ್ವೇಶ್ ಎಸ್., ಮಾಜಿ ಮೇಯರ್ ಪುರುಷೋತ್ತಮ್ ಹಾಗೂ ಸಂಘದ ಇತರ ನಾಯಕರು ಉಪಸ್ಥಿತರಿದ್ದರು.

ನಮಗೂ ಸಚಿವ ಸ್ಥಾನ ಕೊಡಿ; 24 ಎಂಎಲ್‌ಸಿಗಳ ಮನವಿ ಪತ್ರ

ಬೆಂಗಳೂರು, ಫೆ.25– ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆಗೆ 31 ಯುವ ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್‌ನ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್‌ಸಿ ಸಹಿ ಮಾಡಿದ ಪತ್ರವನ್ನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

ಸಂಪುಟದಲ್ಲಿ ಎಂಎಲ್‌ಸಿಗಳಿಗೆ ಪ್ರಾತಿನಿಧ್ಯ ಇಲ್ಲದಿರುವುದು ಅಸಮಾನತೆ, ನಿರುತ್ಸಾಹ ಭಾವನೆ ಉಂಟು ಮಾಡುತ್ತೆ ಇದು ಎಂಎಲ್‌ಸಿಗಳಿಗೆ ರಾಜಕೀಯ ನಿರೀಕ್ಷೆಗಳಿಲ್ಲ ಎಂಬ ಗ್ರಹಿಕೆಗೆ ಕಾರಣವಾಗುತ್ತದೆ. ಸಮರ್ಥ ನಾಯಕರು ಎಂಎಲ್‌ಸಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬದಲು ವಿಧಾನಸಭಾ ಟಿಕೆಟ್‌ಗಳನ್ನ ಪಡೆಯಲು ಮುಂದಾಗುತ್ತಾರೆ.

ನಂತರ ಇದು ಗುಂಪುಗಾರಿಕೆಗೆ ಕಾರಣವಾಗುತ್ತದೆ. ಪಕ್ಷದ ಸಂಘಟನೆಯನ್ನು ದುರ್ಬಲಗೊಳಿಸುತ್ತದೆ. ಎಲ್ಲಾ ಎಂಎಲ್‌ಸಿಗಳು ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಆಳವಾಗಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ವಿಧಾನ ಪರಿಷತ್ತಿನ ಕನಿಷ್ಠ 5 ಸದಸ್ಯರನ್ನ ಸಚಿವ ಸಂಪುಟದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಭಿಯಂತರ ರಾಷ್ಟ್ರೀಯ ರಂಗ ಉತ್ಸವಕ್ಕೆ ಚಾಲನೆ

ವಿದ್ಯಾರ್ಥಿಗಳ 'ಮಾದಕ' ಮನಸ್ಥಿತಿ ನೀಗಲು ರಂಗಚಟುವಟಿಕೆ ಸಹಕಾರಿ

● ಜಾನಪದ ವಿದ್ವಾಂಸರೂ ಆದ ವಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ಅಭಿಮತ ● ಜಾನಪದ, ರಂಗಭೂಮಿ ಕ್ಷೇತ್ರಕ್ಕೆ ಆದ್ಯತೆ ನೀಡಲು ಸರ್ಕಾರಕ್ಕೆ ಆಗ್ರಹ



ಐದು ದಿನಗಳ ರಾಷ್ಟ್ರೀಯ ರಂಗ ಉತ್ಸವಕ್ಕೆ ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ಚಾಲನೆ ನೀಡಿದರು.

ಮೈಸೂರು,ಫೆ.25(ಎಸ್‌ಪಿಎನ್)– ಇತ್ತೀಚೆಗೆ ರಾಜ್ಯದ ವಿವಿಧೆಡೆ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದೆ. ಮೊಬೈಲ್ ಮತ್ತು ಡ್ರಗ್ಸ್ ಸುಲಭವಾಗಿ ಯುವಜನತೆ ಕೈಸೇರುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಡ್ರಗ್ಸ್ ಸಿಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರೂ ಆದ ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ವಿಷಾಧಿಸಿದರು.

ಮೈಸೂರು ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಅಭಿಯಂತರರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಂದಿನಿಂದ (ಗುರುವಾರ) ಮಾ.1ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ರಂಗ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಜನರಲ್ಲಿ ಮೊಬೈಲ್ ಗೀಳು ಹೆಚ್ಚಾಗುತ್ತಿದೆ. ಇದರ ಜೊತೆಗೆ ಡ್ರಗ್ಸ್, ಮಾದಕ ವಸ್ತುಗಳು ಸುಲಭವಾಗಿ ಸಿಗುತ್ತಿದ್ದು, ಮೈಸೂರಿನಲ್ಲಿ ಅನಧಿಕೃತವಾಗಿ ಡ್ರಗ್ಸ್ ತಯಾರಿಸುವ ಫ್ಯಾಕ್ಟರಿಗಳು ಬೆಳಕಿಗೆ ಬಂದಿರುವುದು ಆತಂಕಕಾರಿ ವಿಷಯ ಎಂದರು.

ವಿದ್ಯಾರ್ಥಿಗಳು ಮೊಬೈಲ್ ಗೀಳು, ಮಾದಕ ವಸ್ತು ಸೇವನೆಗಳಿಂದ ಹೊರ ಬರಬೇಕಾದರೆ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಅಭಿಯಂತರ ಸಂಸ್ಥೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ರಂಗಭೂಮಿಯಲ್ಲಿ ತೊಡಗಿಸುತ್ತಿರುವುದು ಸಂತೋಷದ ವಿಷಯ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬೇಕು ಎಂದು ಸಲಹೆ ನೀಡಿದರು.

ಜಾನಪದ, ರಂಗಭೂಮಿ ಕ್ಷೇತ್ರಕ್ಕೆ ಆದ್ಯತೆ ನೀಡಿ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಹಂತದಲ್ಲಿ ಶಾಸ್ತ್ರೀಯ ಸಂಗೀತ, ಚಿತ್ರಕಲೆಗೆ ಶಿಕ್ಷಕರ ನೇಮಕವಾಗುತ್ತಿದೆ. ಆದರೆ, ಜಾನಪದ, ರಂಗಭೂಮಿ ಕ್ಷೇತ್ರದ ಶಿಕ್ಷಕರಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಇನ್ನಾದರೂ ಇವೆರಡು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ವೃಂದ ಮತ್ತು ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸಮಾಜದಲ್ಲಿ ಅಭಿಯಂತರರ ಕೊಡುಗೆ ಅಪಾರ ಆದರೆ, ಸಮಾಜದಲ್ಲಿ ಇಂಜಿನಿಯರ್ಸ್ ಎಂದರೆ ತಾತ್ಸಾರ ಮನೋಭಾವವಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಿಂದ ಜಾನಪದ ಮತ್ತು ರಂಗಚಟುವಟಿಕೆಗಳಲ್ಲಿ ತೊಡಗಿಸುವುದು ಉತ್ತಮ ಬೆಳವಣಿಗೆ ಎಂದರಲ್ಲದೆ, ಪೋಷಕರು ತಮ್ಮ ಮಕ್ಕಳನ್ನು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸುವ ಮೂಲಕ ಮಕ್ಕಳಲ್ಲಿ ಇನ್ನಷ್ಟು ಆಸಕ್ತಿ ಬೆಳಸಬೇಕು. ಈ ನಿಟ್ಟಿನಲ್ಲಿ ಹಲವಾರು ಯುವಕರಲ್ಲಿ ಸಾಂಸ್ಕೃತಿಕ ಪ್ರಜ್ಞೆ ತುಂಬುವುದರಲ್ಲಿ ಅಭಿಯಂತರರ ಪಾತ್ರ ಅಪಾರ ಎಂದು ಶ್ಲಾಘಿಸಿದರು.


ರಂಗಸಮಾಜ ಸದಸ್ಯ ಶಶಿಧರ್ ಬಾರಿಘಾಟ್ ಮಾತನಾಡಿ, ರಾಷ್ಟ್ರೀಯ ರಂಗೋತ್ಸವ ಆಯೋಜನೆ ಮಾಡುವುದರಲ್ಲಿ ಸಾಕಷ್ಟು ಪರಿಶ್ರಮವಿದೆ. ಕಳೆದ ಹತ್ತು ವರ್ಷಗಳಿಂದ ಅಭಿಯಂತರ ಸಂಸ್ಥೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳನ್ನು ರಂಗಭೂಮಿಯಲ್ಲಿ ತೊಡಗಿಸುತ್ತಿರುವುದು ಸಂತೋಷದ ವಿಷಯ ಎಂದರು.

ಪ್ರತಿಭಟನೆ, ಪ್ರಶ್ನೆ ಮಾಡುವವರನ್ನು ಹುಟ್ಟು ಹಾಕಬೇಕು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಈ ಹಿಂದೆ ರಂಗಭೂಮಿ ಸಮಾಜದ ಬದಲಾವಣೆ ಸಂಕೇತ ಎಂದು ಭಾವಿಸಲಾಗಿತ್ತು. ಇದೀಗ ಈ ಭಾವನೆ ಸುಳ್ಳಾಗುತ್ತಿದೆ. ಈ ಹಿಂದೆ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಮಾಡುವ ಪ್ರವೃತ್ತಿ, ಪ್ರತಿಭಟಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈಗ ಮತ್ತೊಮ್ಮೆ ರಂಗಭೂಮಿ ಪುನರುತ್ಥಾನ ಮಾಡಿ, ಸಮಾಜದ ಬದಲಾವಣೆಗೆ ಮುನ್ನುಡಿ ಬರೆಯಬೇಕು ಎಂದು ಸಂಸ್ಕೃತಿ ಚಿಂತಕರಲ್ಲಿ ಮನವಿ ಮಾಡಿದರು.

ವೇದಿಕೆಯಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ ಕಾಳೇಗೌಡ ನಾಗವಾರ, ಹಿರಿಯ ರಂಗಕರ್ಮಿ ರಾಜಶೇಖರ ಕದಂಬ, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ಅಭಿಯಂತರ ಸಂಸ್ಥೆ ಅಧ್ಯಕ್ಷ ಎಚ್.ಎಸ್.ಸುರೇಶ್ ಬಾಬು, ಕಾರ್ಯದರ್ಶಿ ಬಿ.ಎಸ್.ತಾಂಡವಮೂರ್ತಿ ಸೇರಿದಂತೆ ಇತರರಿದ್ದರು. ಕರಾವಳಿಯ ನಿರ್ದಿಗಂತ ತಂಡದ ಕಲಾವಿದರು ಅಭಿನಯಿಸಿರುವ, ಗಣೇಶ್ ಮಂದಾರ್ತಿ ನಿರ್ದೇಶನದ ಲೋಹಿಯಾ ಅವರ ಲೇಖನಗಳ ಆಧರಿತ 'ರಾಮ ಕೃಷ್ಣ ಶಿವ'(ಕನ್ನಡ) ನಾಟಕ ಪ್ರದರ್ಶನಗೊಂಡಿತು.

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ

ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ



ಬೆಂಗಳೂರು, ಫೆ.25– ಆರೋಗ್ಯ ಇಲಾಖೆಯಲ್ಲಿ ಔಷಧಿ ಕೊರತೆ, ದೊಡ್ಡ ಪ್ರಮಾಣದ ಅಕ್ರಮಗಳು ಮತ್ತು ಆರೋಗ್ಯ ಸೇವೆಗೆ ಅಡ್ಡಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಬುಧವಾರ ಕಾಂಗ್ರೆಸ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು 'ದೂಷಣೆಯ ರಾಜಕೀಯ'ದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ, ಆರೋಗ್ಯ ಇಲಾಖೆಯೇ ಐಸಿಯುನಲ್ಲಿದ್ದು, ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ತೀವ್ರ ಕೊರತೆ ಇದೆ. 108 ಆಂಬುಲೆನ್ಸ್ ಸೇವೆಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ. ವೈದ್ಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಸಾಧನೆಯ ಸಮಾವೇಶಗಳೊಂದಿಗೆ ಅಧಿಕಾರಕ್ಕೆ ಬಂದು 1,000 ದಿನಗಳನ್ನು ಆಚರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲಿಗೆ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಸರಿ ಇಲ್ಲ. ಔಷಧಿಗಳು ಸಿಗುತ್ತಿಲ್ಲ. ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ಬೇಜಾಬ್ದಾರಿಯಿಂದ ಆರೋಗ್ಯ ಇಲಾಖೆ ನಷ್ಟದಲ್ಲಿದೆ. ಕೇಂದ್ರದ ಜನೌಷಧಿಯನ್ನು ಮುಚ್ಚುವ ಕೆಲಸ ಮಾಡಿದರು. ಖಾಸಗಿ ಫಾರ್ಮಾಸಿ ಗಳಲ್ಲಿ ಔಷಧಿ ತೆಗೆದುಕೊಳ್ಳಿ ಎಂದು ಸರ್ಕಾರಿ ವೈದ್ಯರೇ ಹೇಳುತ್ತಿದ್ದಾರೆ.

ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್ ಸೇವೆಗಳಿಗೆ ಬಾಕೀ ಹಣ ಉಳಿಸಿಕೊಂಡಿದ್ದಾರೆ. ಇದರಿಂದ ಬಡ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಸಾಧನ ಸಮಾವೇಶ ಮಾಡುತ್ತಿದ್ದಾರೆ. ಆದರೆ ಜನರು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಗೊತ್ತಾ? ಎಂದು ಪ್ರಶ್ನೆ ಮಾಡಿದರು.

ನನ್ನ ಪ್ರಕಾರ ಕಾಂಗ್ರೆಸ್ ನುಡಿದಂತೆ ನಡೆಯುತ್ತಿರುವ ಸರ್ಕಾರ ಅಲ್ಲ. ಜನರಿಗಾಗಿ ಇರುವ ಸರ್ಕಾರ ಅಲ್ಲ. ದಲ್ಲಾಳಿಗಳಿಗಾಗಿ ಇರುವ ಸರ್ಕಾರ. ಔಷಧಿ ಕೊರತೆ ಉಂಟಾಗಲು ಸರ್ಕಾರ, ಸಚಿವರು ಕಾರಣ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಔಷಧಿ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದೆ. ಟೆಂಡರ್ ಕರೆದರೂ ಯಾರು ಭಾಗಿಯಾಗುತ್ತಿಲ್ಲ. ನಾನು ನೇರವಾಗಿ ಆರೋಪ ಮಾಡುತ್ತಿದ್ದೇನೆ. ಶೇ.15–20ರಷ್ಟು ಕಮಿಷನ್ ಹಾವಳಿಯಿಂದ ಟೆಂಡರ್‌ನಲ್ಲಿ ಯಾರು ಭಾಗಿಯಾಗುತ್ತಿಲ್ಲ ಎಂದು ಆರೋಪಿಸಿದರು.

ನಾಯಕತ್ವ ಬದಲಾವಣೆಗೆ ಕೆಪಿಸಿಸಿ ಮನಸ್ಸು ಮಾಡದೇ ಏನೂ ಆಗದು

ಇದಕ್ಕೆ ಗಡುವು ನೀಡಲಾಗದು: ಸಚಿವ ಪ್ರಿಯಾಂಕ್ ಖರ್ಗೆ



ಬೆಂಗಳೂರು, ಫೆ.25(ಕೆಎಂಶಿ)– ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ವರಿಷ್ಠರಿಗೆ ಗಡುವು ನೀಡಿದರೆ ಯಾವುದೇ ಪ್ರಯೋಜನ ಇಲ್ಲ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿಗೆ ಡೆಡ್‌ಲೈನ್ ಕೊಟ್ಟರೆ ಯಾವ ಕೆಲಸನೂ ಆಗಲ್ಲ. ದೆಹಲಿ ನಾಯಕರಿಗೆ ಮುಹೂರ್ತ ನಿಗದಿ ಮಾಡಲೂ ಆಗದು, ಗಡುವು ನೀಡಲೂ ಆಗದು ಎಂದರು.

ವರಿಷ್ಠರಿಗೆ ಯಾವಾಗ ಅವಶ್ಯಕತೆ ಎನ್ನಿಸುವುದೋ ಆಗ ಕರೆಸಿ ಮಾತನಾಡುತ್ತಾರೆ. ನಾವು (ಸಚಿವರುಗಳು) ಮಾಧ್ಯಮದ ಮುಂದೆ ಹೇಳಿಕೆ ನೀಡುವುದರಿಂದ ಏನೂ ಆಗುವುದಿಲ್ಲ.

ಎಲ್ಲಾ ಸಮುದಾಯದವರೂ ಮುಖ್ಯಮಂತ್ರಿಗಾದಿಗೆ ಒತ್ತಾಯ ಮಾಡುತ್ತಾರೆ. ಆದರೆ, ಯಾರು ಸಮರ್ಥರಿರುತ್ತಾರೋ, ಅವರ ಬಗ್ಗೆ ಸಮಯ ಬಂದಾಗ ತೀರ್ಮಾನ ಕೈಗೊಳ್ಳುತ್ತಾರೆ.

ಇನ್ನು ದಲಿತ ಮುಖ್ಯಮಂತ್ರಿ ವಿಚಾರವೂ ಅಷ್ಟೇ. ನಾವು ಹೇಳಿಕೆ ನೀಡಿದ ತಕ್ಷಣ ಏನೂ ಆಗುವುದಿಲ್ಲ. ಸುಮ್ಮನೆ ಅನಗತ್ಯವಾಗಿ ಹೇಳಿಕೆ ನೀಡಿ ಅನಗತ್ಯ ಗೊಂದಲ ಸೃಷ್ಟಿಸಿಕೊಳ್ಳುವುದು ಸರಿಯಲ್ಲ.

ಕಾಂಗ್ರೆಸ್‌ನಲ್ಲಿ ಯಾರೇ ಮುಖ್ಯಮಂತ್ರಿ ಆದರೂ ಡಾ.ಅಂಬೇಡ್ಕರ್ ಸಂವಿಧಾನ ಅನುಷ್ಠಾನಕ್ಕೆ ತರುವುದೇ ನಮ್ಮ ಜವಾಬ್ದಾರಿ, ಸಾಮಾಜಿಕ ನ್ಯಾಯ, ಸಮಬಾಳು, ಸಮಪಾಲು ನಮ್ಮ ಜವಾಬ್ದಾರಿ.

ನನಗೆ ನೀವೇ ಪದೋನ್ನತಿ ನೀಡುತ್ತಿದ್ದೀರಿ. ನನ್ನ ಹಣೇಬರಹ ನನಗೆ ತಿಳಿಯದೆ, ಬೇರೆಯವರು ಹೇಗೆ ಹೇಳುತ್ತಾರೆ.

ಮಾಧ್ಯಮದವರೇ ನನಗೆ ಪ್ರಮೋಶನ್ ಕೊಡುತ್ತಿದ್ದೀರಾ. ನೀವು ಹೇಳಿದರೂ ಪ್ರಯೋಜನ ಇಲ್ಲ. ನಮ್ಮಲ್ಲಿ ಎಐಸಿಸಿಯೇ ಅಂತಿಮ, ಅದನ್ನು ಪ್ರಶ್ನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಪಾಸ್‌ಪೋರ್ಟ್ ಪರಿಶೀಲನೆ ವೇಳೆ ತಪ್ಪದೆ ನಿಗದಿತ ಮಾನದಂಡ ಪಾಲಿಸಿ

ಪೊಲೀಸರಿಗೆ ಡಿಜಿ ಡಾ.ಎಂ.ಎ.ಸಲೀಂ ಆದೇಶ



ಮೈಸೂರು,ಫೆ.25(ಎಸ್‌ಪಿಎನ್)– ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಕಡ್ಡಾಯವಾಗಿ ಬಾಡಿ ಕ್ಯಾಮರಾಗಳನ್ನು ಬಳಕೆ ಮಾಡಬೇಕು ಮತ್ತು ನಿಗದಿತ ಮಾನದಂಡಗಳನ್ನು ಎಲ್ಲಾ ಠಾಣಾಧಿಕಾರಿ ಇಲ್ಲವೇ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.

ರಾಜ್ಯದ ಎಲ್ಲಾ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪರಿಶೀಲನೆಗಾಗಿ ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲದೆ, ಸ್ಥಳೀಯ ನಿವಾಸಿಗಳಿಂದ ಅರ್ಜಿದಾರರ ಮಾಹಿತಿ ಸಂಗ್ರಹಿಸಬೇಕು.

ಅರ್ಜಿದಾರರ ಪರ ಪರಿಶೀಲನಾ ವರದಿ ಸಲ್ಲಿಸುವ ವೇಳೆ ಸ್ಪಷ್ಟ ಪುರಾವೆಗಳಿಲ್ಲದೆ, ಪ್ರತಿಕೂಲ ವರದಿಯನ್ನು ಸಲ್ಲಿಸುವಂತಿಲ್ಲ. ಅರ್ಜಿದಾರರಿಂದ ಯಾವುದೇ ರೀತಿಯ ಆಮಿಷ ನಿರೀಕ್ಷಿಸುವಂತಿಲ್ಲ. ಲಂಚ ಪಡೆಯುವ ಉದ್ದೇಶದಿಂದ ಅರ್ಜಿದಾರರಿಗೆ ಕಿರುಕುಳ ನೀಡುವಂತಿಲ್ಲ. ಅರ್ಜಿದಾರರನ್ನು ಪೊಲೀಸ್ ಠಾಣೆಗಳಿಗೆ ಕರೆಸುವುದಾಗಲಿ, ವಿನಾಃಕಾರಣ ಅಲೆದಾಡಿಸಿ ಕಾಲವಿಳಂಬ ಮಾಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.

ಪಾಸ್‌ಪೋರ್ಟ್ ಪರಿಶೀಲನೆಗೆ ಅರ್ಜಿದಾರರು ನೀಡಿರುವ ವಿಳಾಸಕ್ಕೆ ಹೋಗುವ ಮುಂಚಿತವಾಗಿ ಸಂಬಂಧಪಟ್ಟವರಿಗೆ ಮಾಹಿತಿ ತಿಳಿಸಬೇಕು (ಕನಿಷ್ಠ 24 ಗಂಟೆಗಳ ಮುಂಚಿತವಾಗಿ ಎಸ್‌ಎಂಎಸ್ ಇಲ್ಲವೆ ದೂರವಾಣಿ ಮೂಲಕ). ಎಲ್ಲಾ ಕ್ರಮಗಳನ್ನು ಪಾರದರ್ಶಕವಾಗಿ ದಾಖಲಿಸಬೇಕು. ಪಾಸ್‌ಪೋರ್ಟ್ ಪರಿಶೀಲನೆ ನಡೆಸುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಪ್ರಾರಂಭದಿಂದ ಕೊನೆಯವರೆಗೆ (ಪಾಸ್‌ಪೋರ್ಟ್ ಪರಿಶೀಲನೆ ಅಂತ್ಯದವರೆಗೆ) ಬಾಡಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಧರಿಸಬೇಕು. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಿ, ವಾರಕ್ಕೊಮ್ಮೆ ಡಿಜಿ ಮತ್ತು ಐಜಿಪಿ ಕಚೇರಿಗೆ ಪಾಲನಾ ವರದಿ ಸಲ್ಲಿಸಬೇಕು. ಪರಿಶೀಲನೆಗೆ ಕೆಲವು ನಿಯಮಗಳ ಪಾಲನೆಯಲ್ಲಿ ವಿನಾಯ್ತಿಯ ಅಗತ್ಯವಿದ್ದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು.

ಪಾಸ್‌ಪೋರ್ಟ್ ಅರ್ಜಿ ಪರಿಶೀಲನೆ ವೇಳೆ ಈ ಮೇಲ್ಕಂಡ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಗೊಂದು ವೇಳೆ ಈ ಮೇಲಿನ ಮಾರ್ಗಸೂಚಿಗಳನ್ನು ಪಾಲಿಸದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.

ಡೋಪ್ಲಿನ್ ಕಾಂಪ್ಲೆಕ್ಸ್; ಮಳಿಗೆದಾರರಿಗೆ ಎಂಡಿಎ ನೋಟಿಸ್

ಮೈಸೂರು,ಫೆ.25(ಪಿಎಂ)– ನಗರದ ಹೃದಯಭಾಗದಲ್ಲಿರುವ ಡೋಪ್ಲಿನ್ ಕಾಂಪ್ಲೆಕ್ಸ್ ಮಳಿಗೆದಾರರ ತೆರವಿಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಸಿದ್ಧತೆ ನಡೆಸಿದ್ದು, 40ಕ್ಕೂ ಹೆಚ್ಚು ಮಳಿಗೆದಾರರಿಗೆ ನೋಟಿಸ್ ಜಾರಿ ಮಾಡಿದೆ.

ಎಂಡಿಎ ವಿಶೇಷ ತಹಶೀಲ್ದಾರ್ ವಲಯ ಕಚೇರಿ–4 ವತಿಯಿಂದ ಮಳಿಗೆದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಎಲ್ಲಾ ಮಳಿಗೆದಾರರಿಗೆ ಪ್ರತ್ಯೇಕವಾಗಿ ನೋಟಿಸ್ ನೀಡಲಾಗಿದ್ದು, ಎಂಡಿಎಗೆ ಸೇರಿದ ಆಸ್ತಿಯಲ್ಲಿ ನೀವು (ಮಳಿಗೆದಾರರು) ಅನಧಿಕೃತವಾಗಿ ಸ್ವಾಧೀನಾನುಭವದಲ್ಲಿದ್ದು, ಸದರಿ ಸ್ವತ್ತು ಎಂಡಿಎ ಆಸ್ತಿ ಆಗಿರುವುದು ದೃಢಪಟ್ಟಿದೆ. ಸದರಿ ಆಸ್ತಿಯಲ್ಲಿ ನೀವು ಅನಧಿಕೃತವಾಗಿ ಸ್ವಾಧೀನಾನುಭವದಲ್ಲಿರುವ ಕಾರಣ ನಿಮ್ಮನ್ನು ಮಳಿಗೆಯಿಂದ ತೆರವು ಮಾಡುವ ಅಗತ್ಯವಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಸದರಿ ಸ್ವತ್ತನ್ನು ನಿಮಗೆ ಹಂಚಿಕೆ ಮಾಡಲು ಅಧಿಕಾರ ಹೊಂದಿರದ ಅಂದಿನ ಅಧೀಕ್ಷಕ ಅಭಿಯಂತರರು 10.9.1998ರ ಮಂಜೂರಾತಿ ಪತ್ರದನ್ವಯ ತಿಂಗಳ ಬಾಡಿಗೆ ಆಧಾರದಲ್ಲಿ ನೀಡಿದ್ದು, ಸದರಿ ಮಂಜೂರಾತಿಯನ್ನು ದಿನಾಂಕ 20.1.2001ರ ಆದೇಶ ಹಾಗೂ ದಿನಾಂಕ 11.6.2018ರ ಆದೇಶದನ್ವಯ ರದ್ದು ಗೊಳಿಸಲಾಗಿದೆ.

11.6.2018ರ ಸದರಿ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಈ ಸಂಬಂಧ ಇತ್ಯರ್ಥಪಡಿಸಿ ದಿನಾಂಕ 17.11.2025ರಂದು ಹೊರಡಿಸಿದ ಆದೇಶದಲ್ಲಿ ಹೈಕೋರ್ಟ್ ರಿಟ್ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿದ್ದು, ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅನುಭವದಾರರನ್ನು ಒಕ್ಕಲೆಬ್ಬಿಸುವ) ಕಾಯ್ದೆ 1974 ಮತ್ತು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ 1987ರ ವಿಧಿ 74ರಡಿಯಲ್ಲಿ ಕ್ರಮ ವಹಿಸಲು ಆಯುಕ್ತರಿಗೆ ನಿರ್ದೇಶನ ನೀಡಿದೆ.

ಆದ್ದರಿಂದ ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅನುಭವದಾರರನ್ನು ಒಕ್ಕಲೆಬ್ಬಿಸುವ) ಕಾಯ್ದೆ 1974ರ ವಿಧಿ 4(1) ರನ್ವಯ ನಿಮ್ಮನ್ನು ಪ್ರಾಧಿಕಾರಕ್ಕೆ ಸೇರಿದ ಶೆಡ್ಯೂಲ್ ಸ್ವತ್ತಿನಿಂದ ಒಕ್ಕಲೆಬ್ಬಿಸಬಾರದೇಕೆ ಎಂಬ ಬಗ್ಗೆ ದಿನಾಂಕ 5.3.2026 ರೊಳಗೆ ಸಮಜಾಯಿಷಿಯನ್ನು ದಾಖಲಾತಿಗಳೊಂದಿಗೆ ಸಲ್ಲಿಸಲು ತಿಳಿಸಿದೆ. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಂಡಿಎ ಕಾರ್ಯದರ್ಶಿಗಳು ಮಳಿಗೆದಾರರಿಗೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಕೊನೆಗೂ ಮನೆಗೆ ಮರಳಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಸೋದರಳಿಯ



ಬೆಂಗಳೂರು: 25– 10 ದಿನಗಳಿಂದ ನಾಪತ್ತೆಯಾಗಿದ್ದ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಅವರ ಸೋದರಳಿಯ ಅನಿರುದ್ಧ್ ರಮೇಶ್ ಕೊನೆಗೂ ಪತ್ತೆಯಾಗಿದ್ದಾರೆ.

ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹನುಮಂತ ನಗರದಲ್ಲಿ ವಾಸವಿದ್ದರು.

ಅನಿರುದ್ಧ್ ನಾಪತ್ತೆಯಾಗಿರುವ ಬಗ್ಗೆ ಫೆ.23 ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಭಾಸ್ಕರ್‌ರಾವ್, ಅನಿರುದ್ಧ್ ರಮೇಶ್ ಅವರ ಪತ್ತೆಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದರು. ಫೆ.17 ರಂದು ನಾಪತ್ತೆ ದೂರು ದಾಖಲಿಸಲಾಗಿತ್ತು.

ಮುಖ್ಯಮಂತ್ರಿಯಾಗಲು ನಾನೂ ಸಮರ್ಥನಿದ್ದೇನೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಹಿರಂಗವಾಗೇ ಹಕ್ಕೊತ್ತಾಯ



ಬೆಂಗಳೂರು, ಫೆ.25(ಕೆಎಂಶಿ)– ಮುಖ್ಯಮಂತ್ರಿಗಾದಿ ನಿಭಾಯಿಸಲು ನಾನು ಸಮರ್ಥನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.

ನಾನು ಸಮರ್ಥ ಇರುವುದರಿಂದಲೇ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಹಾಗೂ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅಲ್ಲದೆ, ಎರಡು ಬಾರಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಎಂಟು ವರ್ಷ ಪಕ್ಷದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಸಾಮರ್ಥ್ಯ ವಿಷಯದಲ್ಲಿ ನನ್ನನ್ನು ಯಾರೂ ಪ್ರಶ್ನಿಸುವಂತಿಲ್ಲ.

ಮಾಜಿ ಸಚಿವ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆಯಲ್ಲಿ ಏನು ತಪ್ಪಿದೆ. ದಲಿತರು ಮುಖ್ಯಮಂತ್ರಿ ಯಾಕಾಗಬಾರದು. ನನಗೆ ಅರ್ಹತೆ ಇದೆಯೆಂದೇ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ.

ಅವರು ತಪ್ಪು ಮಾತನಾಡಿದ್ದರೆ ಹೇಳಿ ಸರಿಪಡಿಸೋಣ. ಸಾರ್ವಜನಿಕವಾಗಿ ಹಾದಿ ಬೀದಿಯಲ್ಲಿ ಚರ್ಚೆ ಮಾಡುವುದಲ್ಲ. ನಾಯಕತ್ವ ವಿಷಯ ಏನಿದ್ದರೂ ವರಿಷ್ಠರು ನಾಲ್ಕು ಗೋಡೆ ಮಧ್ಯೆ ಚರ್ಚಿಸಿ ತೀರ್ಮಾನಿಸುತ್ತಾರೆ.

ಇಲ್ಲವೇ ಶಾಸಕಾಂಗ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಆಗುತ್ತದೆ. ನನ್ನ ಹೆಸರು ಕೂಗಿದ ತಕ್ಷಣ ಆಗುವುದಿಲ್ಲ. ಹಾಗಂತಾ ಅದು ತಪ್ಪು ಎಂದೂ ಹೇಳಲಾಗದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ.

ಮಾಧ್ಯಮದ ಮುಂದೆ ನಾನು ಸಿಎಂ ಆಗಬೇಕೆಂದ ತಕ್ಷಣ ಆಗಲು ಸಾಧ್ಯವಿಲ್ಲ. ಅದು ಸಾರ್ವಜನಿಕ ಚರ್ಚೆಯಾಗಿಯೇ ಉಳಿಯುತ್ತದೆ.

ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ನಾನು ಸಮರ್ಥನಿದ್ದೇನೆ. ಅದರಲ್ಲಿ ಎರಡು ಮಾತಿಲ್ಲ ಎಂದು ಬಹಿರಂಗವಾಗಿಯೇ ತಮ್ಮ ಹಕ್ಕು ಮಂಡಿಸಿದರು.

ಮತ್ತೊಂದೆಡೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ, ಸುದ್ದಿಗಾರರೊಂದಿಗೆ ಮಾತನಾಡಿ, ದಲಿತ ಮುಖ್ಯಮಂತ್ರಿ ಚರ್ಚೆ ಅಪ್ರಸ್ತುತ. ಈಗ ಅದಕ್ಕೆ ಕಾಲವೂ ಅಲ್ಲ ಎಂದು ಒಂದೇ ಮಾತಿನಲ್ಲಿ ಹೇಳಿ ಮುಗಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಎರಡು–ಮೂರು ತಿಂಗಳಿಂದ ಭಾರೀ ಚರ್ಚೆಗಳು ನಡೆಯುತ್ತಿದ್ದರೂ, ಎಐಸಿಸಿ ವರಿಷ್ಠರು ಮಾತ್ರ ಇನ್ನೂ ಮೌನವಾಗಿದ್ದಾರೆ.

ಆದರೆ, ಒಂದು ವಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತಾವು ಕುರುಬ ಸಮುದಾಯದವನು ಎಂಬ ಕಾರಣಕ್ಕೆ ಅಧಿಕಾರದಿಂದ ಇಳಿಸುವ ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ಬಹಿರಂಗವಾಗಿಯೇ ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆ ನಂತರ ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಆ ಸಮುದಾಯದ ಸಚಿವರಿಂದಲೇ ಸಾರ್ವಜನಿಕವಾಗಿ ಹೇಳಿಕೆ ಮತ್ತು ಹಕ್ಕೊತ್ತಾಯವಾಗುತ್ತಿದೆ.

ಯುಕೆ ಪ್ರವಾಸದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ

ಕರ್ನಾಟಕದ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆಗೆ ಒತ್ತು

ನ್ಯೂ ಕ್ಯಾಸಲ್(ಯುಕೆ), ಫೆ25, ಕರ್ನಾಟಕ ಕೃಷಿಯಲ್ಲಿ ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಒತ್ತು ನೀಡುವುದಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬುಧವಾರ ಯುಕೆಯ ಪ್ರತಿಷ್ಠಿತ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಜ್ಞಾನ ವಿನಿಮಯ ಕಾರ್ಯಕ್ರಮದಡಿ ವಿಶ್ವವಿದ್ಯಾಲಯದ ಮುಖ್ಯಸ್ಥರು, ವಿಜ್ಞಾನಿಗಳು ಮತ್ತು ಸಂಶೋಧಕರನ್ನು ಉದ್ದೇಶಿಸಿ ಅವರು ಮಾತನಾಡಿದರು.



ಯುಕೆಯ ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ.

ಕರ್ನಾಟಕದ ಕೃಷಿ ಚಿತ್ರಣವನ್ನು ತೆರೆದಿಟ್ಟ ಸಚಿವರು, ರಾಜ್ಯವು 191 ಲಕ್ಷ ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣದಲ್ಲಿ 124 ಲಕ್ಷ ಹೆಕ್ಟೇರ್ ಕೃಷಿ ಯೋಗ್ಯ ಭೂಮಿ ಮತ್ತು 10 ವೈವಿಧ್ಯಮಯ ಕೃಷಿ ಹವಾಮಾನ ವಲಯಗಳನ್ನು ಹೊಂದಿರುವ ಪ್ರಗತಿಪರ ರಾಜ್ಯವಾಗಿದೆ ಎಂದು ತಿಳಿಸಿದರು.

ರಾಜ್ಯದ ಒಟ್ಟು ಕೃಷಿ ಭೂಮಿಯಲ್ಲಿ ಶೇ. 35 ರಷ್ಟು ಅಂದರೆ 36 ಲಕ್ಷ ಹೆಕ್ಟೇರ್ ಪ್ರದೇಶ ನೀರಾವರಿ ಸೌಲಭ್ಯ ಹೊಂದಿದ್ದು, ಭತ್ತ ಕಬ್ಬು, ಹತ್ತಿ, ಜೋಳ, ರಾಗಿ ಹಾಗೂ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ತೆಂಗು, ಕಾಫಿ, ಮೆಣಸಿನಂತಹ ವಾಣಿಜ್ಯ ಬೆಳೆಗಳನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ ಎಂದು ವಿವರಿಸಿದರು.

ಕರ್ನಾಟಕವು ವಾರ್ಷಿಕವಾಗಿ 150 ರಿಂದ 160 ಲಕ್ಷ ಟನ್ ಆಹಾರ ಧಾನ್ಯಗಳನ್ನು ಉತ್ಪಾದಿಸುವ ಮೂಲಕ ರಾಜ್ಯದ ಒಟ್ಟು ಜಿಡಿಪಿಗೆ ಶೇ.15 ರಿಂದ 20 ರಷ್ಟು ಕೊಡುಗೆ ನೀಡುತ್ತಿದೆ ಮತ್ತು ಶೇ. 55 ರಷ್ಟು ಜನರಿಗೆ ಕೃಷಿ ಹಾಗೂ ಸಂಬಂಧಿತ ವಲಯಗಳಲ್ಲಿ ಉದ್ಯೋಗಾವಕಾಶ ಒದಗಿಸುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ನ್ಯೂ ಕ್ಯಾಸಲ್ ವಿಶ್ವವಿದ್ಯಾಲಯದ ಕಂಪ್ಯೂಟರಿಂಗ್, ನೈಸರ್ಗಿಕ ಮತ್ತು ಇಂಜಿನಿಯರಿಂಗ್ ವಿಭಾಗಗಳ ಸಂಶೋಧಕರೊಂದಿಗಿನ ಈ ಸಂವಾದವು ಕರ್ನಾಟಕಕ್ಕೆ ಸುಧಾರಿತ ವಿಶ್ಲೇಷಣಾತ್ಮಕ ಸಾಧನಗಳನ್ನು ಪರಿಚಯಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಸಚಿವರು ಆಶಿಸಿದರು.

ಈ ಜ್ಞಾನ ವಿನಿಮಯ ಕಾರ್ಯಕ್ರಮಕ್ಕೆ ಸಹಕರಿಸಿದ ವಿಶ್ವವಿದ್ಯಾಲಯದ ಮುಖ್ಯಸ್ಥರು ಮತ್ತು ಇಕ್ರಿಸಾಟ್ (ICRISAT) ಸಂಸ್ಥೆಗೆ ಧನ್ಯವಾದ ಅರ್ಪಿಸಿದ ಸಚಿವರು, ಭವಿಷ್ಯದಲ್ಲಿ ಕರ್ನಾಟಕ ಮತ್ತು ಯುಕೆ ನಡುವೆ ಮಾನವ ಸಂಪನ್ಮೂಲ ವಿನಿಮಯ, ತಂತ್ರಜ್ಞಾನ ವರ್ಗಾವಣೆ ಮತ್ತು ಪರಸ್ಪರ ಪ್ರಯೋಜನಕಾರಿ ಸಹಯೋಗದ ಕಾರ್ಯಕ್ರಮಗಳನ್ನು ರೂಪಿಸುವ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಭಾರೀ ಬೆಲೆ ಬಾಳುವ ಚಿನ್ನಾಭರಣ ಬಿಟ್ಟು ನಗದು ದೋಚಿದ ಕಳ್ಳರು

ಕಿಕ್ಕೇರಿ: ಪಟ್ಟಣದ ಬ್ರಹ್ಮೇಶ್ವರ ದೇಗುಲ ಬೀದಿಯಲ್ಲಿ ಮಂಗಳವಾರ ರಾತ್ರಿ ಕಳ್ಳರು ಮನೆ ಬೀಗ ಮುರಿದು ನುಗ್ಗಿ ಬೆಲೆ ಬಾಳುವ ಚಿನ್ನಾಭರಣ ಬಿಟ್ಟು 10 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಮಂದಗೆರೆ ರಸ್ತೆಯ ಜಗನ್ನಾಥ್ ಹೋಟೆಲ್ ಮಾಲಿಕ ಜಗನ್ನಾಥ್ ಎಂಬುವರ ಮನೆಯಲ್ಲಿ ಈ ಕಳ್ಳತನ ಸಂಭವಿಸಿದೆ. ಇವರು ಬಿ.ಎಂ. ರಸ್ತೆಯಲ್ಲಿ ಹೊಸದಾಗಿ ಹೋಟೆಲ್ ಕಟ್ಟಡ ನಿರ್ಮಿಸುತ್ತಿದ್ದರು. ಈ ಸಲುವಾಗಿ 10ಲಕ್ಷ ರೂ.ಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು.

ಮನೆಯ ಬೀಗವನ್ನು ಹಾಕಿಕೊಂಡು ಇವರ ಸಹೋದರರು ಹೊರಗಡೆ ಹೋಗಿದ್ದರು. ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮನೆಯ ಮುಂಬಾಗಿಲು ಬೀಗ ಮುರಿದು ಒಳ ನುಗ್ಗಿದ್ದಾರೆ. ಮನೆಯಲ್ಲಿದ್ದ ಬೀರು ಬಾಗಿಲು ಹೊಡೆದು ಬೀರುವಿನಲ್ಲಿದ್ದ ಭಾರೀ ಬೆಲೆ ಬಾಳುವ ಚಿನ್ನಾಭರಣ ಅಲ್ಲಿಯೇ ಬಿಟ್ಟು ನಗದು ದೋಚಿ ಪರಾರಿಯಾಗಿದ್ದಾರೆ.

ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಿಕ್ಕೇರಿ ಇನ್ಸ್‌ಪೆಕ್ಟರ್ ಜಯರಾಂ, ಜಿಲ್ಲಾ ಪೊಲೀಸ್ ತಂಡದ ಬೆರಳು ಮುದ್ರೆ ತಜ್ಞ ಮಂಜು, ನಾಗರಾಜು ಹಾಗೂ ಶ್ವಾನದಳದ ಸಯ್ಯದ್ ಆಗಮಿಸಿದ್ದರು. ಕಳುವಾದ ಮನೆಯ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ತೀವ್ರವಾಗಿ ಪರಿಶೀಲನೆ ನಡೆಸಿದರು.

ಸೈಜುಗಲ್ಲು ಎತ್ತಾಕಿ ವ್ಯಕ್ತಿಯ ಕೊಲೆಗೆ ಯತ್ನಿಸಿದ 11 ಮಂದಿ ಬಂಧನ

ಹುಡುಗಿ ನಾಪತ್ತೆಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕೃತ್ಯ

ಮಂಡ್ಯ, ಫೆ.25– ವ್ಯಕ್ತಿಯೊಬ್ಬನ ಮೇಲೆ ಸೈಜು ಗಲ್ಲುಗಳನ್ನು ಎತ್ತಿ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ 11 ಮಂದಿ ಆರೋಪಿಗಳನ್ನು ಪೊಲೀಸ್ ವಿಶೇಷ ತಂಡ ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕನ್ನು ವಶಪಡಿಸಿಕೊಂಡಿದೆ.

ಈ ಕೊಲೆಯತ್ನ ಪ್ರಕರಣದಲ್ಲಿ 14 ಮಂದಿ ಪಾಲ್ಗೊಂಡಿದ್ದು, ಉಳಿದ ಮೂವರು ತಲೆ ಮರೆಸಿಕೊಂಡಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಪ್ರಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫೆ.22ರಂದು ಪ್ರಕಾಶ್ ಅವರು ನವೀನ್ ಎನ್ನುವವರ ಜೊತೆ ಬೈಕಿನಲ್ಲಿ ಚಿನಕುರಳಿ ಕಡೆ ಹೋಗುತ್ತಿದ್ದಾಗ ಎದುರುಗಡೆಯಿಂದ ಕಾರು ಮತ್ತು ಬೈಕುಗಳಲ್ಲಿ ಬಂದ ಗಿರೀಶ್, ಮಂಜು, ಜೀವನ್, ಶಶಿಕುಮಾರ್, ಅಯ್ಯಪ್ಪ ಮದನ್ ಮಾದಪ್ಪ, ರವಿ, ನಿಂಗಣ್ಣ, ಗಣೇಶ್ ಸೇರಿದಂತೆ 14 ಮಂದಿ ಸೈಜುಗಳನ್ನು ಕೈಯಲ್ಲಿ ಹಿಡಿದು ಅಡ್ಡ ಹಾಕಿದ್ದಾರೆ.

ಈ ವೇಳೆ ಇವರಿಬ್ಬರು ಬೈಕ್ ಬಿಟ್ಟು ಕನಗನಹಳ್ಳಿ ಜಮೀನಿನ ಕಡೆ ಓಡಲಾರಂಭಿಸಿದರು. ಆದರೆ ಆರೋಪಿಗಳು ಅವರುಗಳನ್ನು ಬೆನ್ನತ್ತಿ ಹಿಡಿದು ಮನಸೋ–ಇಚ್ಛೆ ಹಲ್ಲೆ ನಡೆಸಿ ಪ್ರಕಾಶ್ ಕಾಲುಗಳು ಮತ್ತು ಕೈಗಳ ಮೇಲೆ ಸೈಜುಗಲ್ಲುಗಳನ್ನು ಎತ್ತಿ ಹಾಕಿ ಹಲ್ಲೆ ನಡೆಸಿದ್ದಲ್ಲದೆ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಇದು



ವ್ಯಕ್ತಿಯೊಬ್ಬನ ಮೇಲೆ ಸೈಜುಗಲ್ಲುಗಳನ್ನು ಎತ್ತಿ ಹಾಕಿ ಹಲ್ಲೆ ನಡೆಸುತ್ತಿರುವುದು.


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸಿತ್ತು. ಈ ಸಂಬಂಧ ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿ.ಜೆ.ಶೋಭಾರಾಣಿ ಮಾರ್ಗದರ್ಶನದಲ್ಲಿ ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಮತ್ತು ಅಪರ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಶ್ರೀರಂಗಪಟ್ಟಣ ಡಿವೈಎಸ್ಪಿ ಯು.ಡಿ. ಕೃಷ್ಣಕುಮಾರ್, ಪಿಎಸ್ಐ ಉಮೇಶ್, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಆನಂದ್ ಕುಮಾರ್, ಕೆ.ಆರ್.ಎಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟಿ, ಅರಕೆರೆ ಠಾಣೆ ಪಿಎಸ್ಐ ದಿನೇಶ್, ಸಿಬ್ಬಂದಿಗಳಾದ ರವಿಕಿರಣ್, ಲೋಕೇಶ್ ಸಿಪಿಸಿ ಯಮಾದ ತೌಷಿಫ್, ಶಿವರಾಜ, ದಿನೇಶ್, ಶಂಕರ್ ರಾಥೋಡ್ ಶರತ್‌ಕುಮಾರ್, ಸಂತೋಷ್, ರವೀಶ್ ಇತರೆ ಸಿಬ್ಬಂದಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ಈ ತಂಡವು ಪ್ರಕರಣದಲ್ಲಿ ಭಾಗಿಯಾಗಿದ್ದ 14 ಜನ ಆರೋಪಿಗಳಲ್ಲಿ ಒಟ್ಟು 11 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಶ್ರೀರಂಗಪಟ್ಟಣ ಉಪ ವಿಭಾಗದ ಅಧಿಕಾರಿ, ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಪ್ರಕಾಶ್ ಮತ್ತು ಅವರ ಭಾವ ಹುಡುಗಿ ನಾಪತ್ತೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಈ 14 ಮಂದಿ ಮೃಗೀಯವಾಗಿ ವರ್ತಿಸಿ ಹಲ್ಲೆ ನಡೆಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮನೆಯ ಡೋರ್ ಲಾಕ್ ಮುರಿದು ನಗದು ಚಿನ್ನ–ಬೆಳ್ಳಿ ಆಭರಣಗಳ ಕಳವು

ಮದ್ದೂರು: ನಗರದ ವಿಶ್ವೇಶ್ವರಯ್ಯ ನಗರ 7ನೇ ಕ್ರಾಸ್‌ನ ಮನೆಯೊಂದರಲ್ಲಿ ಕಳ್ಳತನವಾಗಿದ್ದು 1.5 ಲಕ್ಷ ರೂ ನಗದು ಸೇರಿದಂತೆ ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಸೌಮ್ಯ ಮಹೇಶ್ ಎಂಬುವವರ ಮನೆಯಲ್ಲೇ ಕಳ್ಳತನವಾಗಿದ್ದು, ಮನೆಯವರು ಸೋಮವಾರ ಸಂಬಂಧಿಕರ ಊರಿಗೆ ಹೋಗಿ ಮಂಗಳವಾರ ರಾತ್ರಿ 10 ಘಂಟೆಗೆ ವಾಪಸ್ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ. ಕಳ್ಳರು ಮನೆಯ ಗೇಟ್‌ನ ಬೀಗ ಹೊಡೆದು ನಂತರ ಮುಂಬಾಗಿಲಿನ ಲಾಕ್ ಅನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಮನೆಯ ಒಳಹೋಗಿ ರೂಮಿನ ಬೀರುವಿನಲ್ಲಿದ್ದ 148 ಗ್ರಾಂ ತೂಕದ ಚಿನ್ನಾಭರಣ, 1.5 ಲಕ್ಷ ರೂ ಹಾಗೂ ದೇವರಮನೆಯಲ್ಲಿದ್ದ ಸುಮಾರು 2.5 ಕೆಜಿ ತೂಕದ ಬೆಳ್ಳಿ ಸಾಮಗ್ರಿ



ಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಿ.ಪಿ.ಐಗಳಾದ ನವೀನ್ ಕುಮಾರ್, ನಾರಾಯಣ್, ಪಿಎಸ್ಐಗಳಾದ ಮಂಜುನಾಥ್, ರವಿ ಸೇರಿದಂತೆ ಸಿಬ್ಬಂದಿ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಮನೆಯ ಮಾಲೀಕರಾದ ಸೌಮ್ಯ ಮಹೇಶ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ನಗರದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಾರ್ಯದರ್ಶಿ ಭೇಟಿ

ಶ್ರೀರಂಗಪಟ್ಟಣ, ಫೆ.25–ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಅವರು ಇಂದು ಹೊಸಹಳ್ಳಿ ಗ್ರಾಪಂಗೆ ಭೇಟಿ ನೀಡಿದ್ದರು

ಗ್ರಾಮ ಪಂಚಾಯಿತಿಗೆ ಆಗಮಿಸಿದ ಶುಕ್ಲಾ ಪಂಚಾಯಿತಿಯ 'ರೆಕಾರ್ಡ್ ರೂಮ್' (ದಾಖಲೆ ಕೊಠಡಿ)ಗೆ ಭೇಟಿ ನೀಡಿ, ದಾಖಲೆಗಳನ್ನು ವ್ಯವಸ್ಥಿತವಾಗಿ ಜೋಡಿಸಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ದಾಖಲೆಗಳ ಡಿಜಿಟಲೀಕರಣ ಮತ್ತು ಭೌತಿಕ ದಾಖಲೆಗಳ ಸುರಕ್ಷತೆಯ ಬಗ್ಗೆ ಅವರು ಅಧಿಕಾರಿಗಳಿಗೆ ಪ್ರಮುಖ ಸಲಹೆಗಳನ್ನು ನೀಡಿದರು.

ಜಿಪಂ ಸಿಇಓ ಕೆಆರ್ ನಂದಿನಿ ಉಪಸ್ಥಿತರಿದ್ದು, ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು. ಚಂದ್ರ, ಶಶಿಕಲ, ಮಂಜುನಾಥ್, ನಾಗರಾಜು ಸಿಬ್ಬಂದಿ ಇದ್ದರು.

ಬಾಲ್ಯ ವಿವಾಹ, ವರದಕ್ಷಿಣೆ ಬಗ್ಗೆ ಅರಿವು ಮೂಡಿಸಿ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಿಕೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು. ಶಾಲಾ ಹಂತದಲ್ಲಿ ಹೆಣ್ಣು ಮಕ್ಕಳು ಗೈರು ಹಾಜರು ವಿವರಗಳನ್ನು ಶಿಕ್ಷಕರು ಪರಿಶೀಲಿಸಬೇಕು. ಈ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಮಾಡಬೇಕು ಎಂದು ಹೇಳಿದರು.

ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಿ ಮತ್ತು ಜಿಲ್ಲೆಯ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ ಪೌಷ್ಟಿಕತೆಯನ್ನು ಅಧಿಕಾರಿಗಳು ಪರಿಶೀಲಿಸಬೇಕು. ಸಖಿ ಒನ್ ಸ್ಟಾಪ್ ಸೆಂಟರ್‌ಗೆ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ವರದಿಯನ್ನು ಒಂದು ವಾರದೊಳಗೆ ನೀಡಬೇಕು .ಸಖಿ ಒನ್ ಸ್ಟಾಪ್ ಸೆಂಟರ್‌ಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ



ಮತ್ತು ತಡೆಗಟ್ಟುವ ಸಂಬಂಧ ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾವಲು ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಮಾಡಬೇಕು. ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ನಿಷೇಧ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದರು. ಕೌಟುಂಬಿಕ ದೌರ್ಜನ್ಯ ಕೊಳಗಾದ ಮಹಿಳೆಯರು ಮತ್ತು ಪರಿತ್ಯಕ್ತ ಮಹಿಳೆಯರು ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಒಳಪಟ್ಟ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಬೇಕು ಮತ್ತು ಕಾನೂನಿನ ನೆರವು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಸಾಂತ್ವನ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಪಂ ಸಿಇಓ ಕೆ.ಆರ್.ನಂದಿನಿ, ಆಶಾ, ಉಪಸ್ಥಿತರಿದ್ದರು.

ಆದಿಚುಂಚನಗಿರಿ ಜಾತ್ರೆಗೆ 140ಕ್ಕೂ ಹೆಚ್ಚು ಬಸ್ಸುಗಳ ಬಳಕೆ

ಮಂಡ್ಯ, ಫೆ.25– ಮಾ.3 ರಂದು ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ರಥೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗ ವತಿಯಿಂದ ಜಿಲ್ಲಾ ವ್ಯಾಪ್ತಿಯ ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು, ಹಾಸನ್, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಂದನೇ ಪುಟದಿಂದ

ಕೋಟಿ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ

ವಿಶೇಷವಾಗಿದೆ. ಗೋದಾವರಿಯ ದ್ವಾರಂಪುಡಿ ವೆಂಕಟೇಶ ರೆಡ್ಡಿ ಎಂಬಾತ ಬಿಎಸ್ಸಿ ಪದವೀಧರನಾ ಗಿದ್ದು, ಕಳ್ಳತನಕ್ಕೆ ಹೈಟೆಕ್ ಮಾರ್ಗ ಕಂಡುಕೊಂಡಿದ್ದನು. ಗೂಗಲ್ ಮ್ಯಾಪ್ ಮೂಲಕ ಶ್ರೀಮಂತರು ವಾಸ ಮಾಡುವ ಪ್ರತಿಷ್ಠಿತ ಬಡಾವಣೆಯ ಒಂಟಿ ಮನೆಗಳನ್ನು ಪತ್ತೆ ಮಾಡುತ್ತಿದ್ದನು. ತರುವಾಯ ವ್ಯವಸ್ಥಿತ ವಾಗಿ ಆ ಮನೆ ಕಳ್ಳತನ ಮಾಡುವುದನ್ನು ಕರಗತ ಮಾಡಿಕೊಂಡಿದ್ದ. ಮೈಸೂರು ಕುವೆಂಪುನಗರದಲ್ಲಿ ಮೂರು ಮನೆ ಕಳ್ಳತನ ಮಾಡಿದ್ದ ವೆಂಕಟೇಶರೆಡ್ಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ಈತ ಮೈಸೂರು ಮಾತ್ರವಲ್ಲದೆ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಪಾಂಡಿಚೇರಿ, ಹುಬ್ಬಳ್ಳಿಯಲ್ಲಿ ತನ್ನ ಕರಾಮತ್ತು ತೋರಿದ್ದ.

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ: ಲಷ್ಕರ್ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದು, 3 ಮನೆ ಕಳ್ಳತನ, 4 ವಾಹನ ಕಳವು, 1 ಚಿನ್ನ ವಂಚನೆ ಪ್ರಕರಣ ಪತ್ತೆ ಮಾಡಿ 324 ಗ್ರಾಂ ಚಿನ್ನಾಭರಣ, 3 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ 45 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಬಿಯಿಂದ 7 ಮಂದಿ ಬಂಧನ: ಸಿಸಿಬಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿ, 11 ವಾಹನ ಕಳ್ಳತನ ಪ್ರಕರಣ ಪತ್ತೆ ಮಾಡಿದ್ದು, 35 ಲಕ್ಷ ಮೌಲ್ಯದ 2 ಲಾರಿ, 1 ಥಾರ್ ಜೀಪ್, 8 ದ್ವಿ ಚಕ್ರ ವಾಹನ ಗಳನ್ನು ಪತ್ತೆ ಮಾಡಿದ್ದಾರೆ.

ವಿದ್ಯಾರಣ್ಯಪುರಂ ಪೊಲೀಸರ ಚಾಣಾಕ್ಷತನ: ವಿದ್ಯಾರಣ್ಯಪುರಂ ಪೊಲೀಸರು ಕಗ್ಗಂಟಾಗಿದ್ದ ಮನೆ ಕಳ್ಳತನ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಕಿರಣ್ ಎಂಬಾತನಿಗೆ ವಿಲಾಸಿ ಜೀವನ ಮೋಹವಿತ್ತು ಇದರಿಂದ ಮೈತುಂಬಾ ಸಾಲ ಮಾಡಿಕೊಂಡಿದ್ದನು. ಕಳ್ಳತನ ಮಾಡಿ ಸಾಲ ತೀರಿಸಲು ನಿರ್ಧರಿಸಿದನು. ತಾನು ವಾಸ ಮಾಡುವ ಮನೆಯ ಪಕ್ಕದ ರಸ್ತೆಯ ಮನೆಯವರ ಚಲನವಲನಗಳನ್ನು ಗಮನಿಸುತ್ತಿದ್ದನು. ಆ ಮನೆಯವರು ಮದುವೆಗೆಂದು ನಾಲ್ಕು ದಿನ ಮನೆಗೆ ಬೀಗ ಹಾಕಿ ಕೊಂಡು ಹೋಗಿದ್ದರು. ಇದೇ ಸಮಯ ಕಾಯುತ್ತಿದ್ದ ಕಿರಣ್ ಆ ಮನೆಯಲ್ಲಿ ಕಳ್ಳತನ ಮಾಡಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದನು.

ಈ ಪ್ರಕರಣ ಸಂಬಂಧ ಪೊಲೀಸರಿಗೆ ಸುಳಿವೇ ದೊರೆಯಲಿಲ್ಲ. ಸುತ್ತಮುತ್ತಲಿನ ಜನರ ಮಾಹಿತಿ ಮೇರೆಗೆ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಅವನ ಬ್ಯಾಂಕ್ ಡಿಟೈಲ್ಸ್ ನೋಡಿದರೂ ಯಾವ ಮಾಹಿತಿ ಸಿಗಲಿಲ್ಲ ಆದರೆ ಕಿರಣ್ ಮೊಬೈಲ್‌ಗೆ ಗಿರವಿ ಇಟ್ಟ ಫೈನಾನ್ಸ್‌ನಿಂದ ಹಣ ಸಂದಾಯದ ಬಗ್ಗೆ ಮೆಸೇಜ್ ಬಂದಿತ್ತು. ಇದನ್ನು ಆಧರಿಸಿ ಪ್ರಕರಣ ಪತ್ತೆ ಮಾಡದ ಪೊಲೀಸರು ಕಿರಣ್ ಬಂಧಿಸಿದರು.

ಸೈಬರ್ ಕ್ರೈಂ, ಇತರೆ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖ

ಮೈಸೂರಿನಲ್ಲಿ ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ 2025 ರಲ್ಲಿ ಕೊಲೆ, ದರೋಡೆ, ಕಳ್ಳತನ, ಅತ್ಯಾಚಾರ, ಸೈಬರ್ ಕ್ರೈಂ ಸೇರಿದಂತೆ ಹಲವು ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಈ ಕುರಿತಂತೆ 2021 ರಿಂದ 2025 ರವರೆಗೆ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ಅಂಕಿ ಅಂಶಗಳ ಸಹಿತ ಮಾಹಿತಿ ನೀಡಿದರು.

ಮೈಸೂರಿನಲ್ಲಿ 2021 ರಲ್ಲಿ ನಡೆದ 23 ಕೊಲೆ ಪ್ರಕರಣದಲ್ಲಿ 22 ಪತ್ತೆ ಮಾಡಲಾಗಿದೆ, 2022 ರಲ್ಲಿ 25 ಪ್ರಕರಣಗಳಲ್ಲಿ 23 ಪತ್ತೆ ಹಚ್ಚಲಾಗಿದೆ. 2023 ರಲ್ಲಿ 30 ಪ್ರಕರಣದಲ್ಲಿ 28 ಪತ್ತೆ ಮಾಡಲಾಗಿದೆ, 2024 ರಲ್ಲಿ 22 ಪ್ರಕರಣದಲ್ಲಿ 22 ಪ್ರಕರಣ ಪತ್ತೆ ಹಚ್ಚಲಾಗಿದೆ, 2025 ರಲ್ಲಿ 18 ಕೊಲೆ ಪ್ರಕರಣ ನಡೆದಿತ್ತು, ಇದರಲ್ಲಿ 17 ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮನೆ ಕಳ್ಳತನ, ದರೋಡೆ, ಸರಗಳ್ಳತನ ಪ್ರಕರಣಗಳಲ್ಲಿ ಕೂಡ 2021ಕ್ಕೆ ಹೋಲಿಕೆ ಮಾಡಿದರೆ 2025 ರಲ್ಲಿನ ಪ್ರಕರಣಗಳ ಸಂಖ್ಯೆ ಬಹಳ ಕಡಿಮೆಯಾಗಿದೆ.

ಮಾದಕ ವಸ್ತುಗಳ ಮಾರಾಟ, ಸಂಗ್ರಹ, ಸೇವನೆ ಪ್ರಕರಣಗಳಲ್ಲಿ 2021 ರಲ್ಲಿ 21 ಪ್ರಕರಣ ಪತ್ತೆ ಮಾಡಿ 37 ಆರೋಪಿಗಳನ್ನು ಬಂಧಿಸಲಾಗಿದೆ, 2022ರಲ್ಲಿ ದಾಖಲಾಗಿದ್ದ 35 ಪ್ರಕರಣದಲ್ಲಿ 43 ಆರೋಪಿಗಳಿಗೆ ಕೋಳ ತೊಡಿಸಲಾಗಿದೆ, 2023ರಲ್ಲಿ ದಾಖಲಾದ 53 ಪ್ರಕರಣದಲ್ಲಿ 112 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. 2024ರಲ್ಲಿ 43 ಪ್ರಕರಣ ದಾಖಲಾಗಿದ್ದು, 87 ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ 2025ರಲ್ಲಿ ದಾಖಲಾಗಿದ್ದ 491 ಪ್ರಕರಣಗಳಲ್ಲಿ 534 ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ 2021ಕ್ಕೆ ಹೋಲಿಸಿದರೆ 2025 ರಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಸೈಬರ್ ಅಪರಾಧಗಳ ಸಂಖ್ಯೆ ಕೂಡ ಇಳಿಮುಖವಾಗಿದೆ. 2021 ರಲ್ಲಿ 11 ಪ್ರಕರಣ ದಾಖಲಾಗಿದ್ದ, 15 ಪತ್ತೆ ಮಾಡಲಾಗಿದೆ. 2022 ರಲ್ಲಿ 274 ಪ್ರಕರಣ ದಾಖಲಾಗಿದ್ದರೆ, 22 ಪತ್ತೆ ಮಾಡಲಾಗಿದೆ. 2023 ರಲ್ಲಿ 234 ಪ್ರಕರಣ ದಾಖಲಾಗಿದ್ದರೆ 26 ಪತ್ತೆ ಹಚ್ಚಿದ್ದಾರೆ, 2024 ರಲ್ಲಿ 260 ಪ್ರಕರಣ ದಾಖಲಾಗಿದ್ದರೆ, 13 ಪತ್ತೆ ಮಾಡಿದ್ದಾರೆ. 2025 ರಲ್ಲಿ 188 ಪ್ರಕರಣ ದಾಖಲಾಗಿತ್ತು, ಇದರಲ್ಲಿ 19 ಪತ್ತೆ ಮಾಡಲಾಗಿದೆ.



3 ವಾಹನ ಕಳ್ಳತನ, 1 ಕೆಲಸದವರಿಂದ ಕಳ್ಳತನ ಪ್ರಕರಣ ಪತ್ತೆ ಮಾಡಿ 15 ಲಕ್ಷ ಮೌಲ್ಯದ 63 ಗ್ರಾಂ ಚಿನ್ನಾಭರಣ, 2450 ಕೆಜಿ. ಬೆಳ್ಳಿ ಪದಾರ್ಥ, 2 ದ್ವಿಚಕ್ರ ವಾಹನ ಹಾಗೂ 1 ಕಾರನ್ನು ಪತ್ತೆ ಮಾಡಿದ್ದಾರೆ.

ಮೇಟಗಳ್ಳಿ ಪೊಲೀಸರಿಂದ 17 ಮಂದಿ ಬಂಧನ: ಮೇಟಗಳ್ಳಿ ಪೊಲೀಸರು 17 ಆರೋಪಿಗಳನ್ನು ಬಂಧಿಸಿ, 1 ಸುಲಿಗೆ, 7 ಕನ್ನ ಕಳವು, 1 ಮನೆ ಕಳವು, 1 ಕೆಲಸದವರಿಂದ ಕಳವು, 2 ವಾಹನ ಕಳವು, 1 ಸಾಮಾನ್ಯ ಕಳವು ಸೇರಿದಂತೆ ಒಟ್ಟು 13 ಪ್ರಕರಣಗಳನ್ನು ಪತ್ತೆ ಮಾಡಿ 17 ಲಕ್ಷ ಮೌಲ್ಯದ 73 ಗ್ರಾಂ ಚಿನ್ನಾಭರಣ, 447 ಗ್ರಾಂ ಬೆಳ್ಳಿ ಪದಾರ್ಥ, 2 ದ್ವಿಚಕ್ರ ವಾಹನ, 1 ಲ್ಯಾಪ್ ಟಾಪ್, 63 ಸಾವಿರ ನಗದು ಹಣ, ಬ್ಯಾಟರಿಗಳು, ಮೋಟಾರ್‌ಗಳು ಹಾಗೂ ತಾಮ್ರದ ತಂತಿಗಳನ್ನು ವಶಪಡಿಸಿಕೊಂಡಿದ್ದಾರೆ

ವಿಜಯನಗರ ಪೊಲೀಸರಿಂದ ಚಿನ್ನಾಭರಣ ವಶಕ್ಕೆ: ವಿಜಯನಗರ ಪೊಲೀಸರು 6 ಆರೋಪಿಗಳನ್ನು ಬಂಧಿಸಿ, 1 ಸರಗಳ್ಳತನ,

ಮಂಡಿ ಪೊಲೀಸರಿಂದ ಸುಲಿಗೆಕೋರರ ಬಂಧನ: ಮಂಡಿ ಪೊಲೀಸರು 11 ಆರೋಪಿಗಳನ್ನು ಬಂಧಿಸಿ, 1 ಸುಲಿಗೆ ಹಾಗೂ 13 ವಾಹನ ಕಳ್ಳತನ ಪ್ರಕರಣ ಸೇರಿದಂತೆ 14 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಈ ಮೂಲಕ 13.70 ಲಕ್ಷ ಮೌಲ್ಯದ 13 ದ್ವಿಚಕ್ರ ವಾಹನ ಮತ್ತು ಸುಲಿಗೆ ಪ್ರಕರಣ ಸಂಬಂಧ 1 ಮಾರುತಿ ಬಲೆನೋ ಕಾರು, 61 ಗ್ರಾಂ ಬೆಳ್ಳಿ ಪದಾರ್ಥ, 1 ಮೊಬೈಲ್ ಫೋನ್ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಎನ್‌ಆರ್ ಪೊಲೀಸರಿಂದ 9 ಮಂದಿ ಬಂಧನ: ನರಸಿಂಹರಾಜ ಪೊಲೀಸರು 9 ಆರೋಪಿಗಳನ್ನು ಬಂಧಿಸಿ, 2 ಸುಲಿಗೆ, 1 ಕನ್ನ ಕಳುವು, 4 ವಾಹನ ಕಳುವು ಪ್ರಕರಣ ಪತ್ತೆ ಮಾಡಿದ್ದಾರೆ. 8 ಪ್ರಕರಣ ಪತ್ತೆ ಮಾಡಿ 12.80 ಮೌಲ್ಯದ 69 ಗ್ರಾಂ ಚಿನ್ನಾಭರಣ, 4 ದ್ವಿಚಕ್ರ ವಾಹನ, 33 ಕೆ.ಜಿ. ಶ್ರೀಗಂಧದ ಮರ ವಶಪಡಿಸಿಕೊಂಡಿದ್ದಾರೆ.

ಎಂಜಿನಿಯರ್ ಆತ್ಮಹತ್ಯೆ

ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಳೆದ 20 ದಿನಗಳ ಹಿಂದೆಯಷ್ಟೇ ಇವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ದಾಳಿಯ ನಂತರ ಪರಮೇಶ್ವರಯ್ಯ ತೀವ್ರವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.

ಪರಮೇಶ್ವರಯ್ಯ ಅವರಿಗೆ ಇಂದು (ಫೆಬ್ರವರಿ 25) ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಹೋಗಬೇಕಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗ ತಂದು ನೇಣು ಬಿಗಿದುಕೊಂಡಿದ್ದಾರೆ. ಇಡಿ ವಿಚಾರಣೆಯ ವೇಳೆ ಎದುರಿಸಬೇಕಾದ ಪ್ರಶ್ನೆಗಳು ಮತ್ತು ಅದರಿಂದ ಉಂಟಾಗಬಹುದಾದ ಕಾನೂನು ಸಂಕಷ್ಟಗಳಿಗೆ ಹೆದರಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ಪರಮೇಶ್ವರಯ್ಯ: ಇಡಿ ದಾಳಿಯ ನಂತರ ಪರಮೇಶ್ವರಯ್ಯ ಅವರು ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮನೆಯವರ ಜೊತೆ ಹೆಚ್ಚು ಮಾತನಾಡುತ್ತಿರಲಿಲ್ಲ ಮತ್ತು ಪದೇ ಪದೆ ಇಡಿ ಪ್ರಕರಣದ ಬಗ್ಗೆಯೇ ಚಿಂತಿಸುತ್ತಿದ್ದರು. ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಮನೋವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಕೂಡ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅವರ ಮಗ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದು, ತಂದೆಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದಾರೆ.

'ಪರ್ಸೆಂಟೇಜ್ ದೌರ್ಜನ್ಯ'

ಮಾಡುವುದಿಲ್ಲ. ಆದರೆ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲು ಕೆಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರಕ್ಕಿಂತ ಮೂರು ಪಟ್ಟು ಕಮಿಷನ್ ಕೇಳುತ್ತಾರೆ. ನಮ್ಮಲ್ಲಿ ಒಂದೂವರೆ ಲಕ್ಷ ಗುತ್ತಿಗೆದಾರರು ಇದ್ದು, ಎಲ್ಲರೂ ಸಣ್ಣ ಹಾಗೂ ಮಧ್ಯಮ ವರ್ಗದವರು. ಆ ವಿಚಾರ ಪ್ರಸ್ತಾಪ ಮಾಡಿದರೆ ನಮಗೆ ಹಣ ಬರಲು ಮತ್ತೆ ಎರಡು ವರ್ಷ ಹಿಡಿಯುತ್ತದೆ. ಆ ತಪ್ಪು ನಾವು ಮಾಡಲ್ಲ ಎಂದು ತಿಳಿಸಿದರು. ಮೂರು ವರ್ಷಗಳಿಂದ 37 ಸಾವಿರ ಕೋಟಿ ಬಾಕಿ ಇದೆ. ಮಾರ್ಚ್ 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತೇವೆ. ಆಗಲೂ ಬಿಡುಗಡೆ ಮಾಡದಿದ್ದರೆ ಎಲ್ಲಾ ಕಾಮಗಾರಿ ಸ್ಥಗಿತಗೊಳಿಸಿ ಹೋರಾಟ ಮಾಡುತ್ತೇವೆ. ಯಾವ ಯಾವ ಇಲಾಖೆಯಲ್ಲಿ ಎಷ್ಟು ಪರ್ಸೆಂಟೇಜ್ ಕೇಳುತ್ತಾರೆ ಎಂಬುದನ್ನು ಬಹಿರಂಗಪಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಾವು ಯಾವುದೇ ಬೆದರಿಕೆಗೆ ಮಣಿಯುವುದಿಲ್ಲ. ನಾವೇನು ಸಾಲ, ಬಡ್ಡಿ ಕೇಳುತ್ತಿಲ್ಲ, ಕೆಲಸ ಮಾಡಿದ ಕೂಲಿ ಕೊಡಿ ಎಂಬುದಾಗಿ ಒತ್ತಾಯಿಸುತ್ತಿದ್ದೇವೆ ಎಂದರು. ರಾಜ್ಯ ಗುತ್ತಿಗೆದಾರರ ಸಂಘ ಗೌರವಾಧ್ಯಕ್ಷ ಕೃಷ್ಣಾರೆಡ್ಡಿ ಹಾಗೂ ಪದಾಧಿಕಾರಿಗಳು ಇದ್ದರು.

ತಂಬಾಕು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ ಸಿಗುತ್ತೆ

ಧೀಮಂತ ನಾಯಕ ದೇವರಾಜ ಅರಸು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಸಮಾನರೆಂದು ಹೇಳುವ ಕಾಂಗ್ರೆಸ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 35 ಸಾವಿರ ಕೋಟಿ ಅನುದಾನವನ್ನ ಅವರಿಗೇ ಏಕೆ ನೀಡಲಿಲ್ಲ. ಆ ಹಣ ಎಲ್ಲಿ ಹೋಯಿತು ಎಂದು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.

ಸ್ವಪಕ್ಷೀಯರಿಂದಲೇ ಟೀಕೆ: ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಹಿಂದುಳಿದ ಸಮುದಾಯಗಳನ್ನು ಶಾಶ್ವತವಾಗಿ ಸಾಮಾಜಿಕವಾಗಿ ಹಿಂದುಳಿಯುವಂತೆ ಮಾಡಿದ್ದಾರೆ. ಗ್ಯಾರಂಟಿ ಸಮಾವೇಶ ನಡೆಸಿದ ಕಾಂಗ್ರೆಸ್ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡಲು ಮುಂದಾಗದೆ, ಶಾಸಕರಿಗೆ ಅನುದಾನ ನೀಡದೆ ಪಕ್ಷದವರಿಂದಲೇ ಟೀಕೆಗೆ ಗುರಿಯಾಗಿದ್ದು ಸಾಧನೆಯೇ ಎಂದು ಲೇವಡಿ ಮಾಡಿದರು.

2028ಕ್ಕೆ ಜೆಡಿಎಸ್ ಅಧಿಕಾರಕ್ಕೆ: ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ಈಗಾಗಲೇ ಜನರೊಂದಿಗೆ ಜನತಾದಳ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ಮುನ್ನಡೆದಿದೆ. ನಮ್ಮ–ನಿಮ್ಮೆಲ್ಲರ ನೆಚ್ಚಿನ ಯುವ ನಾಯಕ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚು ಕಿಲೋ ಮೀಟರ್ ದೂರ ಕ್ರಮಿಸಿ 57 ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮವೂ ಬಿರುಸಾಗಿ ನಡೆದಿದೆ. ತಂಬಾಕಿಗೆ ನ್ಯಾಯಯುತ ದರ ಕೊಡಿಸುವಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಶೀಘ್ರ ರೈತರ ನಿಯೋಗದೊಂದಿಗೆ ದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿಯಾ ಗೋಣ. ಮುಂಬರುವ 2028ರ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕರ್ತರ ಕೈ ಬಲಪಡಿಸಿ: ಕಾರ್ಯಕರ್ತರು ಈಗಾಗಲೇ ಪಕ್ಷದ ಮುಖಂಡರನ್ನು ಆರಿಸುವ ಮೂಲಕ ಅವರ ಕೈ ಬಲಪಡಿಸಿದ್ದಾರೆ. ಇದೀಗ ಮುಂಬರುವ ಗ್ರಾಪಂ, ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಮುಖಂಡರು ಪಕ್ಷದ ಕಾರ್ಯಕರ್ತರ ಕೈ ಬಲಪಡಿಸಬೇಕು. ಇದೇ ಈ ಸಮಾವೇಶದ ಮುಖ್ಯ ಉದ್ದೇಶ ಎಂದರು.

ಇದೇ ವೇಳೆ ಮಾಜಿ ಸಚಿವ ಸಾ.ರಾ. ಮಹೇಶ್, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ಮುಖಂಡ ಕೃಷ್ಣನಾಯಕ ಮಾತನಾಡಿದರು. ಈ ವೇಳೆ ತಾಲೂಕು ಜೆಡಿಎಸ್ ಘಟಕದ ನೂತನ ಅಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಎಂ.ಬಿ. ಸುರೇಂದ್ರ, ನಗರಾಧ್ಯಕ್ಷರಾಗಿ ನಗರಸಭೆ ಮಾಜಿ ಸದಸ್ಯ ಎಸ್.ಶರವಣ ಪಕ್ಷದ ಬಾವುಟ ಸ್ವೀಕರಿಸಿ ಪದಗ್ರಹಣ ಮಾಡಿದರು.

ಜನವೋ ಜನ: ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು. ಇಡೀ ಮೈದಾನ ಮತ್ತು ಮೆರವಣಿಗೆಯಲ್ಲಿ ಜನಸಾಗರವೇ ಕಂಡು ಬಂದಿತು. ಸಾವಿರಾರು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಹದೇವ್, ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್, ಮೈಸೂರು ನಗರಾಧ್ಯಕ್ಷ ಎಸ್‌ಬಿಎಂ ಮಂಜು, ಎಂಎಲ್‌ಸಿ ಮಂಜೇಗೌಡ, ಮಾಜಿ ಮೇಯರ್ ರವಿ ಕುಮಾರ್, ಮುಖಂಡರಾದ ಬಸವಲಿಂಗಯ್ಯ, ಶರವಣ, ಹೆಚ್.ಪಿ.ಸತೀಶ್ ಕುಮಾರ್, ಕೃಷ್ಣರಾಜಗುಪ್ತ, ಸಿರಾಜ್, ಹರವೆ ಶ್ರೀಧರ್, ಸತೀಶ್ ಪಾಪಣ್ಣ, ಬಿಳಿಕೆರೆ ಮಧು, ರಂಜಿತಾ ಚಿಕ್ಕಮಾದು, ದೇವರಾಜ ಒಡೆಯರ್ ಇತರರಿದ್ದರು.

ಖುಲಾಸೆಗೆ ಮದ್ರಾಸ್ ಹೈಕೋರ್ಟ್ ಅಸ್ತು


ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ಸಂಬಂಧ ದೋಷಾರೋಪಪಟ್ಟಿ ಸಲ್ಲಿಸುವ ಮೊದಲೇ ವೀರಪ್ಪನ್ ಮತ್ತು ಆತನ ಸಹಚರರಾದ ಸೇತುಕುಳಿ ಗೋವಿಂದನ್, ಚಂದ್ರಗೌಡ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು. ಮತ್ತೊಬ್ಬ ಆರೋಪಿ ಮಲ್ಲು ಪ್ರಕರಣದ ವಿಚಾರಣೆ ಹಂತದಲ್ಲಿ ಮೃತಪಟ್ಟಿದ್ದ. ರಮೇಶ್ ಎಂಬಾತ ತಲೆಮರೆಸಿಕೊಂಡಿದ್ದನು. 2018ರ ಸೆಪ್ಟೆಂಬರ್ 25ರಂದು ತೀರ್ಪು ಪ್ರಕಟಿಸಿದ್ದ ಗೋಪಿಚೆಟ್ಟಿಪಾಳ್ಯಂ 3ನೇ ಸೆಷನ್ಸ್ ನ್ಯಾಯಾಲಯ ಉಳಿದ 9 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿತ್ತು

ನೇಮಕಾತಿ ಘೋಷಣೆ

ಎಂಬುದು ಚರ್ಚೆಗೆ ಗ್ರಾಸವಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಅದು ಆಹ್ವಾನ ಪತ್ರಿಕೆಯಲ್ಲ. ಜಾಹೀರಾತು ನೀಡುವಾಗ ಉರ್ದು ಪತ್ರಿಕೆಗಳಿಗೂ ನೀಡಬೇಕಲ್ಲವೇ? ಎಂದು ಪ್ರತಿಕ್ರಿಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಮತ್ತಿತರರು ಹಾಜರಿದ್ದರು.

ಬೆಂಗಳೂರಿಗೆ ಮರಳಿದ ಸಿಎಂ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ವಿಶೇಷ ವಿಮಾನದಲ್ಲಿ ಆಗಮಿಸಿದ ಮುಖ್ಯಮಂತ್ರಿಗಳು, ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ರಾತ್ರಿ ಸುಮಾರು 9ರ ವೇಳೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.

ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆ



ಬೆಂಗಳೂರು, ಫೆ.25– ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಅಳಲು ತೋಡಿಕೊಂಡಿದ್ದಾರೆ. ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಆಂಬುಲೆನ್ಸ್ ಸೇವೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 200 ಯೂನಿಟ್ ಉಚಿತ ಕರೆಂಟ್, ಗೃಹ ಲಕ್ಷ್ಮಿ, ಫ್ರೀ ಬಸ್, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು. ಆದರೆ, ನಿಮಗೆ ಮಾನಸಿಕ ವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು. ಜೇಬಲ್ಲಿ 10 ರೂಪಾಯಿ ಇದ್ದರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ ಎಂದು.

ಯದುವೀರ್ ಆಗ್ರಹ

ರಾತ್ರಿ ಮೈಸೂರಿನಲ್ಲಿ ಭೇಟಿ ಮಾಡಿದ ಬಳಿಕ ಸಂಸದ ಯದುವೀರ್ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೆಎಸ್‌ಐಸಿ ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಯುವಜನ ಮತ್ತು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗವನ್ನು ಹಸ್ತಾಂತರಿಸಲಾಗಿದೆ. ಸ್ಟೇಡಿಯಂ ನಿರ್ಮಿಸಿದರೆ ಕಾರ್ಮಿಕರು ಮತ್ತು ರೈತರ ಬದುಕು ದುಸ್ತರವಾಗಲಿದೆ. ಹಾಗಾಗಿ ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಐನೂರಕ್ಕೂ ಹೆಚ್ಚು ತೇಗ, ಶ್ರೀಗಂಧದ ಮರಗಳಿವೆ. ಸ್ಟೇಡಿಯಂ ನಿರ್ಮಿಸಲು ಮುಂದಾದರೆ ಈ ಮರಗಳು ನಾಶವಾಗಲಿವೆ. ಐತಿಹಾಸಿಕ ಘಟಕವನ್ನು ಸಂರಕ್ಷಿಸಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಮತ್ತು ಕ್ರೀಡಾಂಗಣಕ್ಕೆ ಪರ್ಯಾಯವಾಗಿ ಕೂರ್ಗಹಳ್ಳಿ ಅಥವಾ ಇತರೆ ಸರ್ಕಾರಿ ಜಾಗವನ್ನು ಗುರುತಿಸಿ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.

ಮೈಸೂರು ಮಿತ್ರ ಗುರುವಾರ 26 ಫೆಬ್ರವರಿ 2026

ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ



ಮೈಸೂರು, ಫೆ.25(ಜಿಎ) –ದಲಿತ ಸಂಘರ್ಷ ಸಮಿತಿ ಬಣ ರಹಿತ ಮೈಸೂರು ಜಿಲ್ಲಾ ವಿಭಾಗದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಮಾ.22 ರಂದು ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಎಲ್ಲಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಉಮಾ ಮಹದೇವ ರಾಜು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಬಂಧ ಸ್ಪರ್ಧೆಯನ್ನು ವಿವಿಧ ಸಂಘಟನೆ, ಸಂಘ–ಸಂಸ್ಥೆಗಳ ಸಹಕಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸ್ಪರ್ಧಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ 'ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಸಾಧನೆಗಳು ಹಾಗೂ ದೇಶದ ಭವಿಷ್ಯದ ಬಗ್ಗೆ ಅವರ ಚಿಂತನೆಗಳು ಹಾಗೂ ಭಾರತ ಸಂವಿಧಾನದಿಂದ ನಾವು ಕಲಿಯ ಬೇಕಿರುವುದು ಏನನ್ನು?' ಎಂಬ ವಿಷಯ ಕುರಿತು ವಿದ್ಯಾರ್ಥಿಗಳು ಪ್ರಬಂಧ ರಚಿಸಬೇಕಿದೆ ಎಂದು ಎಂದರು.

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವವರು, ಅರ್ಹತಾ ಪರೀಕ್ಷೆಯನ್ನು ಬರೆಯಬೇಕಿದ್ದು, ಅದಕ್ಕೂ ಮೊದಲು ನೋಂದಣಿಯಾಗಬೇಕಿದೆ. ನೋಂದಣಿಯಾಗಲು ಮಾ.9ರಂದು ಕೊನೆಯ ದಿನಾಂಕವಾಗಿದ್ದು, ಅಂದೇ ಅರ್ಹತಾ ಪರೀಕ್ಷೆ ನಡೆಯಲಿದೆ. ಪ್ರಬಂಧ ಸ್ಪರ್ಧೆ ಮಾ.22 ರಂದು ನಡೆಯಲಿದೆ ಎಂದು ತಿಳಿಸಿದರು.

ವಿಜೇತರಿಗೆ ಪ್ರಥಮ ಬಹುಮಾನ 37 ಸಾವಿರ ಮೌಲ್ಯದ ಟ್ಯಾಬ್, ದ್ವಿತೀಯ ಬಹುಮಾನ ಇಬ್ಬರಿಗೆ ತಲಾ 5 ಸಾವಿರ, ತೃತೀಯ ಬಹುಮಾನ ಮೂವರಿಗೆ ತಲಾ 2 ಸಾವಿರ ರೂ. ನೀಡಲಾಗುತ್ತದೆ. ವಿಶೇಷ ಚೇತನ ವಿದ್ಯಾರ್ಥಿಗಳು ಭಾಗವಹಿಸಬಹುದು. ವಿಶೇಷವಾಗಿ ಪರಿಗಣಿಸಿ ಅವರ ವಿಭಾಗದಲ್ಲಿ ವಿಜೇತರಾದವರಿಗೆ 5 ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಮಾಹಿತಿಗಾಗಿ 96636 36201, 7829799189 ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಕುಮಾರ್ ಉಪಸ್ಥಿತರಿದ್ದರು.

ಮೈಸೂರಲ್ಲಿ ಭಾರೀ ಮಳೆ; ಹಲವೆಡೆ ನೀರು ನುಗ್ಗಿ ಅವಾಂತರ

ಮೈಸೂರು, ಫೆ.25 (ಎಂಕೆ)– ಮೈಸೂರು ನಗರದೆಲ್ಲೆಡೆ ಮಂಗಳವಾರ ತಡರಾತ್ರಿ ಸುರಿದ ಅಕಾಲಿಕ ಬಾರೀ ಮಳೆಗೆ ವಿಜಯನಗರ 2ನೇ ಹಂತದಲ್ಲಿ ಸಿಎಂ ಸಿದ್ದರಾಮಯ್ಯರ ಹಳೆ ಮನೆಯ ಬಳಿ ಅಪಾರ್ಟ್‌ಮೆಂಟ್ ಸೆಲ್ಲರ್‌ಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಮ್ಯಾನ್‌ಹೋಲ್ ನಿರ್ಮಾಣಕ್ಕೆಂದು ತೆಗೆದ ಮಣ್ಣನ್ನು ಮಳೆ ನೀರು ಹರಿಯುವ ಮೋರಿಗೆ ಸುರಿದಿದ್ದರಿಂದ ಈ ಅದ್ವಾನ ಉಂಟಾಗಿದೆ. ಮಣ್ಣಿನಿಂದ ಚರಂಡಿ ಬ್ಲಾಕ್ ಆಗಿದ್ದರಿಂದ ಮಳೆ ನೀರು ಸಮೀಪದಲ್ಲಿದ್ದ ಅಪಾರ್ಟ್‌ಮೆಂಟ್ ಸೆಲ್ಲರ್‌ಗೆ ನುಗ್ಗಿದ್ದು, ಬಾರೀ ಪ್ರಮಾಣದಲ್ಲಿ ನೀರು ನಿಂತಿದೆ. ಇದರಿಂದ ಸೆಲ್ಲರ್‌ನಲ್ಲಿ ನಿಲ್ಲಿಸಿದ್ದ ಕಾರು, ಬೈಕ್, ಸ್ಕೂಟರ್‌ಗಳನ್ನು ಹೊರ ತೆಗೆಯಲಾಗದೆ ನಿವಾಸಿಗಳು ಪರದಾಡಿದ್ದಾರೆ.

ವಿಷಯ ತಿಳಿದು ಬುಧವಾರ ಬೆಳಗ್ಗೆ ಸ್ಥಳಕ್ಕೆ ತೆರಳಿದ ನಗರಪಾಲಿಕೆ ಅಭಯ ತಂಡ, ನೀರು ಹೊರ ಹಾಕಿ, ಯುಜಿಡಿ ಕಾಮಗಾರಿ ಹಿನ್ನಲೆಯಲ್ಲಿ ಮಣ್ಣಿನಿಂದ ಮುಚ್ಚಲಾಗಿದ್ದ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿ ಯುವಂತೆ ಮಾಡಿದ್ದಾರೆ. ಅಲ್ಲದೆ ಜೆಸಿಬಿ ಮೂಲಕ ರಸ್ತೆಯಲ್ಲಿದ್ದ ಮಣ್ಣನ್ನು ಸಮತಟ್ಟು ಮಾಡಲಾಗಿದೆ. ಗೌಸಿಯಾನಗರ ಸೇರಿದಂತೆ ಇನ್ನಿತರ ಕಡೆಯು ಮಳೆ ನೀರು ನುಗ್ಗಿ ಸಮಸ್ಯೆ ತಂದೊಡ್ಡಿರುವುದು ವರದಿಯಾಗಿದೆ. ಬಾರೀ ಮಳೆಯಿಂದಾಗಿ ಚರಂಡಿಗಳಲ್ಲಿ ಹೂಳು ತುಂಬಿರುವುದರಿಂದ ನೀರು ರಸ್ತೆಗೆ ನುಗ್ಗಿದೆ. ಅಲ್ಲದೆ ಚರಂಡಿಗಳಲ್ಲಿ ಸಂಗ್ರಹ ವಾಗಿದ್ದ ಪ್ಲಾಸ್ಟಿಕ್ ಸೇರಿದಂತೆ ನಾನಾ ರೀತಿಯ ಕಸ ರಸ್ತೆಯಲ್ಲಿ ಹರಡಿ ಹೇಸಿಗೆ ಮೂಡಿಸುತ್ತಿದೆ. ಸ್ವಚ್ಛತೆ ಜಪ ಮಾಡುತ್ತಿರುವ ಪಾಲಿಕೆ ಆಡಳಿತ ವ್ಯವಸ್ಥೆ ಇಂತಹ ವೇಳೆ ಎಚ್ಚೆತ್ತು ಕಂಡ ಕಂಡಲ್ಲಿ ಕಸ ಹಾಕುವವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕಿದೆ.

ಸ್ವಚ್ಛತೆಯನ್ನು ಅಪಹಾಸ್ಯ ಮಾಡುವಂತಿದೆ ರಸ್ತೆಯಲ್ಲಿ ಹರಡಿರುವ ಪ್ಲಾಸ್ಟಿಕ್ ತ್ಯಾಜ್ಯ!



ಮಂಗಳವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಅಪಾರ್ಟ್‌ಮೆಂಟ್ ಸೆಲ್ಲರ್‌ಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿರುವುದು.

ವಿದ್ಯುತ್ ಕಡಿತ: ಅಕಾಲಿಕ ಮಳೆಗೆ ಮೈಸೂರು ಜಿಲ್ಲೆಯ ದೇವಲಾಪುರ, ಕಡಕೊಳ ಸೇರಿದಂತೆ ವಿವಿಧೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ ಎಂದು ಚೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 3 ದಿನ ಮಳೆ: ಬಂಗಾಳ ಕೊಲ್ಲಿಯ ನೈರುತ್ಯ ಮತ್ತು ಪಕ್ಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿರುವ ಹಿನ್ನಲೆಯಲ್ಲಿ ಹವಾಮಾನದಲ್ಲಿ ಹಠಾತ್ ಬೆಳವಣಿಗೆಯಿಂದ ಮಾರ್ಚ್1ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೈಸೂರಿನ ಎಲ್ಲಾ ವಾರ್ಡ್‌ಗಳ ಹೆಬ್ಬಾಗಿಲಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪಿಸಿ

ವಿಶ್ವಜ್ಞಾನಿ ಯೂತ್ಸ್ ಅಸೋಸಿಯೇಷನ್ ಆಗ್ರಹ




ಮೈಸೂರು,ಫೆ.25(ಜಿಎ)–ಮೈಸೂರು ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ. ಹೀಗಾಗಿ ಪಾಲಿಕೆಯ ಎಲ್ಲಾ ವಾರ್ಡ್ ಹೆಬ್ಬಾಗಿಲುಗಳಲ್ಲಿ ಅವರ ಪ್ರತಿಮೆ ಸ್ಥಾಪಿಸಿ, ಭಾವಚಿತ್ರ ಇರಿಸಬೇಕೆಂದು ವಿಶ್ವಜ್ಞಾನಿ ಯೂತ್ಸ್ ಅಸೋಸಿಯೇಷನ್ ಅಧ್ಯಕ್ಷ ನವೀನ್ ಮನವಿ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಕೈಗೆ ಮೊಬೈಲ್ ನೀಡುವುದನ್ನು ನಿಷೇಧಿಸುವ ಚಿಂತನೆ ಸ್ವಾಗತಾರ್ಹ. ಹಾಗೇ ಕಾರ್ಯಕ್ರಮ, ಸಮಾರಂಭಗಳ ಫ್ಲೆಕ್ಸ್‌ಗಳಲ್ಲಿ ಮಕ್ಕಳ ಫೋಟೋ ಬಳಕೆ ಸಹ ನಿಷೇಧಿಸಿ, ಪ್ರತಿಯೊಂದೂ ಫ್ಲೆಕ್ಸ್‌ಗೆ ಸಂಬಂಧಿಸಿದ ಠಾಣೆಗಳಲ್ಲಿ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿಸಬೇಕು ಎಂದರು.

ಸರ್ಕಾರಿ ಕಚೇರಿ, ನಿಗಮ ಮಂಡಳಿಗಳಿಗೆ ಗುತ್ತಿಗೆ ಆಧಾರದ ಮೇಲೆ ವಾಹನ ಪಡೆಯುವ ವೇಳೆ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಶೇ.25 ಮೀಸಲಾತಿ ಕಲ್ಪಿಸಬೇಕು. ಪೌರಕಾರ್ಮಿಕರಿಗೂ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶಗಳಿಗೆ ಭಾರತ್ ಕ್ಯಾನ್ಸರ್ ಆಸ್ಪತ್ರೆಯ ಕ್ಯಾನ್ಸರ್ ಪತ್ತೆ ಸಂಚಾರಿ ಘಟಕ ಹೆಚ್ಚಾಗಿ ಭೇಟಿ ನೀಡುವಂತೆ ವ್ಯವಸ್ಥೆ ಮಾಡಬೇಕು, ಸರ್ಕಾರ ಗುತ್ತಿಗೆ ವಾಹನ ಪಡೆಯುವ ವೇಳೆ ವಿದ್ಯುತ್ ಚಾಲಿತ ವಾಹನಗಳನ್ನು ಕಡ್ಡಾಯಗೊಳಿಸಬೇಕು. ಕ್ಷೀರಭಾಗ್ಯ ಯೋಜನೆಗೆ ನಂದಿನಿ ಉತ್ಪನ್ನ, ಸಿರಿಧಾನ್ಯ ಬಿಸ್ಕೆಟ್ ವಿತರಿಸಬೇಕೆಂದು ಸಲಹೆ ನೀಡಿದರು.

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರಕ್ಕೆ ಸೌರ ಶಕ್ತಿ ವಿದ್ಯುತ್ ಘಟಕ ಕೊಡುಗೆ



ಶ್ರೀರಾಮಪುರದಲ್ಲಿರುವ ಉತ್ತರಾದಿ ಮಠದ ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದಲ್ಲಿ ಸೌರ ವಿದ್ಯುತ್ ಘಟಕ ಉದ್ಘಾಟನೆ ಸಂದರ್ಭ ಕರ್ನಾಟಕ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಡಾ.ಟಿ.ಆರ್.ಅರುಣ್ 10 ಲಕ್ಷ ರೂ. ಮೌಲ್ಯದ ದೇಣಿಗೆ ಚೆಕ್ ವಿತರಿಸಿದರು. ಧ್ಯಾನ ಕೇಂದ್ರದ ವ್ಯವಸ್ಥಾಪಕ ಪಂಡಿತ ಹೇಮಂತ ಆಚಾರ್ಯ ಗುಡಿ, ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಖ್ಯ ಪ್ರಬಂಧಕ ಬದರಿಪ್ರಸಾದ್, ವಿವೇಕಾನಂದನಗರ ಶಾಖಾಧಿಕಾರಿ ಗಣೇಶ ಭಟ್, ನಿವೃತ್ತ ಹಿರಿಯ ವ್ಯವಸ್ಥಾಪಕ ಗೋವರ್ಧನ, ಮಠದ ಹಿರಿಯ ಕಾರ್ಯಕರ್ತ ಎ.ಎನ್.ರಮೇಶ್ ಹಾಜರಿದ್ದರು

ಮೈಸೂರು: ಸೌರಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ ಎಂದು ಕರ್ನಾಟಕ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಡಾ. ಟಿ.ಆರ್.ಅರುಣ್ ಹೇಳಿದರು.

ಶ್ರೀಮನ್ ಮಧ್ವಾಚಾರ್ಯ ಮೂಲಮಹಾ ಸಂಸ್ಥಾನ ಶ್ರೀ ಉತ್ತರಾದಿ ಮಠದ ಶ್ರೀರಾಮಪುರ ಶಾಖೆಯಾದ ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದಲ್ಲಿ ಸೌರ ಶಕ್ತಿ ವಿದ್ಯುತ್ ಘಟಕಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಧಾರ್ಮಿಕ ಕೇಂದ್ರಗಳು ಸಂಪ್ರದಾಯ, ಭಕ್ತಿ ಮತ್ತು ಶ್ರದ್ಧೆಯನ್ನು ಜಾಗೃತಗೊಳಿಸುವುದರೊಂದಿಗೆ ಪರಿಸರಾತ್ಮಕ ಕಾಳಜಿಯನ್ನೂ ಮೂಡಿಸಬೇಕು. ಈ ನಿಟ್ಟಿನಲ್ಲಿ ವೆಂಕಟೇಶ್ವರ ಧ್ಯಾನ ಕೇಂದ್ರವು 30 ಕೆವಿ ಸಾಮರ್ಥ್ಯದ 46 ಪ್ಯಾನಲ್ ಸಹಿತ ಸೌರ ಶಕ್ತಿ ಘಟಕವನ್ನು ಆವರಣದಲ್ಲಿ ಅಳವಡಿಸಿಕೊಂಡು ವಿದ್ಯುತ್ ಬಳಕೆಯಲ್ಲಿ ಸ್ವಾವಲಂಬನೆ ಸಾಧಿಸಿರುವುದು ಮಾದರಿಯಾಗಿದೆ ಎಂದು ಹೇಳಿದರು. ಸೌರ ವಿದ್ಯುತ್ ಘಟಕವು ನವೀಕರಿಸಬಹುದಾದ ಮತ್ತು ಪರಿಸರ ಸ್ನೇಹಿ ಇಂಧನ ಮೂಲವಾಗಿದೆ. ಕರ್ನಾಟಕವು ಭಾರತದಲ್ಲಿ ಅತೀ ಹೆಚ್ಚು ಸೌರ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿದ್ದು, ಧ್ಯಾನ ಕೇಂದ್ರವೂ ಈ ನಿಟ್ಟಿನಲ್ಲಿ ಪರಿಸರ ಕಾಳಜಿಯನ್ನು ಕಾರ್ಯರೂಪಕ್ಕೆ ತಂದಿರುವುದು ಶ್ಲಾಘನೀಯ ಎಂದರು.

ಬ್ಯಾಂಕ್ ದೇಣಿಗೆ: ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಖ್ಯ ಪ್ರಬಂಧಕ ಬದರಿ ಪ್ರಸಾದ್ ಮಾತನಾಡಿ, ದೀರ್ಘಕಾಲ ಬಾಳಿಕೆ ಬರುವ ಮತ್ತು ನಿಸರ್ಗ ಸ್ನೇಹಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಬ್ಯಾಂಕ್ ಸಿಎಸ್‌ಆರ್ ನಿಧಿಯಿಂದ 10 ಲಕ್ಷ ರೂ. ದೇಣಿಗೆ ನೀಡಿದೆ. 102 ವರ್ಷಗಳನ್ನು ಪೂರ್ಣಗೊಳಿಸಿದ ಬ್ಯಾಂಕ್ ಆರ್ಥಿಕ ವ್ಯವಹಾರದಲ್ಲಿ ಸಾಧನೆ ಮಾಡುವುದರೊಂದಿಗೆ ಸಾಮಾಜಿಕ ಮತ್ತು ಪರಿಸರಾತ್ಮಕ ಸೇವಾ ಕಾರ್ಯಗಳಿಗೂ ಬೆಂಬಲ ನೀಡುತ್ತಿದೆ ಎಂದರು.

ಬ್ಯಾಂಕಿನ ವಿವೇಕಾನಂದನಗರ ಶಾಖಾ ಅಧಿಕಾರಿ ಗಣೇಶ ಭಟ್ ಮಾತನಾಡಿ, ಗ್ರಾಹಕ ಸ್ನೇಹಿಯಾಗಿ ಹಲವು ಯೋಜನೆಗಳನ್ನು ಕರ್ನಾಟಕ ಬ್ಯಾಂಕ್ ಹೊಂದಿದೆ ಎಂದರು.

ಧ್ಯಾನ ಕೇಂದ್ರದ ವ್ಯವಸ್ಥಾಪಕ ಪಂಡಿತ ಹೇಮಂತ ಆಚಾರ್ಯ ಗುಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅನುಗ್ರಹ ಮತ್ತು ಆದೇಶದಂತೆ ಧ್ಯಾನ ಕೇಂದ್ರವು ದಶಕಗಳಿಂದ ಧರ್ಮ ಜಾಗೃತಿಗಾಗಿ ಹಲವು ಚಟುವಟಿಕೆಗಳನ್ನು ನಡೆಸುತ್ತಿದೆ. ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಬ್ಯಾಂಕ್ ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿ ಬೆಂಬಲಿಸಿರುವುದು ಅಭಿನಂದನೀಯ ಎಂದರು. ಬ್ಯಾಂಕಿನ ನಿವೃತ್ತ ಹಿರಿಯ ವ್ಯವಸ್ಥಾಪಕ ಗೋವರ್ಧನ, ಮಠದ ಹಿರಿಯ ಕಾರ್ಯಕರ್ತ ಎ.ಎನ್.ರಮೇಶ್ ಇತರರು ಹಾಜರಿದ್ದರು.

ನಾಳೆ ಕೊಡಗಿನ ದೇವರ ಕಾಡುಗಳ ಒಂದು ವಿಶ್ಲೇಷಣೆ; ವಿಶೇಷ ಉಪನ್ಯಾಸ

ಮೈಸೂರು, ಫೆ.25– ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ 'ಕೊಡಗಿನ ದೇವರ ಕಾಡುಗಳು–ಒಂದು ವಿಶ್ಲೇಷಣೆ' ಕುರಿತು ವಿಶೇಷ ಉಪನ್ಯಾಸವನ್ನು ಫೆ.27ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖಾ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆಂಡ್ ಎಕನಾಮಿಕ್ ಚೇಂಜ್‌ನ ನಿರ್ದೇಶಕರಾದ ಪ್ರೊ.ಎಂ.ಜಿ.ಚಂದ್ರಕಾಂತ್ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಲಿದ್ದಾರೆ. ಉಪನ್ಯಾಸ ಕಾರ್ಯಕ್ರಮದಲ್ಲಿ ಆಸಕ್ತ ವಿದ್ಯಾರ್ಥಿಗಳು, ಇತಿಹಾಸ ಆಸಕ್ತರು, ಸಾರ್ವಜನಿಕರು ಉಚಿತವಾಗಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಥಮ ದರ್ಜೆ ಸಹಾಯಕ ಶಶಿಧರ ಎಸ್., ಮೊ.ಸಂ: 7349057976 ನ್ನು ಸಂಪರ್ಕಿಸಬಹುದಾಗಿದೆ ಎಂದು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿಜ್ಞಾಗೆ ಪಿಎಚ್.ಡಿ ಪದವಿ



ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಪ್ರಾಧ್ಯಾಪಕರಾದ ಡಾ.ಚಂದನ್ ಶಿವಮಲ್ಲು ಅವರ ಮಾರ್ಗದರ್ಶನದಲ್ಲಿ ಶ್ರೀಮತಿ ಅಭಿಜ್ಞಾ ಎನ್.ಯು ಅವರು ಜೈವ ಸೂಚನಾ ವಿಜ್ಞಾನ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾ ಪ್ರಬಂಧವನ್ನು ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಪಿಎಚ್‌ಡಿ ಪದವಿಗೆ ಅಂಗೀಕರಿಸಿದೆ.

ಅಭಿನಂದನೆ...



ಬಸವ ಜಯಂತಿ–2026 ಮೈಸೂರು ನಗರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೀವಧಾರ ಗಿರೀಶ್ ಅವರನ್ನು ಮಾಜಿ ಶಾಸಕ ಎಲ್.ನಾಗೇಂದ್ರ ಅಭಿನಂದಿಸಿದರು. ಈ ವೇಳೆ ಪಾಲಿಕೆ ಮಾಜಿ ಸದಸ್ಯರಾದ ಆರ್.ರಂಗಸ್ವಾಮಿ, ಎಂ.ಚಿಕ್ಕವೆಂಕಟು, ನಗರ ಎಸ್‌ಟಿ ಮೋರ್ಚಾ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ, ಕೇಬಲ್ ವಿಜಿ, ಸೂರಜ್, ಕೈಲಾಸಪುರಂ ಗಿರೀಶ್ ಇದ್ದರು.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿರಲಿ

ಕರ್ನಾಟಕ ರಕ್ಷಣಾ ವೇದಿಕೆಯಿಂದ ಡಿಸಿಗೆ ಮನವಿ



ಕನ್ನಡ ನಾಮ ಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಪಾಲಿಸುವಂತೆ ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿತು.

ಮೈಸೂರು,ಫೆ.25–ಕನ್ನಡ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಪಾಲಿಸುವಂತೆ ತಾಕೀತು ಮಾಡಲು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿತು.

ಮೈಸೂರು ಜಿಲ್ಲೆಯಲ್ಲಿ ವಿವಿಧ ಕಡೆ ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಮೂರು ದಿನಗಳ ಒಳಗಾಗಿ ಇಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಲಾಗಿದೆ. ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾಗು ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಸಂತೋಷ, ಪ್ರಧಾನ ಕಾರ್ಯದರ್ಶಿ ಗೌತಮ್ ವಿಶ್ವಕರ್ಮ, ಅನುರಾಜ್ ಗೌಡ, ಸಿಂಧುವಳ್ಳಿ ಶಿವಕುಮಾರ್, ಸುರೇಶ್, ಮಾಲಿಂಗ, ದೇವರಾಜ್ ಇನ್ನಿತರರು ಉಪಸ್ಥಿತರಿದ್ದರು.

ಕುತೂಹಲ, ಕ್ರಿಯಾಶೀಲತೆಯೇ ವಿಜ್ಞಾನದ ಜೀವಾಳ

ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಅಭಿಮತ



ಮೈಸೂರು ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ 'ವಿಸ್ತಾರ 2026' ಕಾರ್ಯಕ್ರಮವನ್ನು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಉದ್ಘಾಟಿಸಿದರು.

ಮೈಸೂರು,ಫೆ.25–ಕುತೂಹಲ ಮತ್ತು ಕ್ರಿಯಾಶೀಲತೆ ವಿಜ್ಞಾನದ ಜೀವಾಳ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ ಬೆಟಸೂರ ಮಠ ಅಭಿಪ್ರಾಯಪಟ್ಟರು.

ಮೈಸೂರು ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೈನ್ಸ್ ರೋಸ್ಟ್ರಮ್ ವತಿಯಿಂದ ಏರ್ಪಡಿಸಿದ್ದ ಎರಡು ದಿನಗಳ ರಾಜ್ಯಮಟ್ಟದ 'ವಿಸ್ತಾರ 2026' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನದಲ್ಲಿ ಆವಿಷ್ಕಾರಗಳು ಸರಳ ಪ್ರಶ್ನೆಯಿಂದ ಆರಂಭವಾಗುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನಶೀಲತೆಯನ್ನು ರೂಢಿಸಿಕೊಂಡಾಗ ಮಾತ್ರ ಯಶಸ್ಸು ದೊರೆಯುತ್ತದೆ ಎಂದರು.

ವಿದ್ಯಾರ್ಥಿಗಳು ಶೋಧನಾ ಮನೋಭಾವ, ಸಂವಹನ ಕೌಶಲ, ಶಿಸ್ತು, ಸಮಯ ಪಾಲನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಾಗ ಪ್ರಗತಿ ಹೊಂದಬಹುದು ಎಂದರಲ್ಲದೆ, ವಿಜ್ಞಾನದ 'ವಿಸ್ತಾರ'ಕ್ಕೆ ಶುಭ ಹಾರೈಸಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಮಾತನಾಡಿ, ನಮ್ಮ ದೈನಂದಿನ ಬದುಕಿನ ಕ್ರಿಯಾ ಚಟುವಟಿಕೆಗಳಲ್ಲಿ ವೈಜ್ಞಾನಿಕ ದೃಷ್ಟಿಯ ಅಗತ್ಯವಿದೆ. ಇಂದಿನ ವರ್ತಮಾನದಲ್ಲಿ ಬದುಕುವಾಗ ನೀವು ಕಲಿತಿರುವ ಕೌಶಲಗಳು ಮುಖ್ಯ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರಲ್ಲೂ ಸಾಮರ್ಥ್ಯವಿರುತ್ತದೆ. ಸತತ ಪ್ರಯತ್ನದಿಂದ ಯಶಸ್ಸು ಸಾಧಿಸುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರಿನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶ್ರೀಮತಿ ವಿ.ಎಸ್.ತನುಜ ಮಾತನಾಡಿ, ನಾನು ಈ ಕಾಲೇಜಿನ ವಿದ್ಯಾರ್ಥಿನಿ ಎನ್ನಲು ಹೆಮ್ಮೆಯಾಗುತ್ತಿದೆ. ಜೆಎಸ್‌ಎಸ್ ಸಂಸ್ಥೆ ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಪ್ರಧಾನ ಪಾತ್ರವಹಿಸಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶ್ರದ್ಧೆಯಿಂದ ತಯಾರಿ ನಡೆಸಿ, ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ.ಡಿ ಎಸ್.ಪ್ರತಿಮಾ ಮಾತನಾಡಿ, ವೇದಿಕೆ ಮೇಲಿನ ಗಣ್ಯರ ಸಾಧನೆಯನ್ನು ಮಾದರಿಯಾಗಿ ಸ್ವೀಕರಿಸಬೇಕು. ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಪಾಲನೆಯನ್ನು ರೂಢಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಕುತೂಹಲ ಬೆಳೆಸಿಕೊಂಡು ವೈಜ್ಞಾನಿಕ ಜಗತ್ತಿನಲ್ಲಿ ಉತ್ತಮ ಸಾಧನೆ ಮಾಡಿ ಎಂದು ತಿಳಿಸಿದರು. ಪ್ರಾಂಶುಪಾಲ ಡಾ. ರೇಚಣ್ಣ, ಸಂಚಾಲಕ ಯಶವಂತ್ ಡಿ.ಬಿ, ಶ್ರೀಮತಿ ಪಿ.ಆರ್.ರಾಜೇಶ್ವರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿ ಆಹ್ವಾನ

ಮೈಸೂರು, ಫೆ.25– 2025–26 ನೇ ಸಾಲಿನ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮಾ.13ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಅಂತರ್ಜಾಲ ತಾಣ https://mysurutourism.in/notification/ ಮತ್ತು https://mysore.nic.in/en/notifications‌ನಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ದೇಶ – ವಿದೇಶ

ಗಣಿ ಉಪನಿರ್ದೇಶಕರ ಮನೆಯಲ್ಲಿ 4 ಕೋಟಿ ನಗದು ಪತ್ತೆ; ಅಧಿಕಾರಿ ಬಂಧನ



ಕಟಕ್: ಕಟಕ್ ವೃತ್ತದ ಗಣಿ ಉಪ ನಿರ್ದೇಶಕರ ನಿವಾಸದಲ್ಲಿ ಒಡಿಶಾ ವಿಜಿಲೆನ್ಸ್ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 4 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದೆ. ಇಲಾಖೆಯ ಇತಿಹಾಸದಲ್ಲೇ ಇದುವರೆಗಿನ ಅತಿ ದೊಡ್ಡ ನಗದು ವಶಪಡಿಸಿಕೊಂಡ ಪ್ರಕರಣ ಇದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ ಅವರನ್ನು ಪರವಾನಗಿ ಪಡೆದ ಕಲ್ಲಿದ್ದಲು ಮಾರಾಟಗಾರರಿಂದ 30,000 ಲಂಚ ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಯಿತು. ಬಂಧನದ ಬಳಿಕ ಅವರ ಭುವನೇಶ್ವರದಲ್ಲಿರುವ ಫ್ಲಾಟ್, ಭದ್ರಕ್ ಜಿಲ್ಲೆಯ ಮಾತಾ ಸಾಹಿಯಲ್ಲಿರುವ ಪೋಷಕರ ಮನೆ ಹಾಗೂ ಕಟಕ್ನಲ್ಲಿರುವ ಕಚೇರಿ ಕೊಠಡಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು. ಶೋಧದ ವೇಳೆ ಭುವನೇಶ್ವರದ ಫ್ಲಾಟ್ನಲ್ಲಿ ಟ್ರಾಲಿ ಬ್ಯಾಗ್‌ಗಳು ಮತ್ತು ಅಲ್ಮರಾಗಳಲ್ಲಿ ಅಡಗಿಸಿಟ್ಟಿದ್ದ 4 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ಲಂಚ ಸ್ವೀಕಾರ, ಅಕ್ರಮ ಆಸ್ತಿ ಸಂಬಂಧಿತ ಆಯಾಮಗಳಲ್ಲಿಯೂ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ ಎಂದು ಸುದ್ದಿಸಂಸ್ಥೆಯ ವರದಿ ತಿಳಿಸಿದೆ.

ಅಮೆರಿಕ ನಿರ್ಮಿತ ಎಫ್–16 ಯುದ್ಧ ವಿಮಾನ ಪತನ: ಪೈಲಟ್ ಸಾವು



ಅಂಕಾರ: ಟರ್ಕಿ ವಾಯುಪಡೆಗೆ ಸೇರಿದ, ಅಮೆರಿಕ ನಿರ್ಮಿತ F–16 ಯುದ್ಧವಿಮಾನ ಪತನಗೊಂಡು ಓರ್ವ ಪೈಲಟ್ ಸಾವನ್ನಪ್ಪಿರುವ ಘಟನೆ ಟರ್ಕಿಯ ಬಲಿಕೇಸಿರ್ ನಗರದಲ್ಲಿ ನಡೆದಿದೆ. ಇದು ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವಿಮಾನದ ಅವಶೇಷಗಳು ರಸ್ತೆಯಲ್ಲಿ ಚದುರಿಕೊಂಡಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಟರ್ಕಿಶ್ ಗವರ್ನರ್ ಇಸ್ಮಾಯಿಲ್ ಉಸ್ತಾವೋಗ್ಲು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಲಿಕೇಸಿರ್ 9ನೇ ಮುಖ್ಯ ಜೆಟ್ ಬೇಸ್ ಕಮಾಂಡ್‌ನ ಸ್ಕ್ವಾಡ್ರನ್‌ಗೆ ಸೇರಿದ್ದ ನಮ್ಮ ಈ–16 ವಿಮಾನ ಪತನಗೊಂಡಿದೆ. ಅಂದು ಮಿಷನ್ ಹಾರಾಟದ ಸಮಯದಲ್ಲಿ ಅಪಘಾತಕ್ಕೀಡಾಗಿ ಓರ್ವ ಪೈಲಟ್ ಕೂಡ ಹುತಾತ್ಮರಾಗಿದ್ದಾರೆ. ನಮ್ಮ ಹುತಾತ್ಮರ ಮೇಲೆ ಕರುಣೆ ತೋರಲು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎನ್ನುತ್ತಾ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಟರ್ಕಿಶ್ ರಾಷ್ಟ್ರೀಯ ರಕ್ಷಣಾ ಸಚಿವಾಲಯ ಕೂಡ ಪ್ರತಿಕ್ರಿಯಿಸಿದ್ದು, 9ನೇ ಮುಖ್ಯ ಜೆಟ್ ಬೇಸ್ ಕಮಾಂಡ್‌ನ ಎಫ್–16 ವಿಮಾನವು ಅಪಘಾತಕ್ಕೀಡಾದ ಘಟನೆ ತಿಳಿದ ತಕ್ಷಣವೇ ಶೋಧ ಕಾರ್ಯ ಆರಂಭಿಸಲಾಯಿತು. ತನಿಖೆಯ ನಂತರ ಅಪಘಾತಕ್ಕೆ ಕಾರಣ ಏನೆಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದೆ.

ಕೇರಳದಲ್ಲಿನ್ನು ಶಾಲೆ, ಕಾಲೇಜುಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ



ತಿರುವನಂತಪುರ: ಹೊಸ ಸರ್ಕಾರಿ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ಧರ್ಮ ಆಧಾರಿತ ಹೆಸರುಗಳನ್ನು ಇಡುವಂತಿಲ್ಲ ಎಂದು ಕೇರಳ ಸರ್ಕಾರ ಆದೇಶಿಸಿದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೊಸದಾಗಿ ಸ್ಥಾಪಿಸುವಂತಹ ಯಾವುದೇ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯ, ಅನುದಾನಿತ ಶಿಕ್ಷಣ ಸಂಸ್ಥೆಗೆ ಧರ್ಮ ಆಧಾರಿತ ಹೆಸರನ್ನು ಇಡಬಾರದು ಎಂದು ಸರ್ಕಾರ ಆದೇಶಿಸಿದೆ. ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯಲು, ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಸರ್ಕಾರದ ಈ ನಿರ್ಧಾರವು ಹೊಸದಾಗಿ ಸ್ಥಾಪಿಸುವಂತಹ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿ ಜೆ.ಬಿ.ಕೋಶಿ ಆಯೋಗದ ವರದಿಯನ್ನು ಸಚಿವ ಸಂಪುಟವು ತಾತ್ವಿಕವಾಗಿ ಅಂಗೀಕರಿಸಿದ್ದು, ವರದಿಯನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ ಎಂದೂ ಮೂಲಗಳು ವಿವರಿಸಿವೆ.

ಆಪರೇಷನ್ ಸಿಂಧೂರದಲ್ಲಿ ಪಾಕ್ ಪ್ರಧಾನಿ ಷರೀಫ್‌ರ ಬದುಕಿಸಿದ್ದೇ ಟ್ರಂಪ್ ಅಂತೆ!



ವಾಷಿಂಗ್ಟನ್: 'ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದು ನಾನೇ' ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಾಕ್ ಪ್ರಧಾನಿ ಷರೀಫ್ ಬದುಕಿ ಉಳಿದದ್ದೇ ನನ್ನಿಂದ ಎಂದು ಹೇಳಿಕೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಯ ಮೊದಲ 'ಸ್ಟೇಟ್ ಆಫ್ ಯೂನಿಯನ್' ಭಾಷಣದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡಿದ್ದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ವೇಳೆ ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕ್ ಪ್ರಧಾನಿ ಶಹಬಾಜ್ ಶರೀಫ್ ಹತ್ಯೆಯಾಗಿರುತ್ತಿತ್ತು ಎಂದು ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಭಾರತ–ಪಾಕಿಸ್ತಾನ ಸೇರಿದಂತೆ ಜಾಗತಿಕವಾಗಿ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ನನ್ನ ಹಸ್ತಕ್ಷೇಪವಿಲ್ಲದಿದ್ದರೆ ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಾಧ್ಯತೆ ಇತ್ತು. ಹೆಚ್ಚುವರಿ ಸುಂಕದ ಬೆದರಿಕೆ ಒಡ್ಡಿ ಭಾರತ–ಪಾಕ್ ಸೇನಾ ಸಂಘರ್ಷ ನಿಲ್ಲುವಂತೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. 2025ರ ಮೇ ತಿಂಗಳಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ನಿಲ್ಲಿಸಿದ್ದಾಗಿ ಟ್ರಂಪ್ ಅವರು 85ಕ್ಕೂ ಅಧಿಕ ಬಾರಿ ಹೇಳಿಕೊಂಡಿದ್ದಾರೆ. ಆದರೆ ಭಾರತ ಮೂರನೇ ವ್ಯಕ್ತಿಯ ಮಧ್ಯಪ್ರವೇಶವನ್ನು ನಿರಂತರವಾಗಿ ತಳ್ಳಿಹಾಕಿದೆ.

ಮಾಜಿ ಪ್ರಿಯಕರನಿಂದ ವಧುವಿಗೆ ಗುಂಡು



ಪಾಟ್ನಾ: ಮದುವೆ ಮನೆಗೆ ಬಂದು ವೇದಿಕೆ ಯಲ್ಲಿದ್ದ ಮಾಜಿ ಪ್ರೇಯಸಿ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್‌ನಲ್ಲಿ ನಡೆದಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು–ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆ ಮಾಡುತ್ತಿದ್ದರು. ಆರತಿ ಹೊಟ್ಟೆಗೆ ಗುಂಡು ತಗುಲಿತ್ತಿದ್ದಂತೆ ಜನರು ಭಯಭೀತರಾಗಿ, ಕಿರುಚುತ್ತಾ ಹೊರಗೆ ಓಡಿಹೋದರು. ಆರತಿ ಕುಸಿದು ಬಿದ್ದಾಗ ಕೆಲವರು ಆಕೆ ಪ್ರಜ್ಞೆ ತಪ್ಪದಂತೆ ನೋಡಿಕೊಳ್ಳಲು ಪ್ರಯತ್ನಿಸಿದರು. ಆರತಿಯನ್ನು ತಕ್ಷಣವೇ ಹತ್ತಿರದ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಅವರನ್ನು ವಾರಣಾಸಿ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಆರತಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರ ಪ್ರಕಾರ, ಗುಂಡಿನ ದಾಳಿ ಘಟನೆಗೆ ಪ್ರೇಮ ಪ್ರಕರಣ ಕಾರಣ ಎನ್ನಲಾಗಿದೆ ಶಂಕಿತ ದೀನಬಂಧು ತಲೆಮರೆಸಿಕೊಂಡಿ ದ್ದಾನೆ. ಪೊಲೀಸರು ಆರೋಪಿಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದು, ಅವರನ್ನು ವಶಕ್ಕೆ ಪಡೆದಿದ್ದಾರೆ. ದೀನಬಂಧು ಈ ಹಿಂದೆ ಮದ್ಯದ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಮೈಸೂರು ಮಿತ್ರ ಗುರುವಾರ 26 ಫೆಬ್ರವರಿ 2026

ಹೆದ್ದಾರಿಗಳ ಅಗಲೀಕರಣಕ್ಕೆ ಪರಿಸರವಾದಿಗಳ ವಿರೋಧ



ರಾಷ್ಟ್ರೀಯ ಹೆದ್ದಾರಿಯ ರಕ್ಷಣಾ ತಡೆಗೋಡೆ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ ನೆರವೇರಿಸಿದರು

ಜಿಲ್ಲೆಯಲ್ಲೂ ಸರಕಾರಿ ಹುದ್ದೆಗಳು ಖಾಲಿ ಇವೆ

ಕೊಡಗು ಜಿಲ್ಲೆಯಲ್ಲೂ ವೈದ್ಯರು, ಶಿಕ್ಷಕರ ಸಹಿತ ಹಲವಾರು ಹುದ್ದೆಗಳು ಖಾಲಿ ಇವೆ. ಸರಕಾರ ಮೊದಲು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಯದುವೀರ್ ಆಗ್ರಹಿಸಿದರು. ಧಾರವಾಡದಲ್ಲಿ ನಡೆದ ನಿರುದ್ಯೋಗಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಖುರ್ಚಿ ಕಿತ್ತಾಟದ ನಡುವೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆಯೂ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ. ರಾಜ್ಯದಲ್ಲಿ ಸರಕಾರಿ ಹುದ್ದೆಗಳು ಕೂಡ ಖಾಲಿ ಇವೆ. ಇದನ್ನು ಸರ್ಕಾರ ಲಘುವಾಗಿ ಪರಿಗಣಿಸದೆ ಈ ದಿಸೆಯಲ್ಲಿ ತೀವ್ರ ಗಮನ ಹರಿಸಿ ಖಾಲಿಯಿರುವ ಹುದೆಗಳನ್ನು ಶೀಘ್ರವಾಗಿ ಭರ್ತಿಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಸಾಕಷ್ಟು ಅವಕಾಶಗಳಿವೆ. ಸರಕಾರ ಆ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದರು.

ಮಡಿಕೇರಿ, ಫೆ.25–ಜಿಲ್ಲೆಯಲ್ಲಿ ಹೆದ್ದಾರಿಗಳನ್ನು ಅಗಲೀಕರಣ ಇಲ್ಲವೆ ವಿಸ್ತರಿಸಲು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಸದ ಯದುವೀರ್ ಆರೋಪಿಸಿದ್ದಾರೆ.

ಸಂಸದ ಯದುವೀರ್ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣ, ವಿಸ್ತರಣೆಗೆ ಪರಿಸರವಾದಿಗಳು ವಿರೋಧ ವ್ಯಕ್ತ ಪಡಿಸಿರುವುದಲ್ಲದೆ. ಕೆಲವರು ಇದರ ವಿರುದ್ಧ ಕೋರ್ಟ್‌ಗೂ ಹೋಗಿದ್ದಾರೆ ಎಂದರು.

ಹೆದ್ದಾರಿ 275 ಹಾದು ಹೋಗುವ ಮಡಿಕೇರಿ ತಾಲೂಕಿನ ಮದೆನಾಡು ಸಮೀಪದ ಭೂಕುಸಿತ ಪೀಡಿತ ಪ್ರದೇಶ ಕರ್ತೋಜಿಯಲ್ಲಿ 94 ಕೋಟಿ 8 ಲಕ್ಷ ರೂ ವೆಚ್ಚದ ಮೈಸೂರು–ಮಾಣಿ ರಾಷ್ಟ್ರೀಯ ಹೆದ್ದಾರಿಯ 18 ಕಡೆಗಳಲ್ಲಿ ನಿರ್ಮಿಸಲಾಗುವ ರಕ್ಷಣಾ ತಡೆಗೋಡೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಉತ್ತಮ ಗುಣಮಟ್ಟದ ಕಾಮಗಾರಿಯೊಂದಿಗೆ ವರ್ಷದೊಳಗೆ ನಿರ್ಮಾಣ ಕಾಮಗಾರಿಗಳು ಮುಕ್ತಾಯವಾಗಬೇಕೆಂದು ಸೂಚಿಸಲಾಗಿದೆ ಎಂದರು. ಅಗತ್ಯವಿರುವ ಕಡೆಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಅವಕಾಶಗಳಿವೆ. ತಜ್ಞರ ಸಲಹೆ ಪಡೆದು ಕಾಮಗಾರಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ಮಡಿಕೇರಿ–ಕುಶಾಲನಗರ ಹಾಗೂ 2ನೇ ಹಂತದಲ್ಲಿ ಇತರ ಕಡೆಗಳಲ್ಲಿ ರಕ್ಷಣಾ ತಡೆಗೋಡೆಗಳು ನಿರ್ಮಾಣವಾಗಲಿದೆ ಎಂದರು

ಮಾಜಿ ಸಚಿವ ಅಪ್ಪಚ್ಚು ರಂಜನ್, ಮಾಜಿ ಎಂಎಲ್ಸಿ ಸುನೀಲ್ ಸುಬ್ರಮಣಿ, ಜಿಪಂ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಸದಸ್ಯರಾದ ಸಬಿತ, ಸವಿತಾ ರಾಕೇಶ್, ಚಂದ್ರು, ನಾಗೇಶ್ ಕುಂದಲ್ಪಾಡಿ, ಧನಂಜಯ ಅಗೋಳಿಕಜೆ, ಶಜೀಲ್ ಕೃಷ್ಣ, ಕಿಮ್ಮುಡಿರ ಜಗದೀಶ್ ಹಾಜರಿದ್ದರು.

ನಗರಸಭೆ ಆಡಳಿತದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ



ನಗರಸಭೆ ಆಡಳಿತದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು

ಮಡಿಕೇರಿ, ಫೆ.25–ನಗರದ ಅಭಿವೃದ್ಧಿ ಕಾರ್ಯಗಳಿಗೆ ಕಿಂಚಿತ್ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ನಗರಸಭೆ ಎದುರು ಪ್ರತಿಭಟನೆ ನಡೆಸಿತು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನಗರಸಭಾ ಕಚೇರಿ ಮುಂಭಾಗ 'ಗುಂಡಿ ಮುಚ್ಚಿ ರಸ್ತೆಗೆ ಮುಕ್ತಿ ಕೊಡಿ', 'ನಗರಸಭೆ ಶೇಂ ಶೇಂ' ಘೋಷಣೆಗಳೊಂದಿಗೆ ನಗರಸಭೆಯ ಆಡಳಿತ ವೈಖರಿಯನ್ನು ಪ್ರತಿಭಟನಾಕಾರರು ಖಂಡಿಸಿದರು. ವಿಶೇಷ ಸೂಚನೆ–ಮಡಿಕೇರಿ ನಗರವನ್ನು ಅಭಿವೃದ್ಧಿಗೊಳಿಸದೆ ನಿರ್ಲಕ್ಷ್ಯ ತೋರುತ್ತಿರುವ ನಗರಸಭೆ ಕೊಠಡಿಗಳನ್ನು ತಾತ್ಕಾಲಿಕ ವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬರೆದ ನಾಮಫಲಕವನ್ನು ನಗರಸಭೆಯ ಅಧ್ಯಕ್ಷರು ಮತ್ತು ಅಧಿಕಾರಿಗಳ ಕಚೇರಿಗೆ ಅಂಟಿಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆಯಿತು. ಈ ಸಂದರ್ಭ ಮಧ್ಯ ಪ್ರವೇಶಿಸಿದ ಪೊಲೀಸರು ಅವಕಾಶವನ್ನು ನೀಡಲಿಲ್ಲ.

ಜನರಿಗೆ ಸ್ಪಂದಿಸುವಲ್ಲಿ ವಿಫಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್ ಮಾತನಾಡಿ, ಪ್ರತಿನಿತ್ಯ ಪ್ರವಾಸಿ ಕೇಂದ್ರವಾದ ಮಡಿಕೇರಿಗೆ ಆಗಮಿಸುವ ಸಹಸ್ರಾರು ಪ್ರವಾಸಿಗರನ್ನು ಇಂದು ಗುಂಡಿ ಬಿದ್ದು ಹದಗೆಟ್ಟ ರಸ್ತೆಗಳು, ಅಶುಚಿತ್ವ ಸ್ವಾಗತಿಸುತ್ತಿದೆ. ನಗರದ ಯಾವುದೇ ರಸ್ತೆಗಳು ಪ್ರಸ್ತುತ ಯೋಗ್ಯವಾಗಿಲ್ಲ. ಜನರ ಸಂಕಷ್ಟಗಳಿಗೆ ನಗರಸಭೆಯಿಂದ ಯಾವುದೇ ಸ್ಪಂದನೆ ದೊರಕುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ 10 ದಿನಗಳ ಒಳಗಾಗಿ ರಸ್ತೆಗಳ ಅಭಿವೃದ್ಧಿ, ಕಾವೇರಿ ಕಲಾಕ್ಷೇತ್ರದ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಚರ್ಚೆಗೆ ಸಭೆಯನ್ನು ಕರೆಯುವಂತೆ ಸ್ಥಳಕ್ಕೆ ಆಗಮಿಸಿದ ನಗರಸಭಾಧ್ಯಕ್ಷೆ ಕಲಾವತಿ ಮತ್ತು ಮಹೇಶ್ ಜೈನಿಯವರನ್ನು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್, ನಗರಸಭಾ ಸದಸ್ಯರಾದ ಮನ್ಸೂರ್, ನೀಮಾ ಅರ್ಷದ್, ಬಷೀರ್ ಅಹಮ್ಮದ್, ಮೇರಿ ವೇಗಾಸ್, ಪಕ್ಷ ಪ್ರಮುಖರಾದ ಅಬ್ದುಲ್ ರಜಾಕ್, ಮೈಕೆಲ್ ವೇಗಾಸ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬೈಕ್ ಮೇಲೆ ಒಂಟಿ ಸಲಗ ದಾಳಿ: ಸವಾರರ ಪಾರು



ಸಿದ್ದಾಪುರ, ಫೆ.25–ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಿಕಾಡು ಪ್ರದೇಶದಲ್ಲಿ ಒಂಟಿ ಸಲಗವೊಂದು ಬೈಕ್ ಮೇಲೆ ದಾಳಿ ನಡೆಸಿದ ಪರಿಣಾಮ ಬೈಕ್ ಜಖಂಗೊಂಡಿದ್ದು, ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಮಾಲ್ದಾರೆ ವ್ಯಾಪ್ತಿಗೆ ಒಳಪಡುವ ಚೌಡಿಕಾಡು ಕಾಫಿ ತೋಟದಿಂದ ಸುಮಂತ್, ಮಣಿ ಎಂಬವರು ಕರ್ತವ್ಯ ಮುಗಿಸಿ ರಾತ್ರಿ ವಸತಿ ಗೃಹಕ್ಕೆ ತೆರಳುತ್ತಿದ್ದಾಗ ಸಿಬ್ಬಂದಿಗಳ ಬೈಕ್ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಕಸ್ಮಿಕ ದಾಳಿಯಿಂದ ಆತಂಕಗೊಂಡ ಸಿಬ್ಬಂದಿಗಳು ಬೈಕ್ ಬಿಟ್ಟು ಓಡಿದ್ದಾರೆ. ಘಟನೆಯಲ್ಲಿ ಬೈಕ್‌ಗೆ ಹಾನಿಯಾಗಿದ್ದು ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಈ ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಸಿಬ್ಬಂದಿಗಳಿಗೆ ಅರಣ್ಯ ಇಲಾಖೆ ಸೂಕ್ತ ರಕ್ಷಣಾ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪದೇ ಪದೇ ಕಾರ್ಮಿಕರು ಹಾಗೂ ವಾಹನ ಸವಾರರ ಮೇಲೆ ಕಾಡಾನೆ ದಾಳಿಗಳು ನಡೆಯುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸಲು ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳ ಸಹಕಾರದೊಂದಿಗೆ ಅರಣ್ಯ ಇಲಾಖೆ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸಹಕಾರಿ ಮಹಿಳಾ ಸಮಾಜಕ್ಕೆ ಪದಾಧಿಕಾರಿಗಳ ಆಯ್ಕೆ

ನಾಪೋಕ್ಲು, ಫೆ.25–ಸಹಕಾರಿ ಮಹಿಳಾ ಸಮಾಜದ ಅಧ್ಯಕ್ಷರಾಗಿ ಬಿದ್ದಾತಂಡ ಮೇರಿ ಚಿಟ್ಟಿಯಪ್ಪ ಆಯ್ಕೆಯಾದರು ಸಮಾಜದ ಉಪಾಧ್ಯಕ್ಷರಾಗಿ ಕೇಲೆಟ್ಟೀರ ಬಿ.ಮುತ್ತಮ್ಮ ಆಯ್ಕೆಯಾದರು. ನಿರ್ದೇಶಕರಾಗಿ ಕುಲ್ಲೇಟಿರ ಹೇಮಾವತಿ ಅರುಣ್, ಕೇಲೇಟಿರ ದಿವ್ಯ ಮುತ್ತಪ್ಪ, ಕುಟ್ಟನ್ಜಟ್ಟಿರ ವಿನಿತಾ ಸೋಮಣ್ಣ ಹಂಡಂಡ ಲೀಲಾವತಿ ಪೊನ್ನಣ್ಣ, ಹೇಮಾವತಿ ರಾಮಕೃಷ್ಣ, ಮಣವಟ್ಟಿರ ಜಾನ್ಸಿ ತಿಮ್ಮಯ್ಯ, ಮುಂಡಂಡ ಕವಿತಾ ಅಯ್ಯಣ್ಣ, ಬಿದ್ದಾತಂಡ ಗಿರಿಜಾ ಬೋಪಣ್ಣ, ಬೊಪ್ಪಂಡ ಶೈಲಾ ಬೋಪಯ್ಯ ಆಯ್ಕೆಯಾದರು. ರಾಜೇಶ್ವರಿ ಲೋಕೇಶ್ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಜೂನಿಯರ್ ಕಾಲೇಜು ಆವರಣದಲ್ಲಿ ಮಕ್ಕಳ ಸಂತೆಯ ಕಲರವ



ಮಕ್ಕಳ ಸಂತೆಯಲ್ಲಿ ವ್ಯಾಪಾರದಲ್ಲಿ ಮಗ್ನರಾಗಿರುವ ಚಿಣ್ಣರು.

ಮಡಿಕೇರಿ, ಫೆ.25–ಎತ್ತ ನೋಡಿದರೂ ವಿವಿಧ ಬಗೆಯ ಸೊಪ್ಪು, ತರಕಾರಿ, ಆಹಾರ ಧಾನ್ಯಗಳು, ಹಣ್ಣು ಹಂಪಲುಗಳು, ಪಾನಿಪೂರಿ, ಮಸಾಲೆಪುರಿ, ಚುರುಮುರಿ–ಇವು ಬುಧವಾರ ಪಿ.ಎಂ.ಶ್ರೀ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡೆಸಿದ ಮಕ್ಕಳ ಸಂತೆಯಲ್ಲಿ ಕಂಡು ಬಂದ ದೃಶ್ಯಗಳು.

ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ, ಸರ್ಕಾರಿ ಪಿಎಂಶ್ರೀ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಬುಧವಾರ ನಡೆದ ಮಕ್ಕಳ ಸಂತೆಯಲ್ಲಿ ಕೇಳಿ ಬಂದವು. ಸುಮಾರು 70 ಕ್ಕೂ ಹೆಚ್ಚು ಮಕ್ಕಳು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಗಣಿಕೆ ಸೊಪ್ಪು, ನುಗ್ಗೆ, ಕೊತ್ತಂಬರಿ, ಕರಿಬೇವು, ಬಸಳೆ, ಪಾಲಕ್ ಸೊಪ್ಪು, ಟೊಮೆಟೋ, ಕೆಸ, ಹಲಸು, ಬಾಳೆ ಕಾಯಿ, ಬಾಳೆಹಣ್ಣು, ಸಪೋಟ, ಕಿತ್ತಳೆ, ಚಕೋತ, ಮೂಲಂಗಿ, ನಿಂಬೆಹಣ್ಣು, ಸಿಹಿ ಗೆಣಸು, ಕಲ್ಲಂಗಡಿ, ಬದನೆ, ಪರಂಗಿ ಹಣ್ಣು, ಆಲೂಗಡ್ಡೆ, ಈರುಳ್ಳಿ, ಸೌತೆಕಾಯಿ, ಜತೆಗೆ ಮಹಿಳೆಯರ ಸೀರೆ ಒಳಗೊಂಡಂತೆ ಫ್ಯಾನ್ಸಿ ವಸ್ತುಗಳ ಹಲವು ವಿಭಾಗದಲ್ಲಿ ಮಕ್ಕಳ ಸಂತೆ ಏರ್ಪಡಿಸಿದ್ದು, ವಿಶೇಷವಾಗಿತ್ತು.

ಬನ್ನಿ ಸಾರ್, ಬನ್ನಿ ಸಾರ್, 10 ರೂ., 20 ರೂ. 30 ರೂ. ಬನ್ನಿ ಸಾರ್ ಸಂತೆ ವ್ಯಾಪಾರ ಮಾಡಿ ಎಂದು ವಿದ್ಯಾರ್ಥಿಗಳು ಆಹ್ವಾನಿಸುತ್ತಿದ್ದ ದೃಶ್ಯ ಕಂಡು ಬಂದಿತ್ತು.

ವಿದ್ಯಾರ್ಥಿಗಳ ವ್ಯಾಪಾರಕ್ಕೆ ಪೋಷಕರು ಸಹ ಸಾಥ್ ನೀಡಿದ್ದು ಎದ್ದು ಕಂಡಿತು. ಮಕ್ಕಳ ಸಂತೆಯಲ್ಲಿ ಚುರುಮುರಿ ಮತ್ತು ಫ್ರೂಟ್ ಜ್ಯೂಸ್ ಸವಿಯುತ್ತಿದ್ದದ್ದು ಹೆಚ್ಚಾಗಿ ಕಂಡು ಬಂದಿತು. ತರಕಾರಿ ಮತ್ತು ವಿವಿಧ ಬಗೆಯ ಹಣ್ಣುಗಳನ್ನು ಮನೆಗೆ ಕೊಂಡೊಯ್ಯುವುದು ಕಂಡು ಬಂದಿತು.

ಮಕ್ಕಳಲ್ಲಿ ಆರ್ಥಿಕ, ವಾಣಿಜ್ಯ, ವ್ಯಾಪಾರದ ಮಹತ್ವ ಅರಿವು ಮೂಡಿಸುವಲ್ಲಿ ಮಕ್ಕಳ ಸಂತೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಪ್ರತಿನಿತ್ಯ ಕುಟುಂಬಕ್ಕೆ ಬೇಕಿರುವ ಪದಾರ್ಥಗಳನ್ನು ಕೊಳ್ಳುವಲ್ಲಿ ಹಣದ ಉಳಿತಾಯ ಯೋಜನೆ ಬಗ್ಗೆ ಮಕ್ಕಳ ಸಂತೆ ಉತ್ಸಾಹದಾಯಕವಾಗಿದೆ ಎಂದು ಬಿಇಒ. ಮಹೇಶ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಸೌಮ್ಯ ಪೊನ್ನಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಶರ್ಮಿಳಾ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಟಿ. ಭವಾನಿ, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ಶಿಕ್ಷಕರಾದ ಜಯಮ್ಮ, ಮೋಹನ್ ಕುಮಾರಿ, ಶೃತಿ, ಕವಿತಾ, ಸಂದೇಶ್, ಮಮತ, ಹಾಜಿರಾ ಬೇಗಂ, ಸಿ.ಸಿ.ವ್ಯಾಪ್ತ್ಯ, ಶೃತಿಶ್ರೀ, ಮಂಜುಳ ಇತರರು ಇದ್ದರು.

ನಾಪೋಕ್ಲು ಸುತ್ತಮುತ್ತ ವರ್ಷಾಧಾರೆ



ಮಳೆಯಿಂದಾಗಿ ಕ್ರೀಡಾಂಗಣದಲ್ಲಿ ನೀರು ತುಂಬಿರುವುದು

ನಾಪೋಕ್ಲು, ಫೆ.25–ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳು ಸೇರಿದಂತೆ ಬಲ್ಲಮಾವಟಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬುಧವಾರ ಮಳೆ ಸುರಿದು ಕಾಫಿ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿದಿದೆ.

ನೆಲಜಿ, ಬಲ್ಲಮಾವಟಿ, ಪೇರೂರು, ದೊಡ್ಡಪುಲಿಕೋಟು, ಅಯ್ಯಂಗೇರಿ ಗ್ರಾಮಗಳಲ್ಲಿ ಗುಡುಗು ಸಹಿತ ಮಳೆಯಾಯಿತು. ಬಲ್ಲಮಾವಟಿ ಗ್ರಾಮದ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಮಳೆಯಿಂದಾಗಿ ನೀರು ತುಂಬಿ ಹರಿಯಿತು. ಸುರಿದ ಐದಾರು ಮಳೆಯಿಂದ ಕಾಫಿ ಬೆಳೆಗಾರರು ಸಂತಸ ಪಟ್ಟರು. ಐದುಸೀ ಮಳೆಯಿಂದಾಗಿ ಕಾಫಿ ಹೂ ಅರಳಲು ಸಹಕಾರಿಯಾಗಲಿದೆ ಎಂದು ಆನಂದ ಪಟ್ಟರು ವಿವಿಧ ಗ್ರಾಮಗಳಲ್ಲಿ ಇಂಚಿಗಿಂತ ಅಧಿಕ ಮಳೆ ಸುರಿದಿದೆ. ಬಲ್ಲಮಾವಟಿ ಗ್ರಾಮದಲ್ಲಿ ಒಂದು ಇಂಚು ಮಳೆಯಾಗಿದೆ.

ತೆಂಗಿನ ಮರ ಬಿದ್ದು ಮನೆಗೆ ಹಾನಿ : ಸಂಪಾಜೆ, ಗೂನಡ್ಕ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಸುರಿದ ಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸುಮಾರು ಒಂದು ತಾಸು ಗಾಳಿ ಸಹಿತ ಮಳೆ ಸುರಿದಿದ್ದು, ಸಂಪಾಜೆ ಪೆಲ್ತಡ್ಕದ ಚಂದ್ರಾವತಿ, ಹಾಗೂ ಗೂನಡ್ಕ ನಿವಾಸಿ ರಾಜರವರ ಮನೆಗೆ ತೆಂಗಿನ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾಗಿ ಭಾರಿ ನಷ್ಟವಾಗಿದೆ. ಅದೃಷ್ಟಾವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ, ಫೆ.25–ವಿರಾಜಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ವರ್ಷದ ಮೊದಲ ಮಳೆ ಜನಜೀವನವನ್ನೇ ಅಸ್ತವ್ಯಸ್ತಕ್ಕೆ ಈಡುಮಾಡಿತು.

ಬುಧವಾರ ಮಧ್ಯಾಹ್ನ 2.15 ರಿಂದ 3 ಗಂಟೆವರೆಗೆ ಏಕಾಏಕಿ ಬಂದ ಭಾರೀ ಮಳೆಯಿಂದಾಗಿ ಪಟ್ಟಣಕ್ಕೆ ಬಂದಿದ್ದ ಸಾರ್ವಜನಿಕರು ಮಳೆಯ ಅರಿವಿಲ್ಲದೆ ಬಂದಿದ್ದರಿಂದ ಮಳೆ ಆಸರೆಗೆ ಕೊಡೆ ಇಲ್ಲದೆ ಪರದಾಡುವ ಸ್ಥಿತಿ ಒದಗಿತ್ತು.

ಬೆಳಿಗ್ಗೆಯಿಂದ ಸುಡು ಬಿಸಿಲಿನ ತಾಪ ಹೆಚ್ಚಾಗಿದ್ದು, ಮಧ್ಯಾಹ್ನ ಸುರಿದ ಮಳೆಯಿಂದಾಗಿ ತಂಪೆರೆದಂತಾಯಿತು. ಅನೇಕರು ಕಾಫಿ ಕೊಯ್ಯು ಕಣದಲ್ಲಿ ಒಣಹಾಕಿದ್ದು ಏಕಾಏಕಿ ಬಂದ ಮಳೆಯಿಂದಾಗಿ ಸಮಸ್ಯೆ ಎದುರಾಗಿತ್ತು. ಚಿಕ್ಕಪೇಟೆ ಬಳಿ ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಒಂದು ಗುಂಡಿಗೆ ಸಿಲುಕಿದ ಕಾರಣ ಬಸ್ ಮೇಲೆತ್ತಲು ಹರ ಸಾಹಸ ಪಡುವಂತಾಗಿತ್ತು. ಇನ್ನು ಗ್ರಾಮೀಣ ಪ್ರದೇಶಗಳಿಂದ ಬಂದವರು ಕೊಡೆ ಇಲ್ಲದೆ ಅಂಗಡಿ ಮತ್ತು ಕಚೇರಿ ಬದಿಯಲ್ಲಿ ಆಶ್ರಯ ಪಡೆದಿದ್ದರು.

ಬೇಗೂರಲ್ಲಿ ಭಾರೀ ಮಳೆಯಿಂದ ತುಂಬಿ ಹರಿದ ಚರಂಡಿ

ಗ್ರಾಮದಲ್ಲಿ ಕೆರೆಯಂತೆ ನಿಂತ ಚರಂಡಿ ನೀರು, ಸಂಚಾರಕ್ಕೆ ಅಡ್ಡಿ




ಬೇಗೂರು(ಗುಂಡ್ಲುಪೇಟೆ): ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚರಂಡಿಗಳು ತುಂಬಿ ಹರಿದು ಗ್ರಾಮದ ರಸ್ತೆಗಳಲ್ಲಿ ಚರಂಡಿಯ ಕೊಳಚೆ ನೀರು ನಿಂತು ಕೆರೆಯಂತೆಯಂತಾಗಿ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಂಗಳವಾರ ರಾತ್ರಿ ಸುಮಾರು 2 ಗಂಟೆಗೆ ತುಂತುರು ಹನಿಗಳೊಂದಿಗೆ ಆರಂಭವಾಗಿ ಸ್ವಲ್ಪ ಸಮಯದ ನಂತರ ಜೋರಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ಕೆರೆಯಂತೆ ನಿಂತಿತು.

ತುಂಬಿ ಹರಿದ ಚರಂಡಿ: ಸ್ಥಳೀಯ ಗ್ರಾಮ ಪಂಚಾಯಿತಿಯು ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲು ಮುಂದಾಗದ ಕಾರಣ ಚರಂಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಹಾಗೂ ಕಸ ಕಡ್ಡಿಗಳು ತುಂಬಿತ್ತು. ಇದರಿಂದ ಸುರಿದ ಮಳೆಯಿಂದ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಗ್ರಾಮದ ಫಸ್ಟ್ ಬ್ಲಾಕ್ ನ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ಮಳೆಯ ನೀರು ಸುಮಾರು ಮಧ್ಯಾಹ್ನದವರೆಗೂ ಕೆರೆಯಂತೆ ನಿಂತಿತು.

ಅನ್ವಿ ಬೇಕರಿ ಪಕ್ಕದ ರಸ್ತೆಯಲ್ಲಿ ಚರಂಡಿಯ ಕೊಳಚೆ ನೀರು ತುಂಬಿ ನಿಂತು ಗ್ರಾಮದ ಆಕ್ಸ್‌ಫರ್ಡ್ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಪಕ್ಕದ ರಸ್ತೆಯಲ್ಲಿ ಸಂಚರಿಸುವಂತಾಯ್ತು. ದ್ವಿಚಕ್ರ ವಾಹನ ಸವಾರರು ಪಾದಚಾರಿಗಳು ಬೆಳಗ್ಗೆ 10 ಗಂಟೆಯವರೆಗೂ ಸಂಚರಿಸಲು ಪರದಾಡುವಂತೆ ಆಯ್ತು ಮಳೆ ಬಂದ ಸಂದರ್ಭ ಹಾಗೂ ಮಳೆಗಾಲದಲ್ಲಿ ಈ ರೀತಿಯ ಸಮಸ್ಯೆ ಮಾಮೂಲಿಯಾಗಿದೆ. ಹೀಗಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ತಿಂಗಳಿಗೊಮ್ಮೆ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಗ್ರಾಮಸ್ಥರಿಂದ ಕೇಳಿಬಂದಿದೆ.

ಕಡ್ಲೆ ಕಾಯಿ ತಿನ್ನುವ ವಿಚಾರಕ್ಕೆ ನಿರ್ವಾಹಕನ ಮೇಲೆ ಪ್ರಯಾಣಿಕರ ಹಲ್ಲೆ

ಹಲ್ಲೆಗೊಳಗಾದ ನಿರ್ವಾಹಕ ಬಸ್ ಸಮೇತ ಠಾಣೆಗೆ ದೂರು ಸಲ್ಲಿಸಿ ಆಸ್ಪತ್ರೆಗೆ ದಾಖಲು



ನಿರ್ವಾಹಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ

ಕೊಳ್ಳೇಗಾಲ, ಫೆ.25– ಪಟ್ಟಣದ ಹೊರವಲಯದ ಪಾಪನಕೆರೆ ಬಳಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದ್ದು, ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.

ಕನಕಪುರ ತಾಲೂಕಿನ ದೊಡ್ಡಕಬ್ಬಳಿ ಗ್ರಾಮದ ಕಂಡಕ್ಟರ್ ಮುನಿಮಾದಯ್ಯ(42) ಹಾಗೂ ಪ್ರಯಾಣಿಕರಾದ ಚಾ.ನಗರದ ಫಯಾಜ್ ಅಹಮ್ಮದ್(50), ಮಹಮ್ಮದ್ ಶಾರನ್ (25) ಎನ್ನುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ನಿರ್ವಾಹಕ ಮುನಿಮಾದಯ್ಯ ಪಟ್ಟಣ ಠಾಣೆಗೆ ಇಬ್ಬರು ಪ್ರಯಾಣಿಕರಾದ ಫಯಾಜ್ ಮತ್ತು ಮಹಮ್ಮದ್ ಶಾರನ್ ನನ್ನ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಲಿಖಿತ ದೂರು ನೀಡಿದ್ದಾರೆ.

ಕಡ್ಲೆ ಕಾಯಿ ತಿನ್ನುತ್ತ ಸಿಪ್ಪೆಯನ್ನು ಬಸ್ಸಿನಲ್ಲೇ ಬಿಸಾಡುತ್ತಿದ್ದರು. ಇದನ್ನು ನೋಡಿದ ನಾನು ಹೊರಗಡೆ ಸಿಪ್ಪೆ ಹಾಕಿ ಎಂದು ಹೇಳಿದ್ದಕ್ಕೆ ಕುಪಿತಗೊಂಡು ಹಲ್ಲೆ ನಡೆಸಿದ್ದಾರೆಂದು ಗಾಯಗೊಂಡ ನಿರ್ವಾಹಕ ಸರ್ಕಾರಿ ಬಸ್ ಸಮೇತ ಪಟ್ಟಣ ಠಾಣೆಗೆ ಆಗಮಿಸಿ ದೂರು ಸಲ್ಲಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ನಡೆಸಿರುವ ಫೋಟೊಗಳು, ಪ್ರಯಾಣಿಕರು ನಿರ್ವಾಹಕನ ಕುತ್ತಿಗೆಗೆ ಕೈಹಾಕಿರುವುದು, ತಳ್ಳಾಟ, ನೂಕಾಟಗಳ ಕುರಿತ ಫೋಟೊಗಳು ವೈರಲ್ ಆಗಿವೆ.

ಕೊಳ್ಳೇಗಾಲದಿಂದ ಕನಕಪುರ ಮಾರ್ಗವಾಗಿ ಬೆಂಗಳೂರು ಕಡೆಗೆ ಹೋಗುತ್ತಿರುವಾಗ ಇಲ್ಲಿನ ಹೊರವಲಯದ ಪಾಪನಕೆರೆ ಬಳಿ ಬಸ್ಸಿನಲ್ಲಿ ಈ ಘಟನೆ ಸಂಭವಿಸಿದೆ. ಕಂಡಕ್ಟರ್ ತಲೆಗೆ ಪೆಟ್ಟಾಗಿದ್ದರೆ, ಪ್ರಯಾಣಿಕರು ಫಯಾಜ್ ಅಹಮ್ಮದ್ ಹಾಗೂ ಮಹಮ್ಮದ್ ಶಾರನ್ ಸಹಾ ನಮಗೂ ನಿರ್ವಾಹಕರು ಹಲ್ಲೆ ನಡೆಸಿದ್ದಾರೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಟ್ಟಣ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಸಫಾರಿ ನಿಲ್ಲಿಸಬೇಡಿ, ಮುಂದುವರಿಸಿ

ಸಫಾರಿ ಸ್ಥಗಿತ ವೇಳೆಯಲ್ಲೂ ಮಾನವ-ಪ್ರಾಣಿ ಸಂಘರ್ಷ



ಚಾಮರಾಜನಗರ: ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಮುಂದುವರೆಸಬೇಕು ಎಂದು ಗುಂಡ್ಲುಪೇಟೆ ತಾಲೂಕು ಆದಿವಾಸಿ ಮಹಿಳಾ ಸಂಘದ ಅಧ್ಯಕ್ಷರು , ಜಿಲ್ಲಾ ಅರಣ್ಯ ಹಕ್ಕು ಸಮಿತಿ ಸದಸ್ಯೆ ಪುಟ್ಟಮ್ಮ, ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿಯನ್ನೇ ನಂಬಿ ಅನೇಕ ಆದಿವಾಸಿ ಕುಟುಂಬಗಳು ಜೀವನ ಸಾಗಿಸುತ್ತಿದ್ದು ಸಫಾರಿಯನ್ನು ಮುಚ್ಚದೇ ಮುಂದುವರಿಸಿ ಎಂದರು.

ಸಫಾರಿ ರದ್ದುಪಡಿಸಿದ ಮಾತ್ರಕ್ಕೆ ಮಾನವ–ಪ್ರಾಣಿ ಸಂಘರ್ಷ ನಿಲ್ಲುವುದಿಲ್ಲ. ಅರಣ್ಯ ಇಲಾಖೆಯು ಆದಿವಾಸಿಗಳಿಗೆ ಕೆಲಸ ಕೊಟ್ಟಿದ್ದು ಅರಣ್ಯ ಇಲಾಖೆ ಹಾಗೂ ಆದಿವಾಸಿಗಳ ನಡುವೆ ಉತ್ತಮ ಸಂಬಂಧ ಇದೆ. ಆದರೆ, ಕೆಲವರು ಮುಗ್ಧ ಆದಿವಾಸಿಗಳನ್ನು ಬಳಸಿಕೊಂಡು ಇಲ್ಲ ಸಲ್ಲದ ಹೇಳಿಕೆಗಳನ್ನು ಕೊಡಿಸುತ್ತಿರುವುದು ಸರಿಯಲ್ಲ ಎಂದರು.

ಮಹಾರಾಜರ ಕಾಲದಲ್ಲಿ ಸಫಾರಿ ಶುರುವಾದಾಗಿನಿಂದಲೂ ಇಲ್ಲಿಯ ತನಕ ಸಫಾರಿಯನ್ನು ಮುಚ್ಚಿರಲಿಲ್ಲ. ಆದರೆ, ಇತ್ತೀಚಿನ ಕೆಲ ಬೆಳವಣಿಗೆಯಿಂದಾಗಿ ಸಫಾರಿಯನ್ನು ಮುಚ್ಚಲಾಗಿತ್ತು. ಇದರಿಂದ ಇದನ್ನೇ ನಂಬಿಕೊಂಡಿದ್ದ ಹೋಟೆಲ್‌ಗಳು, ಡ್ರೈವರ್‌ಗಳು, ಅಂಗಡಿಗಳ ಮಾಲೀಕರು ಸಂಕಷ್ಟಕ್ಕೀಡಾದರು ಎಂದರು.

ಸಫಾರಿ ಮುಚ್ಚಿದ್ದರಿಂದ ಅನೇಕ ಕುಟುಂಬಗಳು ಜೀವನ ಸಾಗಿಸಲು ಆಗದೇ ಬೀದಿಗೆ ಬಂದಿದೆ. ಈಗ ಸಫಾರಿ ಪುನರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಸಫಾರಿಯನ್ನು ಮುಚ್ಚಬಾರದು. ಸಫಾರಿಗೆ ಬರುವ ಪ್ರವಾಸಿಗರು ಅರಣ್ಯದ ಸೌಂದರ್ಯವನ್ನು ಕಣ್ತುಂಬಿಕೊಂಡು ಹೋಗಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಅರಣ್ಯ ಹಕ್ಕು ಸಮಿತಿ ಸದಸ್ಯೆ ಪುಟ್ಟಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ರಾಜೇಂದ್ರ ಮದ್ದೂರು ಕಾಲೋನಿ, ಕೊಂಗಳಯ್ಯ, ಮಾಧು, ರಾಣಿ ಹಾಜರಿದ್ದರು.

ಕರ್ನಾಟಕ ಮಾದರ ಮಹಾಸಭಾದಿಂದ ಸಮುದಾಯಕ್ಕೆ ಅನುಕೂಲ: ಎಂ.ಶಿವಣ್ಣ



ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಮಾತನಾಡಿದರು.

ಚಾಮರಾಜನಗರ: ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಸಮುದಾಯದ ಹಿತಕ್ಕಾಗಿ ಕರ್ನಾಟಕ ಮಾದರ ಮಹಸಭಾ ಹುಟ್ಟು ಹಾಕಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾ ಮಟ್ಟದ ಮುಖಂಡರು ಮತ್ತು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕರ್ನಾಟಕ ಮಾದರ ಮಹಾಸಭಾವು ಯಾವುದೇ ಪಕ್ಷಕ್ಕೆ ಸೇರಿದ್ದು ಅಲ್ಲ. ಸಮುದಾಯದ ಎಲ್ಲ ಪಕ್ಷದ ನಾಯಕರು, ಮುಖಂಡರು ಸೇರಿ ಸ್ಥಾಪಿಸಿದ್ದಾರೆ. ಸುಮಾರು 10 ವರ್ಷದ ಹಿಂದೆ ಬೆಂಗಳೂರಿನಲ್ಲಿ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ, ಗೋವಿಂದ್ ಕಾರಜೋಳ, ನಾವು ಡಾ.ತಿಮ್ಮಯ್ಯ, ಕೆ.ಎಚ್. ಮುನಿಯಪ್ಪನವರು ಸೇರಿಕೊಂಡು ಕರ್ನಾಟಕ ಮಾದರ ಮಹಾಸಭಾ ಹುಟ್ಟುಹಾಕಿ ಸರ್ವಾನುಮತದಿಂದ ಕೆ.ಎಚ್.ಮುನಿಯಪ್ಪ ಅವರನ್ನು ಅಧ್ಯಕ್ಷರಾಗಿ ಮಾಡಲಾಯಿತು. ಅನೇಕ ಕಾರಣಗಳಿಂದ ಚಾಲನೆ ಸಿಕ್ಕಿರಲಿಲ್ಲ. ಕಳೆದ ಒಂದು ವರ್ಷದಿಂದೀಚೆಗೆ ಕೆ.ಎಚ್. ಮುನಿಯಪ್ಪ ಅವರು, ದೊಡ್ಡ ಮನಸ್ಸು ಮಾಡಿ ಮಾದರ ಮಹಾಸಭಾ ಹುಟ್ಟು ಹಾಕಿದ್ದು, ಎಲ್ಲ ಪಕ್ಷದವರನ್ನು ಸೇರಿಸಿಕೊಂಡು ಮಾದರ ಮಹಾಸಭಾ ಪಕ್ಷಾತೀತವಾಗಿ ಕಟ್ಟಲು ಹೊರಟಿದ್ದಾರೆ ಎಂದರು.

ಮಾದರ ಮಹಾಸಭಾದ ಚಾ.ನಗರ ಜಿಲ್ಲಾ ಉಸ್ತುವಾರಿ ಆರ್.ಧರ್ಮಸೇನಾ ಮಾತನಾಡಿ, ಮಾದರ ಮಹಾಸಭಾಕ್ಕೆ ಜಿಲ್ಲೆಯಲ್ಲಿ 5 ಸಾವಿರ ಸದಸ್ಯತ್ವ ಮಾಡಬೇಕಾಗಿರುವುದರಿಂದ ಪ್ರತಿ ಗ್ರಾಮದಲ್ಲಿ 45 ಮಂದಿ ಸದಸ್ಯತ್ವ ಮಾಡಿದಾಗ ಕೆಲಸ ಸುಲಭವಾಗಿ ಮಾಡಬಹುದು ಎಂದರು.

ಮಾನವನ ಅಸ್ತಿತ್ವಕ್ಕೆ ಪರಿಸರವೇ ಮೂಲಾಧಾರ

ಬದನಗುಪ್ಪೆ ಪ್ರೌಢ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ



ಪರಿಸರ ಜಾಗೃತಿ ಉಪನ್ಯಾಸ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಬದನಗುಪ್ಪೆ, ಫೆ.25– ನಮ್ಮ ಮುಂದಿನ ಪೀಳಿಗೆಗಾಗಿ,ಮನುಕುಲದ ಉಳಿವಿಗಾಗಿ, ಪರಿಸರ ಉಳಿಸಿ ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಪರಿಸರ ಪ್ರೇಮಿ ಸಿ ಎಂ ವೆಂಕಟೇಶ್ ಅಭಿಪ್ರಾಯ ಪಟ್ಟರು.

ಬದನಗುಪ್ಪೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಉಪನ್ಯಾಸ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾನವನ ಅಸ್ತಿತ್ವಕ್ಕೆ ಪರಿಸರವೇ ಮೂಲಾಧಾರ. ಆದರೆ ಆಧುನಿಕ ಬದುಕು, ನಗರೀಕರಣದ ಅತಿಯಾದ ವ್ಯಾಮೋಹದಿಂದ ಪರಿಸರ ದಿನೆ ದಿನೆ ನಾಶವಾಗುತ್ತಿದೆ. ಮರಗಳ ಕಡಿಯುವಿಕೆ, ಕೈಗಾರಿಕೆ ತ್ಯಾಜ್ಯ, ವಾಹನಗಳ ಹೊಗೆಯಿಂದಾಗಿ, ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು, ಪ್ರಕೃತಿ ವಿಕೋಪಗಳು ಹೆಚ್ಚಾಗಿ ಮಾನವ ಮತ್ತು ಪ್ರಾಣಿಗಳ ಬದುಕಿಗೆ ಸಂಚಕಾರ ಒದಗಿದೆ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು ಅದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಕಾಡುಗಳ ನಾಶ, ಮಾಲಿನ್ಯ ಮತ್ತು ಅತಿಯಾಗಿ ಸಂಪನ್ಮೂಲಗಳ ಬಳಕೆ ಪರಿಸರ ಸಮತೋಲನವನ್ನು ಕದಡುತ್ತಿದೆ. ಗಿಡಗಳನ್ನು ನೆಡುವುದು, ಪ್ಲಾಸ್ಟಿಕ್ ಬಳಸುವುದನ್ನು ಕಡಿಮೆ ಮಾಡುವುದು, ನೀರು, ವಿದ್ಯುತ್, ಇಂಧನಗಳನ್ನು ಸೀಮಿತವಾಗಿ ಬಳಕೆ ಮಾಡುವುದು. ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿಯನ್ನು ಸಮರ್ಪಕವಾಗಿ ಮಾಡುವುದರ ಮೂಲಕ ಮುಂದಿನ ಪೀಳಿಗೆಗೆ ಹಸಿರು ಭೂಮಿಯನ್ನು ಕೊಡುಗೆಯಾಗಿ ನೀಡಲು ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಪರಿಸರ ಉಳಿಸುವುದು ಎಂದರೆ ನಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಾಗಿದೆ. ಆದುದರಿಂದ ಪರಿಸರ ಸ್ನೇಹಿಯಾಗಿ ಬದುಕುವ, ಪರಿಸರದ ಮೇಲೆ ಮಾನವನ ಪ್ರಭಾವ ಕಡಿಮೆ ಮಾಡುವ ದಿಕ್ಕಿನಲ್ಲಿ ಎಲ್ಲರೂ ಮುನ್ನಡೆಯೋಣ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಹಲವು ರೀತಿಯ ಗಿಡಗಳನ್ನು ನೆಡಲಾಯಿತು. ವೆಂಕಟೇಶ್ ರವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ನಂಜುಂಡಸ್ವಾಮಿ ವಹಿಸಿದ್ದರು. ಎಸ್‌ಡಿಎಂಸಿ ಸದಸ್ಯ ನಂಜೇಶ್, ಶಿಕ್ಷಕರಾದ ಸುರೇಶ್, ಗಜೇಂದ್ರ, ಸಿದ್ದಮಲ್ಲಪ್ಪ ಇದ್ದರು.

ಫೆ.27ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

ಚಾಮರಾಜನಗರ, ಫೆ.25– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಂಜೀವಿನಿ–ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಫೆ.27ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಜಿಲ್ಲಾಡಳಿತ ಹಾಗೂ ಜಿಪಂನಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು ಸೇವೆಗಳು, ಇನ್ಸೂರೆನ್ಸ್ ಸೇವೆಗಳು, ಕೈಗಾರಿಕಾ ಸೇವೆಗಳು, ಬ್ಯಾಂಕಿಂಗ್ ಸೇವೆಗಳು ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳ ಸುಮಾರು 70 ರಿಂದ 80 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಪ್ರಧಾನಿ ಮೋದಿ ಧರಿಸಿದ್ದ ಪೇಟಾ ಇ–ಹರಾಜಿನಲ್ಲಿ ಖರೀದಿಸಿದ ಚಾ.ನಗರ ಉದ್ಯಮಿ



ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಮಹಾರಾಷ್ಟ್ರಿಯನ್ ವಾರ್ಕರಿ ಪೇಟಾವನ್ನು ಚಾಮರಾಜನಗರದ ಉದ್ಯಮಿ ಎಸ್.ಪ್ರತಾಪ್ ಇ– ಹರಾಜಿನಲ್ಲಿ ಖರೀಧಿಸಿದ್ದಾರೆ.

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ವತಿಯಿಂದ ನಡೆದ ಈ ಹರಾಜಿನಲ್ಲಿ ಮಹಾರಾಷ್ಟ್ರಿಯನ್ ವಾರ್ಕರಿ ಪೇಟಾ ಶ್ರೀ ವಿಠ್ಠಲ ಮೂರ್ತಿ ಅವರು ವಿನ್ಯಾಸ ಮಾಡಿರುವ ಈ ಪೇಟವನ್ನು ಚಾಮರಾಜನಗರದ ಹೋಟೆಲ್ ಉದ್ಯಮಿ ಎಸ್ ಪ್ರತಾಪ್‌ರವರು ಇ–ಹರಾಜಿನಲ್ಲಿ ಅದನ್ನು ಗೆದ್ದು ಖರೀದಿಸಿದ್ದಾರೆ.

ಈ ಪೇಟದ ವಿಶೇಷತೆ ಪಾಂಡುರಂಗ ವಿಠ್ಠಲ ಪರಂಪರೆಯ ಪ್ರತೀಕವಾಗಿರುವ ಈ ಪೇಟಾ ಶ್ರೀ ವಿಠ್ಠಲರ ಭಕ್ತಿ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒಳಗೊಂಡಿದೆ. ಈ ಹರಾಜಿನಲ್ಲಿ ಜಯ ಸಾಧಿಸಿರುವುದು ಗೌರವದ ವಿಷಯವಾಗಿದೆ.

ಇ–ಹರಾಜಿನಿಂದ ಸಂಗ್ರಹವಾಗುವ ಮೊತ್ತವನ್ನು ಕೇಂದ್ರ ಸರ್ಕಾರದ "ನಮಾಮಿ ಗಂಗೇ" ಯೋಜನೆಗೆ ವಿನಿಯೋಗಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಗಾ ನದಿ ಶುದ್ಧೀಕರಣ ಮತ್ತು ಸಂರಕ್ಷಣೆಗೆ ಈ ಯೋಜನೆ ಕೈಗೊಳ್ಳಲಾಗಿದೆ.

ಸಂಸ್ಕೃತಿ ಮತ್ತು ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಈ ಮುಂದಾಳತ್ವಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಾಮರಾಜನಗರದ ಜನತೆ ಈ ವಿಶೇಷ ವಿನ್ಯಾಸದ ಪೇಟಾವನ್ನು ಇ–ಹರಾಜಿನಲ್ಲಿ ಪಡೆದ ಪ್ರತಾಪ್‌ರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ

ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

ಜಮೀನು ಮಾರಾಟಕ್ಕಿದೆ
20 ಗುಂಟೆ ಜಮೀನು ಮಾರಾಟಕ್ಕಿದೆ ಭಲ್ಲಹಳ್ಳಿ ಬೀರಿಹುಂಡಿ ಡಾಂಬರ್ ಮೇನ್ ರೋಡ್‌ಗೆ ಅಟ್ಯಾಚ್ 40 ಫೀಟ್ ರೋಡ್ ಇದೆ. ಆಸಕ್ತರು ಮಾತ್ರ ಸಂಪರ್ಕಿಸಿ
Mob: 9986629393

WANTED
Telecalling ಮಾಡಲು ನುರಿತ ಹುಡುಗಿಯರು ಬೇಕಾಗಿದ್ದಾರೆ. - 5nos Basic Computer ಜ್ಞಾನ ತಿಳಿದಿರಬೇಕು. D.D. Urs Road.
9108163183

ಬಾಡಿಗೆಗಾಗಿ(ವಾಣಿಜ್ಯ ಮಳಿಗೆ)
2100 ಚ.ಅಡಿ 1ನೇ ಮಹಡಿ ನಂಜುಮಳಿಗೆ ಹತ್ತಿರ, ಮಾಧ್ವಾಚಾರ್ ರಸ್ತೆ, ಕೆ.ಆರ್. ಮೊಹಲ್ಲಾ, ಮೈಸೂರು–04,
Mob: 9448787351

WANTED
1) Welder (Arc, Tig)
2) Electrician with site work.
3) Factory H.R. & Supervisor - 5 yrs. exp.
4) Security Guards with 5 yrs. exp.
9964832118, 9980917976
Place: ESSAR TECHNOLOGIES #19/A, Kadakola Industrial Area, Mysore-571311

Urgent Required !
Sarojani Funland - Mysuru
Game Zone Attendant (Male) any qualification. Freshers Welcome, Good pay, friendly work. Contact:
Mob: 6360921458

ಬೇಕಾಗಿದ್ದಾರೆ
ಮೊಬೈಲ್ ಫೋನ್ ಶೋರೂಮ್‌ಗೆ ಕೆಲಸಕ್ಕೆ ಬೇಕಾಗಿದ್ದಾರೆ. ಪಾರ್ಟ್ ಟೈಂ/ ಫುಲ್ ಟೈಂ ಸಂಪರ್ಕಿಸಿ
9886409722

TV ಕೆಟ್ಟಿದೆಯೇ ?
LED, LCD TV ಗಳನ್ನು ರಿಪೇರಿ ಮಾಡಿಕೊಡಲಾಗುತ್ತದೆ. ನಮ್ಮಲ್ಲಿ Seconds LED TV ಗಳು ದೊರೆಯುತ್ತದೆ.
Teju Electronics, ಅಗ್ರಹಾರ
Mob: 9342114069

ನಿವೇಶನ ಮಾರಾಟಕ್ಕಿದೆ
1) ಬೋಗಾದಿ, ಬಾಪೂಜಿ ಬಡಾವಣೆ "40x60" ಬ್ಯಾಂಕರ್ಸ್ ಕಾಲೋನಿ ಪಕ್ಕದ ಬಡಾವಣೆ, S/F ಬೆಲೆ – 1.35 ಕೋಟಿ.
2) ಜಯನಗರ "50x60", ಹಳೆಯ ಮನೆ, 60 ಅಡಿ ರಸ್ತೆ ಪಕ್ಕದಲ್ಲಿದೆ. ಬೆಲೆ– 10,200/Sq.ft. ಆಸಕ್ತರು ಸಂಪರ್ಕಿಸಿ
9342119411
(ಮಧ್ಯವರ್ತಿಗಳಿಗೆ ಅವಕಾಶವಿಲ್ಲ)

ಬೇಕಾಗಿದ್ದಾರೆ
@ವಿಂಟೇಜ್ ಇನ್ ಫ್ಯಾಮಿಲಿ ರೆಸ್ಟೋರೆಂಟ್ ಮೂಗೂರ್ ಕ್ರಾಸ್, ಟಿ. ನರಸೀಪುರದಲ್ಲಿ ಇರುವ ಹೋಟೆಲ್‌ಗೆ ಅನುಭವವುಳ್ಳ ಸಪ್ಲೇಯರ್ಸ್‌ಗಳು ಹಾಗೂ ಕ್ಲೀನರ್‌ಗಳು ಹಾಗೂ ಸೌತ್ ಇಂಡಿಯನ್, ಭಟ್ಟರು ಬೇಕಾಗಿದ್ದಾರೆ. ಸಂಪರ್ಕಿಸಿ
7676635725
9513699395

SITE FOR SALE
30x40 West. 42 Lakhs
SHIVA ENCLAVE
Chikkanahalli Main Road Ilvala, Mysore
42 Lakh final. Direct owner
Mob: 9972399939

OSHO
ಬೆಂಗಳೂರಿನಲ್ಲಿ ಓಶೋರವರ 2 ದಿನದ ಧ್ಯಾನ ಶಿಬಿರ
March 20 to 22
8971135017

DUPLEX HOUSE 20X30 ON LEASE
Semi Furnished
@ Vijayanagar 4th Stage, 2nd Phase MYSORE
3 BHK North Face, Vaastu.
Rs. 20 Lacs
7483215886, 8217777186

ಪ್ರವಾಸ
9 ದಿನಗಳ ನೇಪಾಳ ಅಯೋಧ್ಯ ಪ್ರವಾಸ 23/3/26
7 ದಿನಗಳ ಭೂತನ್ ಪ್ರವಾಸ 25/3/26
9 ದಿನಗಳ ರಾಜಸ್ಥಾನ್ ಪ್ರವಾಸ 23/3/26
5 ದಿನಗಳ ಥೈಲ್ಯಾಂಡ್ ಪ್ರವಾಸ 5/3/26
10 ದಿನಗಳ ಅಮರನಾಥ್ ಪ್ರವಾಸ 29/6/26
ಸುವರ್ಣ ಯಾತ್ರಾ
9019462508 / 6360146483

DTCP SITES FOR SALE
THALUR CIRCLE, OFF SRIRAMPURA RING ROAD, HD KOTE RDAD, MYSURU.
₹1800/- per Sft.
9606966006

'ವೃದ್ಧಾಶ್ರಮ' ಚಾರಿಟೇಬಲ್ ಟ್ರಸ್ಟ್
ನಿಮ್ಮ ವಯಸ್ಸಾದ ಮಹಿಳಾ ವೃದ್ಧರನ್ನು ನಿಮ್ಮ ಮನೆಯಂತೆಯೇ ಹಲವು ವರ್ಷಗಳಿಂದ ಆರೈಕೆ ಮಾಡುತ್ತಿರುವ ಸಂಸ್ಥೆ 'ಗನವ ಫೌಂಡೇಶನ್', ಶುದ್ಧತೆ, ಶುದ್ಧ ಆಹಾರ ಮತ್ತು ಮೆಡಿಕಲ್ ಸೌಲಭ್ಯ ನಮ್ಮ ಮೊದಲ ಆದ್ಯತೆ, ಸೇರಲು ಅಥವಾ ಸೇರಿಸಲು ಇಚ್ಛಿಸುವವರು ನಮ್ಮನ್ನು ಸಂಪರ್ಕಿಸಿ. ಸ್ಥಳ: ನಾಯ್ಡು ನಗರ, ಮೈಸೂರು
9916905188

ಬೇಕಾಗಿದ್ದಾರೆ
ಬಿಲ್ಲಿಂಗ್ ಕೆಲಸಕ್ಕೆ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ನೀಲಕುಂಜ ಟ್ರೇಡಿಂಗ್ ಕೊ. ರಮಾವಿಲಾಸ ರಸ್ತೆ, ಮೈಸೂರು.
9741836903

ಹೋಂ ನರ್ಸಿಂಗ್ ಕೆಲಸಕ್ಕೆ ಬೇಕಾಗಿದ್ದಾರೆ
ವಯಸ್ಸಾದವರನ್ನು, ರೋಗಿಗಳನ್ನು ಅವರ ಮನೆಯಲ್ಲೇ ನೋಡಿಕೊಳ್ಳಲು ಗಂಡಸರು / ಹೆಂಗಸರು ಮೈಸೂರಿನಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ. ಉತ್ತಮ ಸಂಬಳ ನೀಡಲಾಗುವುದು.
Mob: 98801 02700

SITE FOR SALE
30/60 N/F MUDA Site for Sale in Dattagalli (ಮಹಾ ಮನೆ) Circle Mysore.
30/50 Site For Sale in Dattagalli Near RT Nagar 70lakhs Mysore.
PH: 9900464111

ಬೇಕಾಗಿದ್ದಾರೆ
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮನೆಗೆ ಗಾರ್ಡನರ್ ಕೆಲಸಕ್ಕೆ ಅನುಭವಸ್ಥ ಒಂದು ಕುಟುಂಬ ಮತ್ತು ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬೇಕಾಗಿದ್ದಾರೆ
ಉತ್ತಮ ಸಂಬಳ ನೀಡಲಾಗುವುದು.
ಸಂಪರ್ಕಿಸಿ:
81234 50066

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

ತಕ್ಷಣ ಬೇಕಾಗಿದ್ದಾರೆ
ಮೇಟಗಳ್ಳಿ ಹೆಬ್ಬಾಳ್ ಮತ್ತು ಹೂಟಗಳ್ಳಿ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ
ವಿದ್ಯಾರ್ಹತೆ : SSLC ಮತ್ತು ಮೇಲ್ಪಟ್ಟು
ಸಂಬಳ : 20000 + W/o(8 hrs)
ಊಟ, ತಿಂಡಿ ಸೌಲಭ್ಯವಿರುತ್ತದೆ.
9880727819
9620667819

CHANGE OF NAME
I MANEESH KUMAR RAJBHAR Residing at Door No. 138, Chamundi Temple Badavane, Subhash Nagar, Metagalli Post, Mysuru-570016, have changed my name from MANEESH KUMAR RAJBHAR(Original Name) to MANEESH(Assumed name). Vide affidavit sworn in before notary C. MANGALA on 24 of Feb 2026
Sd/- Maneesh

ಕಳೆದು ಹೋಗಿದೆ
ಮೈಸೂರು ಸಿಟಿ, ಕೆ.ಆರ್.ಮೊಹಲ್ಲಾ, ಸುಣ್ಣದಕೇರಿ, 2ನೇ ಕ್ರಾಸ್, ಮನೆ ನಂ. 788ರಲ್ಲಿ ವಾಸವಾಗಿರುವ ಲೇಟ್ ಸಿ. ಲಿಂಗಯ್ಯರವರ ಮಗನಾದ ಸುಮಾರು 60 ವರ್ಷ ವಯಸ್ಸುಳ್ಳ ಎಲ್. ಲೋಕೇಶ್ ಆದ ನಾನು ಈ ಮೂಲಕ ತಿಳಿಯಪಡಿಸುವುದೇನೆಂದರೆ. ನನಗೆ ಮೈಸೂರುನಗರ, ನಾಚನಹಳ್ಳಿ ಪಾಳ್ಯ(ಜೆ.ಪಿ.ನಗರ) 2ನೇ ಹಂತ, ನಿವೇಶನ ನಂ. 609ರಲ್ಲಿರುವ 35x50 ಅಡಿಗಳ ನಿವೇಶನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ಸ್ವತ್ತಿನ ಮೂಲ ದಾಖಲೆಗಳು ಕಳೆದಿದ್ದು, ಸಿಕ್ಕವರು ಸಂಪರ್ಕಿಸಿ:
944801063

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 9535361279

ಹೋಟೆಲ್ ಕೆಲಸಕ್ಕೆ ಬೇಕಾಗಿದ್ದಾರೆ
ಹುಡುಗರು / ಹೆಂಗಸರು ಬೇಕಾಗಿದ್ದಾರೆ. ದೋಸೆ ಭಟ್ರು ಪಾರ್ಸೆಲ್ ಕೌಂಟರ್ ಚೈನೀಸ್ ಮಾಸ್ಟರ್ ವಾಷಿಂಗ್ ಗೆ ಬೇಕಾಗಿದ್ದಾರೆ
Ph: 7204464646
9606238790

ತಕ್ಷಣ ಬೇಕಾಗಿದ್ದಾರೆ
ವರ್ಕ್ ಫ್ರಮ್ ಹೋಂ ಕೆಲಸಕ್ಕೆ ವಿದ್ಯಾರ್ಥಿಗಳಿಗೆ & ಪುರುಷರಿಗೆ ಹಾಗೂ ಮಹಿಳೆಯರಿಗೆ ಮೊದಲ ಆದ್ಯತೆ (ಮನೆಯಿಂದಲೇ ಕೆಲಸ) 7th, 10th, PUC, Any Degree ಪಾಸ್, ಫೇಲ್ ಆದವರು ಸಂಪರ್ಕಿಸಿ:
HR: 9742133993

WANTED
Office Boy cum Driver
Location: Mysuru
Mob: 7090900099

WANTED
UNIQUE DELTA FORCE PVT LTD
SECURITY JOB INFOSYS
8 hrs 3 Shift
Age below 50 years
SSLC Pass
Call: 7795685309

ಉದ್ಯೋಗ ಮೇಳ
ಹಿರಿಯ ನಾಗರೀಕರಿಗೆ 50+ ವಯಸ್ಸು, VRS ನಿವೃತ್ತರು, (ರಾಜ್ಯ, ಕೇಂದ್ರ, ಬ್ಯಾಂಕ್, ಇತರೆ) ವಿದ್ಯಾವಂತ ಗೃಹಿಣಿಯರಿಗೆ. Entrepreneurs ಆಗಲು ಬಯಸುವ ಆಕಾಂಕ್ಷಿಗಳಿಗೆ ದಿನಾಂಕ : 02–03–2026, ಸೋಮವಾರ 10.30 AM, ಸ್ಥಳ: ನಿತ್ಯೋತ್ಸವ ಬಿಲ್ಡಿಂಗ್, 1099, G&H, ಉದಯರವಿ ರಸ್ತೆ, ಕೆ. ಬ್ಲಾಕ್, ಕುವೆಂಪುನಗರ, ಮೈಸೂರು (ಶಾಂತಿಸಾಗರ್ ಕಾಂಪ್ಲೆಕ್ಸ್ ಹತ್ತಿರ), ಆರ್ಥಿಕ ಸ್ವಾತಂತ್ರ್ಯ Salary, PF, ಕಮಿಷನ್, ಬಂಡವಾಳ, 6 ಲಕ್ಷದವರೆಗೆ ವಿಮೆ ಕವರೇಜ್, ಇತರ ಸೌಲಭ್ಯಗಳು. ಕೂಡಲೇ ನೋಂದಾಯಿಸಿ, ನೋಂದಾಯಿಸಿದವರಿಗೆ ಮಾತ್ರ ಪ್ರವೇಶ, ನೋಂದಾಯಿಸಲು, Lunch arranged ಆಧಾರ್, ಪಾನ್, ಫೋಟೋ, ಎಸ್‌ಎಸ್‌ಎಲ್‌ಸಿ ಅಥವಾ ಮೇಲ್ಪಟ್ಟ ವಿದ್ಯಾಭ್ಯಾಸದ ಸರ್ಟಿಫಿಕೇಟ್
7349052084/ 9611073077
9448188504/ 9845458130

WANTED
For wholesale Pharma distribution, Female Staff - 3(Comuter billing & Store keeping work) Female staff-1(For Accounts & Office Assistance) Full/Part time, With/Without experiance, SSLC/PUC/Degree Pass/ Fail
9986108208
9739377827

Staff Required
Receptionist and OT Technician for Skin & Hair Clinic,
Ramanuja Road, Mysore.
Mob: 7259117937

ಬೇಕಾಗಿದ್ದಾರೆ
ಕೆಲಸ: ಲಾಂಡ್ರಿಯಲ್ಲಿ ಸ್ಟೀಮ್ ಪ್ರೆಸ್ ಮಾಡುವುದು. ಸಮಯ: ಬೆಳಿಗ್ಗೆ 8.30 ರಿಂದ ಸಂಜೆ 6.30 ರವರೆಗೆ. ಸಂಬಳ: ರೂ. 16,000 – ರೂ. 18,000. ವಿಳಾಸ: ವಿಜಯನಗರ 4ನೇ ಹಂತ, ಮೈಸೂರು. ಸಂಪರ್ಕಿಸಿ:
Mob: 6366396536

SITE FOR SALE
40x60 Sukdai Woods
20x30 Srinagar (Gururu) 4th Stage.
Mob: 8080363738
BROKERS EXCUSE

WANTED
Leading Life insurance company in Mysore looking for Challenging, enthusiastic & Aggressive ADVISORS / AGENTS & MDRT ASPIRANTS to grow together. Age: 35 to 65 yrs. Benefits. Attractive Income & foreign trips.
Mob: 8892781469

ಬೇಕಾಗಿದ್ದಾರೆ
ಮೈಸೂರಿನ ಕಂಪೆನಿಗಳಲ್ಲಿ ಕೆಲಸ ಮಾಡಲು ಅನುಭವವುಳ್ಳ ಸೆಕ್ಯೂರಿಟಿ ಸೂಪರ್ವೈಸರ್‌ಗೆ (22 ಸಾವಿರ) ಹಾಗು ಗಾರ್ಡ್‌ಗೆ (20 ಸಾವಿರ ಸಂಬಳ. 12 hours duty) ಬೇಕಾಗಿದ್ದಾರೆ. ಸ್ಥಳ: ಇನ್ಫೋಸಿಸ್ ಹತ್ತಿರ, ಹೆಬ್ಬಾಳ್. ವಯೋಮಿತಿ 50 ವರ್ಷದ ಒಳಗೆ ಮತ್ತು Security Field officer ಬೇಕಾಗಿದ್ದಾರೆ.
9035050652, 9035050653

ಮಗ್ಗದ ಮನೆ ಸೀರೆ ಅಂಗಡಿಗೆ ಕೆಲಸಕ್ಕೆ ಬೇಕಾಗಿದ್ದಾರೆ
4 ಅನುಭವಿ ಮಹಿಳಾ ಸೇಲ್ಸ್ ಸಿಬ್ಬಂದಿ
2 ಡಿಜಿಟಲ್ ಮಾರ್ಕೆಟಿಂಗ್ ಸಿಬ್ಬಂದಿ
ಸ್ಥಳ: ರಾಮಕೃಷ್ಣನಗರ, ಮೈಸೂರು
9880588555

COMMERCIAL SITE FOR SALE
30X60 GOKULAM III STAGE
93421-25252

ಉದ್ಯೋಗ ಅವಕಾಶ
ಯುವಕ ಯುವತಿಯರು ಬೇಕಾಗಿದ್ದಾರೆ, ವರ್ಕ್ ಫ್ರಮ್ ಹೋಂ ಮತ್ತು ಬ್ಯಾಂಕ್ ವರ್ಕ್ ಷೋರೂಮ್ ವರ್ಕ್ ಆಫೀಸ್ ವರ್ಕ್, ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ:
9019612987
6361167510

ತಕ್ಷಣ ಬೇಕಾಗಿದ್ದಾರೆ
1) ಅನುಭವವುಳ್ಳ ಅಕೌಂಟೆಂಟ್‌ಗಳು
2) ಅನುಭವವುಳ್ಳ ಟೈಲರುಗಳು
3) ಹೆಲ್ಪರುಗಳು (ಹುಡುಗರು, ಹುಡುಗಿಯರು)
4) ಸೆಕ್ಯೂರಿಟಿ ಗಾರ್ಡುಗಳು
5) ITI ಆದ ಹುಡುಗರು.
Mob: 81052 49880

Solar Water Heaters Built for Modern Living



SUNZONE SOLAR SYSTEM
VM Double Road, Kuvempunagar, Mysuru
9845175443

ತಕ್ಷಣವೇ ಬೇಕಾಗಿದ್ದಾರೆ
ಹೆಲ್ಪರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ವಯೋಮಿತಿ : 30 ವರ್ಷದ ಒಳಗೆ, ಕೆಲಸದ ಸ್ಥಳ : ಲಕ್ಷ್ಮೀಪುರಂ, ಮೈಸೂರು
9448283542

ಉದ್ಯೋಗ ಅವಕಾಶಗಳು
1) ಸೆಕ್ಯೂರಿಟಿ ಗಾರ್ಡ್‌ಗಳು: ಕೂರ್ಗಳ್ಳಿ–ಸುತ್ತಮುತ್ತ, ಮೇಟಗಳ್ಳಿ–ಸುತ್ತಮುತ್ತ, ಬಲ್ಲಾಳ ಸರ್ಕಲ್, ನಂಜುಮಳಿಗೆ ಸುತ್ತಮುತ್ತ, 2) ಹೌಸ್ ಕೀಪಿಂಗ್, ಬಲ್ಲಾಳ ಸರ್ಕಲ್, ಸಂಬಳ : 15000 (ESI, PF) ಕೊಡಲಾಗುತ್ತದೆ. ತಕ್ಷಣದ ಸೇರ್ಪಡೆ
8217563349
9148975329

HOUSES & OFFICE SPACE FOR RENT
@ SARASWATHIPURAM KUVEMPUNAGARA & SURROUNDINGS,
SS. PROPERTY SERVICES
(Opp. Kuvempu School) S.S. Puram, Mysore
93421-25252

ಬೇಕಾಗಿದ್ದಾರೆ
ಮೈಸೂರು ಮತ್ತು ಮಂಡ್ಯದಲ್ಲಿ Eureka Forbes Authorised Service Centre ಗೆ ಫೀಲ್ಡ್ ಸರ್ವೀಸ್ ಟೆಕ್ನಿಷಿಯನ್ ಕೆಲಸಕ್ಕೆ ಬೇಕಾಗಿದ್ದಾರೆ
(Two wheeler must)
9900871768, 6362153748

MUDA APPROVED 150 BULK SITES FOR SALE
In Talur 10 Acares Projects 150 sites for sale. for Looking Suitable, Developer & Society to Buy the Sites Sqft 1799/- Cut off rate 1650/- for more Details
9380142389

ಬೇಕಾಗಿದ್ದಾರೆ
ಅಡಿಗೆ ಮಾಡಲು ಮಹಿಳೆ ಬೇಕಾಗಿದ್ದಾರೆ. ಸ್ಥಳ ಬಸವೇಶ್ವರ ರೋಡ್ ಅಗ್ರಹಾರ. ಲಿಂಗಾಯತರಿಗೆ ಮಾತ್ರ ಮತ್ತು ಬಟ್ಟೆ ಅಂಗಡಿಗೆ ಮಹಿಳೆಯರು ಹುಡುಗಿಯರು ಕೆಲಸಕ್ಕೆ ಬೇಕಾಗಿದ್ದಾರೆ, ಸ್ಥಳ ಹೆಬ್ಬಾಳ ಮತ್ತು ನಜರಬಾದ್.
9986311444
9986322444

ಬೇಕಾಗಿದ್ದಾರೆ
ಕೆ.ಟಿ. ಸ್ಟ್ರೀಟ್‌ನಲ್ಲಿರುವ ಹೋಟೆಲ್‌ಗೆ ಹುಡುಗರು ಬೇಕಾಗಿದ್ದಾರೆ.
ರೂಂ ಬಾಯ್ – 2 No
ರಿಸೆಪ್ಷನಿಸ್ಟ್ – 1 No
9916623340

ಬೇಕಾಗಿದ್ದಾರೆ
ಅಕೌಂಟೆಂಟ್, ಕ್ಯಾಷಿಯರ್, ಹೆಲ್ಪರ್ ಮತ್ತು ಏರ್‌ಬಾಯ್, ಭಾರತ್ ಪೆಟ್ರೋಲಿಯಂ ನಾಗಸರೋಜ್ ಫ್ಯೂಯಲ್ಸ್ ನಜರ್‌ಬಾದ್ ಬಂಕ್‌ನಲ್ಲಿ ಕೆಲಸ ಮಾಡಲು ಮಹಿಳೆಯರು ಮತ್ತು ಹುಡುಗರು ಬೇಕಾಗಿದ್ದಾರೆ. ಉತ್ತಮ ಸಂಬಳ ಹಾಗೂ ಊಟದ ವ್ಯವಸ್ಥೆ ಇರುತ್ತದೆ. ಸಂಪರ್ಕಿಸಿ
ಪುನೀತ್ 9019230313
ಮೂರ್ತಿ 6361118563

SITE FOR SALE
at Mysore #6536, site no 40@60 north muda, vijayanagar 4th stage 2nd phase, 1cr 85Lfinal Mysore Mohan, contact: MMP
8453771295
9449403021

ಬೇಕಾಗಿದ್ದಾರೆ
ಹೋಂನರ್ಸಿಂಗ್, ಮನೆ ಕೆಲಸ ಹಾಗೂ ಅಡುಗೆ ಕೆಲಸಕ್ಕೆ (ಬ್ರಾಹ್ಮಣ ಮಹಿಳೆಯರು) ಹಾಗೂ ಇತರರು ಬೇಕಾಗಿದ್ದಾರೆ ಮಹಿಳೆಯರು, ಪುರುಷರು ಬೇಕಾಗಿದ್ದಾರೆ 24 ಗಂಟೆ ಹಾಗೂ 8 ಗಂಟೆಗಳಿಗೆ. ಆಸಕ್ತಿಯುಳ್ಳವರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
Mob: 8152983530

Job Opportunity
Only for Retired persons and highly educated home makers (That to 50+).
9743186977, 9902508150

FOR SALE
40x60, MUDA Auction Site @ Vijayanagar 4th Stage, 1st Phase. 100x55 E/F @ Vijayangar 4th Stage, 2nd Phase, 80 Ft Road. 65x40 House for Sale at Yadavagiri 4th Cross. 10 Acres Land near Talakad. Call:
7411363509

ತಕ್ಷಣ ಬೇಕಾಗಿದ್ದಾರೆ
ಕುವೆಂಪುನಗರ ಸರಸ್ವತಿಪುರಂ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC ಮೇಲ್ಪಟ್ಟು,
ವಯೋಮಿತಿ : 45 ವರ್ಷದೊಳಗೆ
ಸಂಬಳ : 21,000/-
ಊಟ, ತಿಂಡಿ ಸೌಲಭ್ಯವಿರುತ್ತದೆ.
9620667819
9620777819

ತಕ್ಷಣ ಬೇಕಾಗಿದ್ದಾರೆ
ನಂಜನಗೂಡಿನ ಕಡಕೊಳ ಏರಿಯಾದಲ್ಲಿನ TVS ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ
ವಿದ್ಯಾರ್ಹತೆ : SSLC ಮೇಲ್ಪಟ್ಟು,
ವಯೋಮಿತಿ : 50 ವರ್ಷದೊಳಗೆ
ಸಂಬಳ : 18000 (8 hrs, 26 ದಿನಗಳು)
ಊಟ, ತಿಂಡಿ, ವಸತಿ ಸೌಲಭ್ಯವಿರುತ್ತದೆ.
9620777819

ಬೇಕಾಗಿದ್ದಾರೆ
ಕಂಪ್ಯೂಟರ್ ಆಫೀಸ್‌ನಲ್ಲಿ ಫ್ರಂಟ್ ಆಫೀಸ್ ಕೆಲಸಕ್ಕೆ, PUC (ಕಾಮರ್ಸ್) ಅಥವಾ B.Com. (PASS / FAIL) 25 ವರ್ಷದೊಳಗಿನ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಅಕೌಂಟ್ಸ್ ಮತ್ತು ಕಂಪ್ಯೂಟರ್‌ನಲ್ಲಿ ಅನುಭವವಿರುವವರಿಗೆ ಆದ್ಯತೆ. ಸಂಪರ್ಕಿಸಿ:
Mob: 8073393505

ಸೈಟು ಮಾರಾಟಕ್ಕಿದೆ
50x80 ಪಶ್ಚಿಮ ದಿಕ್ಕು, ದಟ್ಟಗಳ್ಳಿ.
40x60 ಪೂರ್ವ ದಿಕ್ಕು, ದಟ್ಟಗಳ್ಳಿ.
Mob: 8050216683

ಬೇಕಾಗಿದ್ದಾರೆ
ಮಹಿಳೆಯರು–ಹೌಸ್‌ಕೀಪಿಂಗ್–2, ಸಂಬಳ 13,000/– ಸಮಯ: ಬೆಳಿಗ್ಗೆ 10 ರಿಂದ ಸಂಜೆ 5, ಸ್ಥಳ : ಶಿವಣ್ಣ ಬಸಂತ ಕನ್ವೆನ್ಷನ್ ಹಾಲ್,
9481530427
9448978172

HIRING
* Radiographer (MRI) * Pharmacist * CSSD Technician * Secretary (Typist) * System Admin / IT Executive * Maintenance Staff * Security.
Location: Bhanavi Hospital. Contact:
Mob: 9972982665
Email: siddalingayya.hr@bhanavihospital.com

ಸೈಟು ಮಾರಾಟಕ್ಕಿದೆ
20x30..ಉತ್ತರ ದಿಕ್ಕು ಆನಂದ ನಗರ..
20x30..ಮನೆ.. ದಕ್ಷಿಣ ದಿಕ್ಕು ರಾಜಾಜಿನಗರ ಆಶ್ರಯ. ಬೋಗಾದಿ. ಸಂಪರ್ಕಿಸಿ:
Mob: 8050216683

ಸೈಟು ಮಾರಾಟಕ್ಕಿದೆ
40x60...ಪೂರ್ವ ಮತ್ತು ದಕ್ಷಿಣ ಕಾರ್ನರ್.. CFTRI ಲೇಔಟ್..
40x60....ದಕ್ಷಿಣ ದಿಕ್ಕು, ದಟ್ಟಗಳ್ಳಿ 40 ಅಡಿ ರಸ್ತೆ. ಸಂಪರ್ಕಿಸಿ
Mob: 8050216683

ವಧು (ಹುಡುಗಿ) ಬೇಕಾಗಿದ್ದಾರೆ
25 ವರ್ಷದ ಹುಡುಗನಿಗೆ (BBA) (BUSINESS FAMILY) ಮರಾಠಿ / ರಜಪೂತ್ / ಅನ್ಯ ಹಿಂದೂ ಜಾತಿಯ ವಧು (ಹುಡುಗಿ). ಸಂಪರ್ಕಿಸಿ:
Mob: 9448150408

FOR RENT
45x50 (Cellar shop) at Gokulam 3rd Stage, fully furnished with glass for dance class / computer class or any class.
Mob: 99454 19648
(10 AM TO 2 PM)

ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್ (ವಯಸ್ಸು 25 ರಿಂದ 45) ಗೋಕುಲಂ, ಮೇಟಗಳ್ಳಿ, ವಿಜಯನಗರ, ಹೆಬ್ಬಾಳ್, ಮೈಸೂರು ಸಿಟಿ ಹಾಗೂ ಸುತ್ತಮುತ್ತ, ಆಕರ್ಷಕ ಸಂಬಳವಿರುತ್ತದೆ, ಊಟವಿರುತ್ತದೆ.
9900749104, 9036745292

ತುರ್ತಾಗಿ ಬೇಕಾಗಿದ್ದಾರೆ
ಮೈಸೂರಿನ ಪ್ರತಿಷ್ಠಿತ TRUSTನಲ್ಲಿ ಕೆಲಸ ಮಾಡಲು ಈ ಕೆಳಕಂಡ ಹುದ್ದೆಗೆ ಕೂಡಲೇ ಬೇಕಾಗಿದ್ದಾರೆ.
1) ಆಫೀಸ್ ಮ್ಯಾನೇಜರ್,
2) ಸಹಾಯಕರು(ಕಛೇರಿ),
3) ಅರ್ಚಕರ ಸಹಾಯಕರು,
4) ಅಡಿಗೆಯವರ ಸಹಾಯಕರು
7624877447
9448413041

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಕಂಪನಿಗಳಲ್ಲಿ ಕೆಲಸ ಮಾಡಲು ಹುಡುಗರು, ಹುಡುಗಿಯರು ಬೇಕಾಗಿದ್ದಾರೆ 1 ರಿಂದ SSLC, PUC, ಯವರಿಗೂ (ಅಥವಾ) (ವಿದ್ಯಾರ್ಹತೆ ಇಲ್ಲ) ವೇತನ ಅರ್ಹತೆಗೆ ತಕ್ಕಂತೆ. ವಯೋಮಿತಿ 18 ರಿಂದ 45 ವರ್ಷದವರೆಗೆ ESI, PF (ಊಟ, ವಸತಿ ಸೌಲಭ್ಯವಿರುತ್ತದೆ) (ಪಾರ್ಟ್ ಟೈಮ್ ಜಾಬ್ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :–
7795465519
8217498208

ಬೇಕಾಗಿದ್ದಾರೆ
ಗ್ರಾಫಿಕ್ ಡಿಸೈನರ್
Corel Draw & Photoshop ಕಲಿತಿರಬೇಕು
ಅನುಭವ ಇರುವವರಿಗೆ ಆದ್ಯತೆ
ಆಕರ್ಷಕ ಸಂಬಳ
ಅಶೋಕ ರೋಡ್, ಮೈಸೂರು
Call: 0821-4267800
95382 22384

FOR SALE
40X60 SITE @SHARADHA LAYOUT, JP NAGAR
30x50, 40x50 Sites @ 50 Ft Road
Sites@ Brahmins Lyt, Nr RT Ngr
20x30 Site @ Vijaya Nagar 4th Stage.
20x30, 30x40 Sites @ Bogadi
Commercial Properties @ Ring Road
2 & 3 BHK APARTMENTS @ RK NAGAR
PRAKRUTHI PROPERTIES
95386 90359, 90359 90359

ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್ಸ್, ಸಂಬಳ : 12000/– ವಯಸ್ಸು : 30 ರಿಂದ 60 ರವರಿಗೂ, ಸ್ಥಳ : ಬನ್ನಿಮಂಟಪ, ಯಾದವಗಿರಿ, ಅರಸು ರಸ್ತೆ, ಸಂಪರ್ಕಿಸಿ
9741513227
7483638113

ಮೈಸೂರಿನ ಜೆಪಿ ನಗರದಲ್ಲಿ 2 bhk 2 ಮನೆಗಳು ಮತ್ತು 8 ಅಟಾಚ್ ಬಾತ್ರೂಮ್ ಹೊಂದಿರುವ ರೂಮ್‌ಗಳು ಖಾಲಿ ಇರುತ್ತವೆ. ಆಸಕ್ತಿಯುಳ್ಳವರು ಸಂಪರ್ಕಿಸಿ
8296695765
7996193952

ಮುಡಾ ಸೈಟು ಮಾರಾಟಕ್ಕಿದೆ
40x60 ದಟ್ಟಗಳ್ಳಿ, ಮೈಸೂರು
8904497670

ತಕ್ಷಣ ಮಹಿಳೆ / ಪುರುಷ ಸಹಾಯಕರು ಬೇಕಾಗಿದ್ದಾರೆ
ನೇರ ನೇಮಕಾತಿ, ಮಹಿಳೆಯರಿಗೆ 16000/–, ಪುರುಷರಿಗೆ ವೇತನ 16000/–, 18000/– ಮತ್ತು 20000/–, ಅಶೋಕ್ ಲೇಲ್ಯಾಂಡ್ /ದೋಸ್ತ್ ಡ್ರೈವರ್ ಬೇಕಾಗಿದ್ದಾರೆ. ಸ್ಥಳ – ಹೂಟಗಳ್ಳಿ, ಮೈಸೂರು. ಸಂಪರ್ಕ ಸಂಖ್ಯೆ:
7795452233

ಸದ್ಗುರು ಮ್ಯಾರೇಜಸ್
ಎಲ್ಲಾ ಜಾತಿಯ ವಧುವರರು ವಿಧುರರು ವಿಧವೆಯರು ವಿಚ್ಛೇದಿತರು ನೇರ ಸಂಪರ್ಕಿಸಿ, ಒಂದು ಫೋನಿನ ಕರೆ ನಿಮ್ಮ ಬದುಕನ್ನೇ ಬದಲಾಯಿಸುತ್ತದೆ.
9448229184
7899625268

ಪಾರ್ಟ್ ಟೈಂ ಕೆಲಸ ಇದೆ
ಯುನಿಫಾರಂ ಶಾಪ್‌ಗೆ ಹೆಲ್ಪರ್ 18 ರಿಂದ 35 ವರ್ಷ, ಸೇಲ್ಸ್ ಗರ್ಲ್,
10am ರಿಂದ 3.30pm - 1 Post
4pm ರಿಂದ 8.30pm - 1 Post
ಅಗ್ರಹಾರ 101 ಗಣಪತಿ ಹಿಂಭಾಗ, ಬಸವೇಶ್ವರ ರಸ್ತೆ, ಪಕ್ಕಾ ಬರುವವರು ಮಾತ್ರ, ಆಧಾರ್ ಕಾರ್ಡ್ ವಾಟ್ಸ್‌ಅಪ್ ಮಾಡಿ, ನಾವೇ ಕಾಲ್ ಮಾಡುತ್ತೀವಿ.
9591327746

WANTED
ಫರ್ನಿಷಿಂಗ್ ಅಂಗಡಿಯಲ್ಲಿ ಅಕೌಂಟೆಂಟ್ ಕೆಲಸಕ್ಕೆ 1 Year Experience ಇರುವವರು ಮಹಿಳೆಯರು ಬೇಕಾಗಿದ್ದಾರೆ. Address : Akbar Road, Near Ashoka Road,
9916514950

ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್ಸ್, ಸಂಬಳ : 14000/– ರಿಂದ 15000+ (ESI & PF) ವಯಸ್ಸು : 30 ರಿಂದ 55 ರವರಿಗೂ, ಸ್ಥಳ : ಕುವೆಂಪುನಗರ, ವಿದ್ಯಾರಣ್ಯಪುರ, ನಜರ್‌ಬಾದ್,
ಸಂಪರ್ಕಿಸಿ
9741616826

ಮೈಸೂರು ಮಿತ್ರ 46
ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 11 ರಲ್ಲಿ

ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ

ಮೈಸೂರು, ಚನ್ನಪಟ್ಟಣ ಕಾರ್ಮಿಕರಿಂದ ಹೋರಾಟಕ್ಕೆ ಬೆಂಬಲ

ತಿ.ನರಸೀಪುರ, ಫೆ.25– ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಕಾರ್ಮಿಕರು, ಪರಿಸರವಾದಿಗಳು ಸೇರಿದಂತೆ ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ಮೈಸೂರು ಹಾಗೂ ಚನ್ನಪಟ್ಟಣ ಸಿಲ್ಕ್ ಫಿಲೇಚರ್ ಕಾರ್ಖಾನೆಯ ಕಾರ್ಮಿಕರು ಕೂಡ ಬುಧವಾರ ಸ್ಥಳಕ್ಕಾಗಮಿಸಿ ಸರ್ಕಾರದ ನಿರ್ಧಾರ ವಿರೋಧಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಇಲ್ಲಿನ ಕಾರ್ಖಾನೆ ಆವರಣದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ಕಂದಾಯ ಇಲಾಖೆ ಭೂಮಿಯನ್ನು ಕ್ರೀಡಾ ಇಲಾಖೆಗೆ ಹಸ್ತಾಂತರಿಸುತ್ತಿದ್ದಂತೆ ಕಳೆದ 4 ದಿನಗಳಿಂದ ಕಾರ್ಖಾನೆ ಕಾರ್ಮಿಕರು ಕೆಲಸಕ್ಕೆ ತೆರಳದೇ ಮೌನ ಪ್ರತಿಭಟನೆ ಮಾಡುತ್ತಿದ್ದು, ನೂಲು ತೆಗೆಯುವ ಘಟಕ ಸ್ಥಗಿತಗೊಂಡಿದೆ. ಅಲ್ಲದೇ ಹಲವು ಸಂಘಟನೆಗಳು ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಮುಂದಾದರೇ ಪ್ರತಿಭಟನೆ ಜೊತೆಗೆ ತಿ.ನರಸೀಪುರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿವೆ.

ಕಾರ್ಖಾನೆ ಆವರಣದಲ್ಲಿ ಕ್ರೀಡಾ ಇಲಾಖೆಗೆ ಹಸ್ತಾಂತರವಾಗಿರುವ 5 ಎಕರೆ ಭೂಮಿಯಲ್ಲಿ 500ಕ್ಕೂ ಹೆಚ್ಚು ಬೆಲೆ ಬಾಳುವ ಮರಗಳಿದ್ದು, ಪ್ರಾಣಿ ಪಕ್ಷಿಗಳು ವಾಸವಾಗಿವೆ. ಕ್ರೀಡಾಂಗಣ ನಿರ್ಮಿಸಲು ಮರಗಳನ್ನು ಕಡಿಯುವುದರಿಂದ ಪರಿಸರಕ್ಕೆ ಹಾನಿಯಾಗುವ ಜೊತೆಗೆ ಬಾಯ್ಲರ್ ಶಾಖದಲ್ಲಿ ಕೆಲಸ ಮಾಡಿ ಬಂದ ಕಾರ್ಮಿಕರಿಗೆ ತಣ್ಣನೆಯ ಗಾಳಿ ಇಲ್ಲದಂತಾಗುತ್ತದೆ. ಹಾಗಾಗಿ ಕ್ರೀಡಾಂಗಣ ನಿರ್ಮಿಸಲು ಗುರ್ತಿಸಿರುವ ಜಾಗ ಸೂಕ್ತವಾಗಿಲ್ಲ. ಆದ್ದರಿಂದ ಈ ಜಾಗ ಕೈ ಬಿಟ್ಟು ಬೇರೆಡೆ ಜಾಗ ಗುರುತಿಸಿ ಕ್ರೀಡಾಂಗಣ ನಿರ್ಮಿಸಲಿ ಎಂದು ಪರಿಸರವಾದಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.



ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರಿಗೆ ಮೈಸೂರು, ಚನ್ನಪಟ್ಟಣ ಕೆಎಸ್ಐಸಿ ಕಾರ್ಖಾನೆ ಕಾರ್ಮಿಕರು ಬೆಂಬಲ ಸೂಚಿಸಿದರು.

ಕರ್ನಾಟಕ ಪರಿಸರ ಬಳಗದ ರಾಜ್ಯಾಧ್ಯಕ್ಷ ಎ.ಟಿ.ರಾಮಸ್ವಾಮಿ, ಬಿಜೆಪಿ ಮುಖಂಡ ಡಾ.ರೇವಣ್ಣ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ತೋಂಟದಾರ್ಯ ಕಾರ್ಮಿಕರ ಬೆಂಬಲಕ್ಕೆ ಆಗಮಿಸಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಕ್ರೀಡಾಂಗಣ ನಿರ್ಮಿಸಬಾರದು. ಕಾರ್ಮಿಕರೆಲ್ಲರೂ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಕಾರ್ಮಿಕರ ಬದುಕು ಕಿತ್ತುಕೊಳ್ಳಲು ಹೊರಟಿರುವ ದುಷ್ಟ ಶಕ್ತಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.

ತಿ.ನರಸೀಪುರ ಸಿಲ್ಕ್ ಫ್ಯಾಕ್ಟರಿಯಲ್ಲಿ ರೇಷ್ಮೆ ಸೀರೆ ತಯಾರಿಸಲು ನೂಲುಗಳನ್ನು ಉತ್ಪಾದಿಸಲಾಗುತ್ತದೆ. ಇಲ್ಲಿ ಕ್ರೀಡಾಂಗಣ ನಿರ್ಮಿಸುವುದರಿಂದ ಕಾರ್ಮಿಕರ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮೈಸೂರು ರೇಷ್ಮೆ ಸೀರೆಗೆ ದೇಶ–ವಿದೇಶಗಳಲ್ಲಿ ತೀವ್ರ ಬೇಡಿಕೆ ಇದೆ. ಘಟಕ ಮುಚ್ಚುವುದರಿಂದ ನೂರಾರು ಕಾರ್ಮಿಕರು ಮತ್ತು ಅವರ ಮಕ್ಕಳ ಭವಿಷ್ಯ ಡೋಲಾಯಮಾನವಾಗಲಿದೆ. ನೂಲಿನ ಉತ್ಪಾದನೆ ನಿಂತರೆ ರೇಷ್ಮೆ ಸೀರೆ ನೇಯ್ಗೆ ಮೇಲೆ ತೀವ್ರ ಪರಿಣಾಮವಾಗಿ ಉದ್ಯಮಕ್ಕೆ ದೊಡ್ಡ ಹೊಡೆತ ಬೀಳಲಿದೆ. ಹೀಗಾಗಿ ಎಲ್ಲರೂ ಸೇರಿ ಮೈಸೂರು ಮಹಾರಾಜರು ನಿರ್ಮಿಸಿರುವ ಸಂಸ್ಥೆ ಉಳಿಸಿಕೊಳ್ಳಬೇಕು. ಅದಕ್ಕಾಗಿ ಸಂಘಟಿತ ಹೋರಾಟದ ಅವಶ್ಯಕತೆ ಇದೆ ಎಂದರು.

ಬಂದ್‌ಗೆ ಕರೆ: ಕೆಎಸ್ಐಸಿ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸುವ ಮೂಲಕ ಉದ್ಯಮವನ್ನೇ ಮುಚ್ಚಲು ಹೊರಟಿರುವ ಸರ್ಕಾರದ ಗಮನ ಸೆಳೆಯಲು ಕಾರ್ಮಿಕರೆಲ್ಲರೂ ಸಭೆ ಸೇರಿ ಪಟ್ಟಣದ ಜನತೆಯ ಮನವೊಲಿಸಿ ತಿ.ನರಸೀಪುರ ಬಂದ್ ಮಾಡುವ ಕೆಲಸ ಮಾಡಬೇಕಿದೆ ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಸಲಹೆ ನೀಡಿದರು. ಕಾರ್ಮಿಕರಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲು ತಾವು ಸಿದ್ದರಿದ್ದು, ಎಲ್ಲರೂ ಸೇರಿ ರೇಷ್ಮೆ ಉದ್ಯಮ ಉಳಿಸಿಕೊಳ್ಳೋಣ ಎಂದು ಕರೆ ನೀಡಿದರು.

ವರುಣ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವೆಂಕಟರಮಣಶೆಟ್ಟಿ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಅಲಗೂಡು ಮಂಜು, ಭೈರಾಪುರ ಬಾಲು, ಪರಿಸರ ಬಳಗದ ರಾಜ್ಯ ಕಾರ್ಯದರ್ಶಿ ಪರಶುರಾಮೇಗೌಡ, ಪರಿಸರ ಬಳಗ ಮತ್ತು ಗ್ರಾಹಕ ಪರಿಷತ್ ಕಾರ್ಯದರ್ಶಿ ಪ್ರಭಾ ನಂದೀಶ್, ಶೋಭಾ ಶಿವಕುಮಾರ್, ಸುಶೀಲ, ಸುಗುಣ, ಗಾಯತ್ರಿ, ಗಂಠಯ್ಯ, ಅಕ್ಬರ್, ಶೈಲಜೇಶ್, ಗುರುಸ್ವಾಮಿ, ಭಾನು ಪ್ರಶಾಂತ್, ಮಂಜುಳಾ, ಡಾ.ಮಲ್ಲಿಕಾರ್ಜುನಸ್ವಾಮಿ, ಬಸವರಾಜು ಸೇರಿದಂತೆ ಮತ್ತಿತರರಿದ್ದರು.

ಆಮರಣಾಂತ ಉಪವಾಸ ಆರಂಭ

ತಿ.ನರಸೀಪುರ: ಮತ್ತೊಂದೆಡೆ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಧಿಸಿ ಹಿರಿಯ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಕಾರ್ಖಾನೆ ಮುಂಭಾಗದ ಗೇಟ್ ಬಳಿ ಆಮರಣಾಂತ ಉಪವಾಸ ಆರಂಭಿಸಿದರು.



ತೋಟದಪ್ಪ ಬಸವರಾಜು ಆಮರಣಾಂತ ಉಪವಾಸ ಮಾಡುತ್ತಿರುವುದು.

ತನ್ನ ಸ್ನೇಹಿತರೊಂದಿಗೆ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿ ಮಾತನಾಡಿದ ಅವರು, ಕೆಎಸ್ಐಸಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವುದು ಬೇಡ ಬೇರೊಂದು ಜಾಗ ಗುರುತಿಸಿ ಅಲ್ಲಿ ಕ್ರೀಡಾಂಗಣ ನಿರ್ಮಿಸಲಿ. ಸಿಲ್ಕ್ ಫ್ಯಾಕ್ಟರಿ ಆವರಣವನ್ನು ಹಸರೀ ಕರಣಗೊಳಿಸಿ, ಮತ್ತಷ್ಟು ಅಭಿವೃದ್ಧಿ ಪಡಿಸುವ ಕೆಲಸಗಳಾಗಬೇಕು. ಮತ್ತಷ್ಟು ಕಾರ್ಮಿಕರನ್ನು ನೇಮಕ ಮಾಡಿಕೊಂಡು ಉತ್ಪಾದನೆ ಹೆಚ್ಚಿಸಬೇಕು. ಈ ಸ್ಥಳದಲ್ಲಿ ಸುಸಜ್ಜಿತ ಉದ್ಯಾನವನ ನಿರ್ಮಿಸುವ ಮೂಲಕ ನಾಗರಿಕರಿಗೆ ಬಳುವಳಿ ನೀಡುವಂತೆ ಆಗ್ರಹಿಸಿದರು.

ಮಾಜಿ ಪುರಸಭೆ ಸದಸ್ಯ ಅರ್ಜುನ್ ರಮೇಶ್ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ಕಾರ್ಮಿಕರು ಕೆಲಸ ಮಾಡದೇ ಧರಣಿ ಕುಳಿತಿದ್ದಾರೆ. ಹೋರಾಟಗಳು ಬರೀ ಬಾಯಿ ಮಾತಿಗೆ ಸೀಮಿತವಾಗಬಾರದು. ಈ ನಿಟ್ಟಿನಲ್ಲಿ ತೋಟದಪ್ಪ ಬಸವರಾಜು ಅವರು ಧೃಡ ಸಂಕಲ್ಪದೊಂದಿಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಕ್ರೀಡಾ ಇಲಾಖೆಯವರು ಈಗಾಗಲೇ ಕಾಂಗ್ರೆಸ್ ಪಕ್ಷದ ಮುಖಂಡರೊಡಗೂಡಿ ಕಾರ್ಖಾನೆ ಕಾಂಪೌಂಡ್ ಫೋಟೋ ತೆಗೆದು ಗೋಡೆ ಕೆಡವಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ಈ ಪ್ರಕ್ರಿಯೆಯಲ್ಲಿ ದ್ವೇಷದ ರಾಜಕಾರಣ ಎದ್ದು ಕಾಣುತ್ತಿದೆ. ಜಿದ್ದಿಗೆ ಬಿದ್ದಿರುವ ಕೆಲವು ಕಾಂಗ್ರೆಸ್ ನಾಯಕರು ಫ್ಯಾಕ್ಟರಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಕ್ರೀಡಾಂಗಣ ನಿರ್ಮಾಣವಾಗಬೇಕೆಂಬ ಕೂಗಿಗೆ ನಮ್ಮ ಬೆಂಬಲ ಇದೆ. ಆದರೆ ಈ ಜಾಗ ಬಿಟ್ಟು ಬೇರೆಡೆ ನಿರ್ಮಿಸಿದರೆ ನಮ್ಮ ಬೆಂಬಲ ಸಹ ಇರುತ್ತದೆ. ರಾಜಕೀಯ ಕಾರಣಕ್ಕೆ ಕ್ರೀಡಾಂಗಣ ಮಾಡಲು ಹೊರಟಿರುವುದು ತಪ್ಪು. ಅದರ ಬದಲಿಗೆ ಫ್ಯಾಕ್ಟರಿಗೆ ಆಧುನಿಕ ಯಂತ್ರಗಳು ಹಾಗೂ ಯೂನಿಟ್ ಅನ್ನು ತರಿಸಿ ಮತ್ತಷ್ಟು ಜನರಿಗೆ ಉದ್ಯೋಗ ನೀಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ಎಐ ಯುಗಕ್ಕೆ ಸಿದ್ಧರಾಗಲು ಸಲಹೆ

ನಂಜನಗೂಡು, ಫೆ.25– ವಿಶ್ವ ಎಐ ತಂತ್ರಜ್ಞಾನದತ್ತ ಮುನ್ನಡೆದಿದ್ದು, ವಿದ್ಯಾರ್ಥಿಗಳು ವಿಜ್ಞಾನದ ನವ ಆವಿಷ್ಕಾರವನ್ನು ಸ್ವಾಗತಿಸುವ ಮೂಲಕ ಎಐ ಯುಗಕ್ಕೆ ಸಿದ್ಧರಾಗಬೇಕಿದೆ ಎಂದು ರಿಸರ್ವ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಡಾ.ಬಾಲು ಕೆಂಚಪ್ಪ ಸಲಹೆ ನೀಡಿದರು.

ನಗರದ ಜೆಎಸ್ಎಸ್ ಕಾಲೇಜಿನಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಗರದ ಅರಮನೆ ಕಟ್ಟಡದ ಜೆಎಸ್ಎಸ್ ಕಾಲೇಜಿನಲ್ಲಿ ದೊರೆತ ಶಿಷ್ಟಾಚಾರ ಪೂರ್ವಕ ವಿದ್ಯಾಭ್ಯಾಸ, ಪ್ರಾಂಶುಪಾಲರ ಮಾರ್ಗದರ್ಶನ ನಮ್ಮೆಲ್ಲರಿಗೂ ಸಂಸ್ಕಾರ, ಸಂಸ್ಕೃತಿ ಹಾಗೂ ಬದ್ಧತೆಯ ಜ್ಞಾನ ಉಣಬಡಿಸಿದೆ. ಹಿರಿಯ ವಿದ್ಯಾರ್ಥಿಗಳಾದ ನಾವು ನಮ್ಮ ಅನುಭವಗಳನ್ನು ವಿದ್ಯಾರ್ಥಿಗಳಿಗೆ ಅರ್ಪಿಸಿ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಪ್ರಗತಿಗೆ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದರು.



ರಿಸರ್ವ್ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಡಾ.ಬಾಲು ಕೆಂಚಪ್ಪ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಸಿ.ಎಸ್.ಹೊನ್ನೇಗೌಡ ಮಾತನಾಡಿ, 6ನೇ ದಶಕಕ್ಕೆ ಸಮೀಪಿಸುತ್ತಿರುವ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಾಧನೆ, ಅನುಭವ ಹಾಗೂ ಶಿಕ್ಷಣ ಸಂಸ್ಥೆ ಬಗ್ಗೆ ಅವರು ಹೊಂದಿರುವ ಗೌರವ ಹಾಗೂ ಅಭಿಮಾನ ಶ್ಲಾಘನೀಯ. ಕಿರಿಯರಿಗೆ ಮಾರ್ಗದರ್ಶನ ನೀಡಿ ವೈಜ್ಞಾನಿಕ ಯುಗದಲ್ಲಿ ಸಂಪ್ರದಾಯವನ್ನು ಮರೆಯದೇ ಶಿಷ್ಟಾಚಾರ ಪರಿಪಾಠವನ್ನು ಮೆಲುಕು ಹಾಕಿದ್ದಾರೆ ಎಂದರು.

ಇದೇ ವೇಳೆ ನಂಜನಗೂಡಿನ ಶಾಸ್ತ್ರೀ, ಜಿ.ಉಮೇಶ್ ಮಾತನಾಡಿದರು. ಇದೇ ವೇಳೆ 76 ಹಿರಿಯ ವಿದ್ಯಾರ್ಥಿಗಳನ್ನು ಜೆಎಸ್ಎಸ್ ಮಹಾವಿದ್ಯಾಪೀಠದ ಪರವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಾದ ಗಿರೀಶ್, ಸುಬ್ರಹ್ಮಣ್ಯಂ, ಎಂ.ಎನ್. ಚಂದ್ರು, ಧನುಷ್, ಜ್ಯೋತಿ, ಎಸ್.ಕಾವ್ಯಶ್ರೀ, ಪಿ.ಶೀಲಾ ಇತರರಿದ್ದರು.

ವಿಜೃಂಭಣೆಯ ಶ್ರೀದುರ್ಗಾ ಪರಮೇಶ್ವರಿ ಬ್ರಹ್ಮ ರಥೋತ್ಸವ

ಕೆ.ಆರ್.ನಗರ, ಫೆ.25– ತಾಲೂಕಿನ ಹಂಪಾಪುರ ಗ್ರಾಮದಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವ ಅಂಗವಾಗಿ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಉತ್ಸವ ಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಮಧ್ಯಾಹ್ನ 12 ರಿಂದ 12.30ರೊಳಗೆ ಸಲ್ಲುವ ಅಭಿಜಿನ್ ಮೂಹೂರ್ತದಲ್ಲಿ ಬ್ರಹ್ಮರಥೋತ್ಸವಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ ನೀಡಿದರು. ಈ ವೇಳೆ ನೆರೆದಿದ್ದ ಸಾವಿರಾರು ಭಕ್ತರು ದೇವಿಗೆ ಜೈಕಾರ ಹಾಕುತ್ತಾ ದೇವಾಲಯದ ಸುತ್ತ ರಥವನ್ನು 3 ಸುತ್ತು ಎಳೆದು ತಂದು ನಿಲ್ಲಿಸಿದರು. ಮಹಿಳೆಯರು ದೇವರಿಗೆ ತಂಬಿಟ್ಟು ಆರತಿ ಮತ್ತು ಹಣ್ಣು ಕಾಯಿ ನೈವೇದ್ಯ ನೀಡಿ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದರು. ಯುವಕರು ಹಾಗೂ ಯುವತಿಯರು ರಥಕ್ಕೆ ಹಣ್ಣು ಜವನ ಎಸೆದು ಪ್ರಾರ್ಥಿಸಿದರು.




ಹಂಪಾಪುರದಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವ ಅಂಗವಾಗಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಕ್ತರಿಗೆ ಪ್ರಸಾದ ವಿನಿಯೋಗ, ಪಾನಕ, ಮಜ್ಜಿಗೆ ವಿತರಣೆ ಮಾಡಿದರು.

ಶಾಸಕ ಡಿ.ರವಿಶಂಕರ್ ಮಾತನಾಡಿ, ತಾಲೂಕಿನ ಹಂಪಾಪುರ ಗ್ರಾಮದ ಎಲ್ಲಾ ಜನಾಂಗದ ಆರಾಧ್ಯ ದೇವತೆ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಜಾತ್ರೆಗೆ ಭಕ್ತರು ಅದ್ಧೂರಿ ತಯಾರಿ ನಡೆಸಿದ್ದಾರೆ. ಮುಂಗಾರು ಮಳೆ ಜೋರಾಗಲಿ, ರೈತರಿಗೆ ಉತ್ತಮ ಫಸಲು ಬರಲಿ. ಸಮೃದ್ಧವಾಗಿ ರೈತರಿಗೆ, ಜನರಿಗೆ ನೆಮ್ಮದಿಯನ್ನು ಶ್ರೀದುರ್ಗಾ ಪರಮೇಶ್ವರಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಇದೇ ವೇಳೆ ಗ್ರಾಮಸ್ಥರು ಮತ್ತು ದೇವಾಲಯದ ಆಡಳಿತ ಮಂಡಳಿಯಿಂದ ಶಾಸಕ ಡಿ.ರವಿಶಂಕರ್ ಅವರನ್ನು ಸನ್ಮಾನಿಸಲಾಯಿತು. ಹಂಪಾಪುರ ಪಿಎಸಿಎಸ್ ಅಧ್ಯಕ್ಷ ಹೆಚ್.ಪಿ.ಪ್ರಶಾಂತ್, ಕಾಂಗ್ರೆಸ್ ಮುಖಂಡರಾದ ಜಿ.ಎಸ್.ವೆಂಕಟೇಶ್, ಹರಿರಾಜು, ನಾಗೇಶ್, ಹೆಚ್.ಕೆ.ನಾಗರಾಜು, ಮಂಚನಹಳ್ಳಿ ಧನು, ಎಂ.ಎಸ್.ಅನಂತು, ದೇವರಾಜ್ ಇನ್ನಿತರರಿದ್ದರು.

ದೇವಾಲಯಕ್ಕೆ ಅನುದಾನ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸನ್ಮಾನ



ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರನ್ನು ಸನ್ಮಾನಿಸಲಾಯಿತು.

ತಿ.ನರಸೀಪುರ, ಫೆ.25– ತಾಲೂಕಿನ ತುರಗನೂರು ಗ್ರಾಮದ ಬಳಿಯ ಪುರಾತನ ಪ್ರಸಿದ್ಧ ಶ್ರೀನಡುಗದ್ದೇಶ್ವರ ದೇವಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರನ್ನು ಗ್ರಾಮಸ್ಥರು ಹಾಗೂ ದೇವಾಲಯದ ಭಕ್ತರ ಪರವಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ.ಎಲ್.ಗುರುಲಿಂಗೇಗೌಡ ಸನ್ಮಾನಿಸಿದರು.

ಸಮಿತಿ ಅಧ್ಯಕ್ಷ ಟಿ.ಎಲ್.ಗುರುಲಿಂಗೇಗೌಡ ಮಾತನಾಡಿ, ಶ್ರೀನಡುಗದ್ದೇಶ್ವರ ದೇವಾಲಯ ಈಗಾಗಲೇ ಹಲವು ಜನಪ್ರತಿನಿಧಿಗಳು, ಗಣ್ಯರು ಹಾಗೂ ಭಕ್ತರ ದೇಣಿಗೆ ಹಣದಿಂದ ಜೀರ್ಣೋದ್ಧಾರಗೊಂಡಿದೆ. ದೇವಾಲಯದ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡುವಂತೆ ಮಾಡಿದ್ದ ಮನವಿಗೆ ಸ್ಪಂದಿಸಿದ ಸಚಿವ ಡಾ.ಮಹದೇವಪ್ಪನವರು ದೇವಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿ ಮುಂದಿನ ದಿನಗಳಲ್ಲಿ ಅಗತ್ಯವಿದ್ದರೇ ಹೆಚ್ಚುವರಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಈ ವೇಳೆ ಮಾಜಿ ಶಾಸಕಿ ಜೆ.ಸುನೀತಾ ವೀರಪ್ಪಗೌಡ, ಸಹಕಾರಿ ರತ್ನ ವೈ.ಎನ್.ಶಂಕರೇಗೌಡ, ಮೈಮುಲ್ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಸಚಿವರ ಆಪ್ತ ಸಹಾಯಕ ಬಿ.ಬಸವರಾಜು, ಗ್ರಾಪಂ ಮಾಜಿ ಅಧ್ಯಕ್ಷ ಟಿ.ವಿ.ಚಂದ್ರೇಗೌಡ, ಮುಖಂಡರಾದ ನರೇಂದ್ರ, ದಿವ್ಯ ದರ್ಶನ್, ಲಕ್ಷ್ಮಣ, ಆನಂದ ಇತರರಿದ್ದರು.

ಪ್ರತ್ಯೇಕ ಪ್ರಕರಣಗಳಲ್ಲಿ ಕೇರಳ ಲಾಟರಿ ಮಾರುತ್ತಿದ್ದ ನಾಲ್ವರ ಬಂಧನ

ಮತ್ತೋರ್ವ ಪರಾರಿ, ಕೋಟೆ-ಸರಗೂರು ಠಾಣೆಗಳಲ್ಲಿ ಪ್ರಕರಣ ದಾಖಲು

ಮೈಸೂರು, ಫೆ.25– ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಹಾಗೂ ಸರಗೂರು ಪಟ್ಟಣದಲ್ಲಿ ರಾಜಾರೋಷವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ಸರಗೂರಿನ ಮಂಜು ಅಲಿಯಾಸ್ ತರಕಾರಿ ಮಂಜು, ರವಿ, ಹೆಚ್.ಡಿ.ಕೋಟೆಯ ಮಲ್ಲಯ್ಯ, ಮಾದೇಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ವೇಳೆ ಮಂಜು ಎಂಬಾತನಿಂದ 571, ರವಿ ಎಂಬಾತನಿಂದ 252, ಮಲ್ಲಯ್ಯ ಎಂಬಾತನಿಂದ 185 ಲಾಟರಿ ಹಾಗೂ 2800 ರೂ. ಮಾದೇಗೌಡನಿಂದ 167 ಲಾಟರಿ ಹಾಗೂ 2450 ರೂ. ಸೇರಿದಂತೆ ಒಂದು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಮತ್ತೋರ್ವ ಆರೋಪಿ ಸರಗೂರಿನ ವಿಶು ಮೊಬೈಲ್ ಅಂಗಡಿ ಮಾಲೀಕ ಬಿ.ರಮೇಶ್ ಪರಾರಿಯಾಗಿದ್ದಾನೆ.

ಸರಗೂರಿನಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿಗಳಾದ ನಾಗೇಶ್, ಮಲ್ಲಿಕ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ಎಎಸ್ಐ ಸತೀಶ್, ಅಬ್ದುಲ್ ಲತೀಫ್, ಎನ್.ಎ.ಅಶೋಕ್, ಭಾಸ್ಕರ್ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿದರು.

ಈ ವೇಳೆ ತನ್ನ ಮೊಬೈಲ್ ಅಂಗಡಿ ಎದುರು ಕೇರಳ ಲಾಟರಿ ಮಾರಾಟಕ್ಕೆ ಮುಂದಾದಾಗ ಪೊಲೀಸರು ಆಗಮಿಸುತ್ತಿದ್ದಂತೆಯೇ ರಮೇಶ್ ಸ್ಥಳದಿಂದ ಪರಾರಿಯಾಗಿದ್ದು, ಈ ವೇಳೆ ಓಡಿ ಹೋಗುತ್ತಿದ್ದ ರವಿಯನ್ನು ಹಿಡಿದು ಪೊಲೀಸರು ವಿಚಾರಣೆಗೊಳಪಡಿಸಿದಾಗ ವಿಶು ಮೊಬೈಲ್ ಅಂಗಡಿ ಮಾಲೀಕ ಬಿ.ರಮೇಶ್ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಈ ವೇಳೆ ಪೊಲೀಸರು ಲಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ.



ಮತ್ತೊಂದು ಪ್ರಕರಣದಲ್ಲಿ ಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್ ಎದುರು ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬೈಕ್ (ಕೆಎ.45, ಎಲ್. 2230) ಮೇಲೆ ಲಾಟರಿ ಮಾರುತ್ತಿದ್ದ ತರಕಾರಿ ಮಂಜು ಸ್ಥಳದಿಂದ ಪರಾರಿಯಾಗಿದ್ದು, ಈ ವೇಳೆ ಆತನನ್ನು ಬೆನ್ನತ್ತಿ ಹಿಡಿದ ಪೊಲೀಸರು ಲಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೆರಡು ಪ್ರಕರಣಗಳಲ್ಲಿ ಹೆಚ್.ಡಿ.ಕೋಟೆಯ ಗದ್ದಿಗೆ ಸರ್ಕಲ್ ಹಾಗೂ ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಕೇರಳ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಮಲ್ಲಯ್ಯ, ಮಾದೇಗೌಡ ಎಂಬುವರನ್ನು ಬಂಧಿಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಹೆಚ್.ಡಿ.ಕೋಟೆ ಹಾಗೂ ಸರಗೂರು ಠಾಣೆಯಲ್ಲಿ ತಲಾ 2 ಪ್ರಕರಣಗಳು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜೃಂಭಣೆಯ ಶ್ರೀಉದ್ಭವ ಮಾರಮ್ಮನವರ ಜಾತ್ರಾ ಮಹೋತ್ಸವ



ದೇವಲಾಪುರದಲ್ಲಿ ಅಳಗಂಚಿ ಸತ್ಯವತೆ ಶ್ರೀಉದ್ಭವ ಮಾರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ಮೆರವಣಿಗೆ ನಡೆಯಿತು.

ಸರಗೂರು, ಫೆ.25– ತಾಲೂಕಿನ ದೇವಲಾಪುರದಲ್ಲಿ ಅಳಗಂಚಿ ಸತ್ಯವತೆ ಶ್ರೀಉದ್ಭವ ಮಾರಮ್ಮನವರ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮ ವನ್ನು ತಳಿರು ತೋರಣ, ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಮುಂಜಾನೆಯೇ ದೇವಾಲಯದಲ್ಲಿ ಗಣಪತಿ ಹೋಮ, ಪುಣ್ಯಾಹ, ಕಳಸ ಪ್ರತಿಷ್ಠಾಪನೆ, ದುರ್ಗಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ಬಳಿಕ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ ಅಳಗಂಚಿ ಸತ್ಯವತೆ ಶ್ರೀ ಉದ್ಭವ ಮಾರಮ್ಮನವರ ಉತ್ಸವ ಮೂರ್ತಿಯನ್ನು ಪೂರ್ಣಕುಂಭ ಕಳಸದೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಂಗಳವಾದ್ಯ, ಸತ್ತಿಗೆ, ವೀರಗಾಸೆ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಉತ್ಸವ ದೇವಾಲಯ ತಲುಪುತ್ತಿದ್ದಂತೆಯೇ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ ಪ್ರಸಾದ ವಿನಿಯೋಗ ಮಾಡಲಾಯಿತು.

ಜಾತ್ರಾ ಮಹೋತ್ಸವದಲ್ಲಿ ದೇವಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಅಲ್ಲದೇ ಯುವಕ ಸಂಘ, ಮಹಿಳಾ ಸಂಘದವರು, ಸಾರ್ವಜನಿಕರು, ಜನಪ್ರತಿನಿಧಿಗಳು ದೇವಿ ದರ್ಶನ ಪಡೆದರು. ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಗ್ರಾಮದ ಯಜಮಾನ ಮಹದೇವಯ್ಯ, ಗುಡಿ ಗೌಡರಾದ ಶಿವು, ಚಿಕ್ಕ ಯಜಮಾನ ಸಿದ್ದಯ್ಯ, ದೇವಾಲಯ ಸಮಿತಿ ಅಧ್ಯಕ್ಷ ಜಲೇಂದ್ರ, ಉಪಾಧ್ಯಕ್ಷ ರಾಜೇಶ್, ಗ್ರಾಪಂ ಸದಸ್ಯರಾದ ಶಿವಶಂಕರ್, ನಾಗಮ್ಮ, ಮುಖಂಡರಾದ ಡಿ.ಜಿ.ಸೋಮಣ್ಣ, ಮಹೇಶ್, ಶಿವರಾಜು, ನಂಜಪ್ಪ, ಪ್ರಭಾಕರ, ಅರ್ಚಕರಾದ ಶಂಕರಯ್ಯ, ಮಹದೇವ್, ಶಿವಣ್ಣ, ನಾಗೇಂದ್ರ, ಕೂಸಣ್ಣ, ಮಂಜು, ಬಸವರಾಜು, ನಾರಾಯಣಿ ಹಾಗೂ ದೇವಾಲಯದ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಬೆಳೆಯಲು ಸಾಧ್ಯ

ಮೈಸೂರು ಶಾಖಾ ಮಠದ ಶ್ರೀಸೋಮೇಶ್ವರನಾಥಸ್ವಾಮೀಜಿ

ಹೆಚ್.ಡಿ.ಕೋಟೆ, ಫೆ.25– ನಾವು ಈ ಹಿಂದೆ ಸಮಾಜಕ್ಕೆ ಏನು ನೀಡಿದ್ದೇವೆ. ಮುಂದೆ ಏನು ನೀಡುತ್ತೇವೆ ಎಂದು ಯೋಚಿಸಿದಾಗ ಮಾತ್ರ ನಾವು ಬೆಳೆಯಲು ಸಾಧ್ಯ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀಸೋಮೇಶ್ವರನಾಥಸ್ವಾಮೀಜಿ ತಿಳಿಸಿದರು.

ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದ ಕಿರಿಯ ವಿದ್ಯಾರ್ಥಿಗಳಿಂದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ನಮ್ಮ ವೈಫಲ್ಯವನ್ನು ಗುರುತಿಸುತ್ತದೆಯೋ ಹೊರತು ನಮ್ಮ ಬೆಳವಣಿಗೆಯನ್ನಲ್ಲ. ನಾವು ಸಾಧಿಸಿದಾಗ ಇಡೀ ಜಗತ್ತು ಆಶ್ಚರ್ಯದಿಂದ ನೋಡುತ್ತದೆ ಎಂದರು.

ಪೋಷಕರಿಗೆ ಹಣ, ಮಕ್ಕಳಿಗೆ ಓದಿನ ಬಗ್ಗೆ, ರೈತ ರಿಗೆ ಬೇಸಾಯದ ಕುರಿತು ಸಮಸ್ಯೆಗಳಿರುತ್ತವೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಾಗ ಮಾತ್ರ ನಾವು ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯ. ಚಿಕ್ಕ ಚಿಕ್ಕ ಕನಸುಗಳು ಚಿಕ್ಕ ವ್ಯಕ್ತಿಯನ್ನಾಗಿ ರೂಪಿಸುತ್ತವೆ. ಅದೇ ದೊಡ್ಡ ದೊಡ್ಡ ಕನಸುಗಳು ದೊಡ್ಡ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಆದ್ದರಿಂದ ನೀವು ದೊಡ್ಡ ದೊಡ್ಡ ಕನಸುಗಳನ್ನು ಕಾಣಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.



ವಿದ್ಯಾರ್ಥಿಗಳನ್ನು ಸೋಮೇಶ್ವರನಾಥ ಸ್ವಾಮೀಜಿ ಅಭಿನಂದಿಸಿದರು.

ಮೈಸೂರು ಮಾನಸ ಗಂಗೋತ್ರಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಹೆಚ್.ಶಿವರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಆದರ್ಶಗಳನ್ನು ಇಟ್ಟುಕೊಂಡು ಕಲಿತಾಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ. ಮೈಸೂರು ಜಿಲ್ಲೆಯಲ್ಲಿ ಆದರ್ಶವನ್ನಿಟ್ಟುಕೊಂಡು ವ್ಯಾಸಾಂಗ ಮಾಡಿದ ಆರೇಳು ವಿದ್ಯಾರ್ಥಿಗಳು ನ್ಯಾಯಾಧೀಶರಾಗಿ ಆಯ್ಕೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಯಾವುದೇ ವ್ಯಕ್ತಿ ಚಿರಂಜೀವಿಯಾಗಿ ಉಳಿಯುವುದಿಲ್ಲ. ಆತನ ಆಲೋಚನೆಗಳು ಮತ್ತು ಸಾಧನೆಗಳು ಆತನನ್ನು ಚಿರಂಜೀವಿಯಾಗಿಸುತ್ತವೆ ಎಂದರು.

ಬಿ.ಮಟಕೆರೆ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಚಕ್ಕೋಡಿ ಮಾತನಾಡಿ, ನಾವು ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿದ್ಯಾಭ್ಯಾಸವನ್ನು ಅರ್ಥೈಸಿಕೊಳ್ಳುವುದರ ಮೇಲೆ ಸಮಾಜದ ಬೆಳವಣಿಗೆ ಮತ್ತು ದುಷ್ಪರಿಣಾಮಗಳು ನಿಂತಿದೆ ಎಂದರು.

ಜ್ಞಾನವನ್ನು ಸರಿಯಾಗಿ ಅರಿತವರು ಮನುಷ್ಯನಾಗುತ್ತಾನೆ. ಸರಿಯಾದ ರೀತಿ ಅರ್ಥೈಸಿಕೊಳ್ಳದ ವ್ಯಕ್ತಿ ಮೃಗವಾಗಿ ಸಮಾಜಕ್ಕೆ ಕಂಟಕವಾಗುತ್ತಿರುವುದು ಬೇಸರದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಸಮಿತಿಯ ಭಾಸ್ಕರ್, ಕಾಳೇಗೌಡ, ಕೃಷ್ಣೇಗೌಡ, ಹರೀಶ್‌ಗೌಡ, ನರಸಿಂಹೇಗೌಡ, ಸುಭಾಷ್, ಪ್ರೊ. ಚಂದ್ರೇಗೌಡ, ಪ್ರಾಂಶುಪಾಲ ಭೈರೇಗೌಡ, ರಾಜೇಶ್, ಭೈರಪ್ಪ, ಲೋಕೇಶ್, ಮಲ್ಲೇಶ್, ಸೋಮಶೇಖರ್, ರಾಜೇಶ್‌ಗೌಡ, ಚನ್ನಬಸಪ್ಪ, ಸತೀಶ್, ಅನಿಲ್ ಕುಮಾರ್, ವೆಂಕಟರಾಜು, ಮಧು, ನಂದಿನಿ, ಪಲ್ಲವಿ, ಶಾಂಭವಿ, ಪುಷ್ಪಾ, ತಾರಾ, ಕಾವ್ಯ, ರಶ್ಮಿ, ಗಾಯತ್ರಿ ಅನಿಲ್ ಕುಮಾರ್, ಸುಬ್ರಹ್ಮಣ್ಯ, ಮಂಜೇಶ್, ಅಂಕನಾಯಕ ಇದ್ದರು.

ಮಾ.1, ಮೈಸೂರು ಶಿಕ್ಷಕರ ಸಮ್ಮೇಳನ

ಮೈಸೂರು, ಫೆ.25– ಟೀಚರ್ ಟ್ರೈಬ್ ಮತ್ತು ನ್ಯಾಷನಲ್ ಎಜುಕೇಶನ್ ಫೌಂಡೇಷನ್ ವತಿಯಿಂದ ಮೈಸೂರು ಶಿಕ್ಷಕರ ಸಮ್ಮೇಳನವನ್ನು ಮಾ.1ರಂದು ಮೈಸೂರಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿರುವ ಜಗನ್ನಾಥ ಕಲಾ ಮತ್ತು ಸಂಸ್ಕೃತಿ (ಜೆಸಿಎಸಿ) ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಮೇಲ್–Team@Teacher360.in, ದೂ:9902763002 ಸಂಪರ್ಕಿಸಬಹುದು.

ಮುಖ್ಯಮಂತ್ರಿ ಪದಕಕ್ಕೆ ಭಾಜನ



ಹುಣಸೂರು, ಫೆ.25– ಪ್ರಾಣದ ಹಂಗು ತೊರೆದು ಅಗ್ನಿ ಅವಘಡ ಮತ್ತು ವಿಪತ್ತುಗಳಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳನ್ನು ರಕ್ಷಿಸಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಂಸೆಗೆ ಪಾತ್ರರಾದ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿಗಳ ಪದಕಕ್ಕೆ ನಗರದ ಕರಿಗೌಡರ ಬೀದಿ ನಿವಾಸಿ ಶಿವನಂಜು ಹಾಗೂ ಶಾಂತ ದಂಪತಿ ಪುತ್ರ ಹಿರಿಯ ಅಗ್ನಿಶಾಮಕ ಎಸ್.ವಿನಯ್ ಕುಮಾರ್ ಭಾಜನರಾಗಿದ್ದಾರೆ.

ಖಾಲಿ ಜಾಗಗಳಲ್ಲಿ ನಿವೇಶನಗಳ ಅಭಿವೃದ್ಧಿಪಡಿಸಿ ಹರಾಜು ಮೂಲಕ ಮಾರಾಟಕ್ಕೆ ಎಂಡಿಎ ಯೋಜನೆ

- ಸಾವಿರ ಕೋಟಿಗೂ ಅಧಿಕ ಸಂಪನ್ಮೂಲ ಕ್ರೋಢೀಕರಿಸುವ ಗುರಿ
- ಆದಾಯದಲ್ಲಿ ಖೋತಾ ಹಿನ್ನೆಲೆಯಲ್ಲಿ ಆಡಳಿತ ಖರ್ಚು-ವೆಚ್ಚಕ್ಕೂ ಕಷ್ಟ... ಕಷ್ಟ...

ಮೈಸೂರು, ಫೆ.25(ಎಂಟಿವೈ)– ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ತನಗೆ ಸೇರಿದ ಖಾಲಿ ಜಾಗಗಳಲ್ಲಿ ವಸತಿ ಬಡಾವಣೆ ಅಭಿವೃದ್ಧಿಪಡಿಸಿ, ಒಂದು ಸಾವಿರ ಕೋಟಿಗೂ ಅಧಿಕ ಆದಾಯ ಗಳಿಸುವ ಯೋಜನೆ ಹಾಕಿಕೊಂಡಿದೆ.

ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಭಿವೃದ್ಧಿಪಡಿಸಿ, ಇದೀಗ ಎಂಡಿಎ ವ್ಯಾಪ್ತಿಯಲ್ಲಿರುವ ಬಡಾವಣೆಗಳೂ ಸೇರಿದಂತೆ ಸುಮಾರು 700 ಬಡಾವಣೆಗಳನ್ನು ಈಗಾಗಲೇ ನಗರ ಪಾಲಿಕೆಯೂ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಇದರ ಪರಿಣಾಮವಾಗಿ ಆಸ್ತಿ ತೆರಿಗೆ, ನಕ್ಷೆ ಅನುಮೋದನೆ ಶುಲ್ಕ, ಖಾತಾ ನೋಂದಣಿ ಮತ್ತು ವರ್ಗಾವಣೆ ಶುಲ್ಕ, ದಾಖಲೆಗಳ ಪ್ರಮಾಣಿತ ನಕಲು, ಭೂಸ್ವಾಧೀನ ಪ್ರಮಾಣಪತ್ರ, ಎನ್‌ಒಸಿ ಸೇರಿದಂತೆ ಪ್ರಮುಖ ದಾಖಲೆ ಶುಲ್ಕದಿಂದ ಬರುತ್ತಿದ್ದ ಆದಾಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಇದರಿಂದ ಅಧಿಕಾರಿಗಳು, ಸಿಬ್ಬಂದಿ ಮತ್ತು ಹೊರಗುತ್ತಿಗೆ ಸಿಬ್ಬಂದಿ ವೇತನ, ನಿವೃತ್ತಿ ವೇತನ, ವಾಹನಗಳ ನಿರ್ವಹಣೆ ಮತ್ತು ಕಚೇರಿ ವ್ಯವಹಾರಗಳಂತಹ ನಿತ್ಯದ ಖರ್ಚು–ವೆಚ್ಚಗಳನ್ನು ನಿರ್ವಹಿಸುವುದು ಈಗ ಪ್ರಾಧಿಕಾರಕ್ಕೆ ಕಷ್ಟಕರವಾಗಿದೆ.



ಈ ನಿಟ್ಟಿನಲ್ಲಿ ಎಂಡಿಎ ತನ್ನ ಆರ್ಥಿಕ ಮೂಲ ಸದೃಢಗೊಳಿಸಲು ಮಾರ್ಗೋಪಾಯ ರೂಪಿಸುತ್ತಿದ್ದು, ಆರ್ಥಿಕ ಕೊರತೆಯನ್ನು ನೀಗಲು ಜಿಲ್ಲಾಧಿಕಾರಿ ಹಾಗೂ ಎಂಡಿಎ ಅಧ್ಯಕ್ಷರೂ ಆದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಆಯುಕ್ತ ಕೆ.ಆರ್.ರಕ್ಷಿತ್ ಮತ್ತು ಮಂಡಳಿ ಸದಸ್ಯರು, ಸಂಪನ್ಮೂಲ ಕ್ರೋಢೀಕರಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುತ್ತಿದ್ದಾರೆ.

ವಿಜಯನಗರ (ಮೊದಲ ಹಂತದಿಂದ ನಾಲ್ಕನೇ ಹಂತ), ವಿಜಯಶ್ರೀಪುರ, ದಟ್ಟಗಳ್ಳಿ, ಶ್ರೀರಾಂಪುರ, ಜೆ.ಪಿ.ನಗರ, ದೇವನೂರು, ರಾಜೀವ್‌ನಗರ, ಲಲಿತಾದ್ರಿನಗರ ಮತ್ತು ಹೆಬ್ಬಾಳು ಪ್ರದೇಶಗಳಲ್ಲಿ ಸುಮಾರು 150 ಎಕರೆ ಖಾಲಿ ಜಾಗ ಗುರುತಿಸಿದ್ದಾರೆ. ಇಲ್ಲಿ 20x30, 30x40, 40x60 ಹಾಗೂ 50x80 ಅಡಿ ಅಳತೆಯ ನಿವೇಶನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಸಾಮಾನ್ಯ ಹಂಚಿಕೆ ವಿಧಾನಕ್ಕೆ ಬದಲಾಗಿ ಈ ನಿವೇಶನಗಳನ್ನು ಹರಾಜು ಮೂಲಕ ಮಾರಾಟ ಮಾಡಲು ಎಂಡಿಎ ನಿರ್ಧರಿಸಿದೆ. ಇದರಿಂದ ಅಧಿಕ ಆದಾಯ ಗಳಿಸುವುದರ ಜೊತೆಗೆ ನಗರದಲ್ಲಿರುವ ಎಂಡಿಎ ಭೂಮಿಗಳ ಅಕ್ರಮ ದಂಧೆ, ಒತ್ತುವರಿ ತಡೆಗಟ್ಟಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ಇಲವಾಲ ಹೋಬಳಿಯ ಬೊಮ್ಮನಹಳ್ಳಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ವಸತಿ ಬಡಾವಣೆ ಅಭಿವೃದ್ಧಿಪಡಿಸಲು ಎಂಡಿಎ ಚಿಂತನೆ ನಡೆಸಿದೆ. ಈ ಬಡಾವಣೆಯಲ್ಲಿ ನಿಯಮಾನುಸಾರ ಅರ್ಜಿದಾರರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡುವ ಉದ್ದೇಶ ಹೊಂದಲಾಗಿದೆ.

ಹಳೇ ಬಡಾವಣೆಗಳಲ್ಲಿ ಅಭಿವೃದ್ಧಿಪಡಿಸಲಾಗುವ ನಿವೇಶನಗಳನ್ನು ಸಾರ್ವಜನಿಕ ಹರಾಜು ಮೂಲಕ ವಿಲೇವಾರಿ ಮಾಡಲು ಮುಖ್ಯಮಂತ್ರಿ ಅವರ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹರಾಜು ಪ್ರಕ್ರಿಯೆಯಿಂದ 1,000 ಕೋಟಿಗೂ ಅಧಿಕ ಆದಾಯ ನಿರೀಕ್ಷಿಸಲಾಗಿದೆ.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ	(ದೂ: 2521923)
ಭಾರತಿ ಟೀಚರ್ –1 ಪ್ರದರ್ಶನ (ಕ), ಗಿಲ್ಲಿ –3 ಪ್ರದರ್ಶನ (ತಮಿಳು)	
ವುಡ್‌ಲ್ಯಾಂಡ್ಸ್	(ದೂ: 2422871)
ರಕ್ಕಸ ಪುರದೋಳ್ (ಕ)	4 ಪ್ರದರ್ಶನಗಳು
ಬಾಲಾಜಿ	(ದೂ: 2497199)
ಓ ರೋಮಿಯೋ (ಹಿ)	3 ಪ್ರದರ್ಶನಗಳು
ಮಹದೇಶ್ವರ	(ಮೊ:9900820093)
45 ಫೇಸ್ ದಿ ಇಯರ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಲ್ಯಾಂಡ್ ಲಾರ್ಡ್ (ಕ)	4 ಪ್ರದರ್ಶನಗಳು
ರಾಜಕಮಲ್	
ಭಗವತಿ (ತ)	4 ಪ್ರದರ್ಶನಗಳು
ಸಂಗಂ	
ಸೆಕೆಂಡ್ ಕೇಸ್ ಆಫ್ ಸೀತಾರಾಂ (ಕ) + ಅಲ್ಫಾ (ಕ)	2+2 ಪ್ರದರ್ಶನಗಳು
ಲಿಡೋ	
ಲ್ಯಾಂಡ್‌ಲಾರ್ಡ್ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
–	–
ಪ್ರಭಾ	
ಧರ್ಮಿಷ್ಠ (ಕ)	4 ಪ್ರದರ್ಶನಗಳು

ಸಚಿವ ಡಾ.ಮಹದೇವಪ್ಪ ಕುರಿತು ಡಿಸಿಎಂ ಡಿಕೆಶಿ ವ್ಯಂಗ್ಯೋಕ್ತಿಗೆ ಆಕ್ಷೇಪ


ಎನ್.ಭಾಸ್ಕರ್


ಮೈಸೂರು,ಫೆ.25(ಎಂಕೆ)–ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ರಾಷ್ಟ್ರ ನಾಯಕರು ಎಂಬುದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅನುಮಾನವೇ? ಎಂದು ಕರ್ನಾಟಕ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ಪ್ರಶ್ನಿಸಿದ್ದಾರೆ.

ನಾಯಕತ್ವ ಬದಲಾವಣೆ ಸಂಬಂಧ ಎಲ್ಲಾ ರಾಜಕಾರಣಿಗಳು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಡಾ.ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಮಾತ್ರ ಡಿ.ಕೆ.ಶಿವಕುಮಾರ್ ಅವರಿಗೆ ಅಪಥ್ಯವಾಗಿರುವುದು ಚೋದ್ಯವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿ ಎನ್ನುತ್ತಾ ದಲಿತ ಸಿಎಂ ಪ್ರಸ್ತಾಪ ಮಾಡುತ್ತಿದ್ದಂತೆ ವ್ಯಂಗ್ಯವಾಗಿ ಮಹದೇವಪ್ಪ ನಮ್ಮ ಹೈಕಮಾಂಡ್ ಎಂಬ ಹೇಳಿಕೆ ಸರಿಯಲ್ಲ ಎಂದಿದ್ದಾರೆ.

ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ದಲಿತ ಸಮುದಾಯವನ್ನು ತಮ್ಮೊಟ್ಟಿಗೆ ತೆಗೆದುಕೊಂಡು ಹೋಗುತ್ತಿರುವ ಅಗ್ರಗಣ್ಯ ನಾಯಕರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಂತರದ ಸ್ಥಾನದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಅವರಿದ್ದಾರೆ. ಡಾ.ಮಹದೇವಪ್ಪ ಅವರು ರೂಪಿಸಿದ ಸಂವಿಧಾನ ಪ್ರಜ್ಞೆಯ ಕಾರ್ಯಕ್ರಮಗಳು ದೇಶಕ್ಕೆ ಮಾದರಿಯಾಗಿವೆ. ಅಲ್ಲದೆ ಕರ್ನಾಟಕ ರಾಜ್ಯದ ದಕ್ಷಿಣ ಭಾಗದಲ್ಲಿ ದಲಿತ ಬಲಗೈ ಸಮಾಜದ ಏಕೈಕ ನಾಯಕ. ಕಾಂಗ್ರೆಸ್ ಪಕ್ಷಕ್ಕೆ ಶೇ.95ರಷ್ಟು ಬಲಗೈ ಸಮಾಜದ ಮತವನ್ನು ಹಾಕಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಬಹುಮುಖ್ಯ ಕಾರಣರಾದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾರತದ ಸಮಸ್ತ ದಲಿತರ ಪಾಲಿಗೆ ರಾಷ್ಟ್ರೀಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

ಅದಾಗ್ಯೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಹದೇವಪ್ಪ ಅವರನ್ನು ರಾಷ್ಟ್ರೀಯ ನಾಯಕರೆಂದು ವ್ಯಂಗ್ಯವಾಗಿ ಹೇಳುತ್ತಿರುವುದು ಸಮುದಾಯದ ಜನರಿಗೆ ನೋವುಂಟು ಮಾಡಿದೆ. ಅಲ್ಲದೇ ಅವಮಾನ ಮಾಡುತ್ತಿದ್ದಾರೆ. ದಲಿತರ ನಾಯಕರ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಿಲ್ಲಿಸಬೇಕೆಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಶಾಸಕ ಟಿ.ಎಸ್.ಶ್ರೀವತ್ಸರಿಗೆ ಅಭಿನಂದನೆ...



ಮೈಸೂರಿನ ಕೆಸಿ ಬಡಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಆಸ್ತಿ ಸಂರಕ್ಷಿಸಿದ ಶಾಸಕ ಟಿಎಸ್.ಶ್ರೀವತ್ಸ ಅವರನ್ನು ಅಗ್ರಹಾರದಲ್ಲಿರುವ ಅವರ ಕಚೇರಿಯಲ್ಲಿ ಪ್ರಜ್ಞಾವಂತ ನಾಗರಿಕರಿಂದ ಅಭಿನಂದಿಸಲಾಯಿತು. ಈ ವೇಳೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋಪಾಲ್‌ರಾಜೇಅರಸು, ಪ್ರಧಾನ ಕಾರ್ಯದರ್ಶಿ ಜಯರಾಂ, ಜೈಶಂಕರ್, ಪ್ರದೀಪ್, ಉಪ ಅಧ್ಯಕ್ಷ ನಾಗರಾಜ್ ಬಿಲ್ಲಯ್ಯ, ಕಾರ್ಯದರ್ಶಿ ಗಿರೀಶ್‌ಗೌಡ, ಬೈರತಿ ಲಿಂಗರಾಜು, ಉಪಾಧ್ಯಕ್ಷ ರಮೇಶ್, ಕಿಶೋರ್, ಕೀರ್ತಿ ಇನ್ನಿತರರಿದ್ದರು.

ಆಲ್ಫೈನ್ಸ್ ಅಕಾಡೆಮಿ ಜೂನಿಯರ್ ಶಾಲಾ ವಾರ್ಷಿಕೋತ್ಸವ



ಆಲ್ಫೈನ್ಸ್ ಅಕಾಡೆಮಿ ಜೂನಿಯರ್ ಶಾಲಾ ವಾರ್ಷಿಕೋತ್ಸವವನ್ನು ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಆಚರಿಸಲಾಯಿತು.

ಮೈಸೂರು, ಫೆ25– ಮೈಸೂರಿನ ಸರಸ್ವತಿಪುರಂನಲ್ಲಿರುವ ಆಲ್ಫೈನ್ಸ್ ಅಕಾಡೆಮಿ ಜೂನಿಯರ್ ಶಾಲೆಯ ಮಕ್ಕಳ ವಾರ್ಷಿಕೋತ್ಸವ ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿದ ಅಕಾಡೆಮಿ ಜೂನಿಯರ್ ಶಾಲೆಯ ಸಂಸ್ಥಾಪಕರು ಹಾಗೂ ಶಿಕ್ಷಣ ತಜ್ಞ ಡಾ.ರಜನಿ ರಾವ್ ಮಾತನಾಡಿ, ಪ್ರಸ್ತುತ ದಿನದಲ್ಲಿ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಹೆಚ್ಚಿಸಬೇಕಿದೆ. ಸಕಾರಾತ್ಮಕ ಚಟುವಟಿಕೆಗಳನ್ನು ಶಾಲೆಯಲ್ಲಿ ಪ್ರತಿನಿತ್ಯವೂ ಹಮ್ಮಿಕೊಂಡಾಗ ಮಕ್ಕಳಲ್ಲಿ ಬೌದ್ಧಿಕ ಶಕ್ತಿಯನ್ನು ಬೆಳೆಸಬಹುದು ಎಂದು ತಿಳಿಸಿದರು.

ಮಕ್ಕಳು ಇಂದು ಗೆಲುವು, ಸೋಲು, ನಿರಾಸೆಗಳಿಂದ ಹತಾಶರಾಗುವ ಅಗತ್ಯವಿಲ್ಲ, ಸೋಲೇ ಗೆಲುವನ್ನು ರೂಪಿಸುವ ಸಾಧನವಾಗುತ್ತದೆ. ಅದಕ್ಕೆ ಪರಿಶ್ರಮ ಅಗತ್ಯ. ಮಕ್ಕಳಿಗೆ ಹಿಂದೆ ಇದ್ದ ಗುರುಕುಲ ಶಿಕ್ಷಣ ಪದ್ಧತಿ ಇಂದು ಬರಬೇಕಿದೆ. 7 ವರ್ಷದೊಳಗಿನ ಮಕ್ಕಳಿಗೆ ಮೆದುಳಿನ ವಿಕಾಸಶಕ್ತಿ ಜಾಸ್ತಿ ಕೆಲಸ ಮಾಡುತ್ತದೆ. ಆದ್ದರಿಂದ ಪೋಷಕರು ಹಾಗೂ ಶಿಕ್ಷಕರು ಶಾಲಾ ಮಕ್ಕಳನ್ನು ಹೆಚ್ಚು ಹೆಚ್ಚು ಕ್ರಿಯಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಿಸಿದರು.

ಇಂದಿನ ಮಕ್ಕಳಿಗೆ ಕನ್ನಡ ತಿಳಿ, ನುಡಿ, ಓದು, ಬರಹದಲ್ಲಿ ಹೆಚ್ಚು ತೊಡಗಿಸಿಕೊಳ್ಳುವಲ್ಲಿ ನಮ್ಮ ಶಾಲೆಯು ಮುಂದಾಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಹಾಗೆಯೇ ಕಠಿಣ ಶ್ರಮವನ್ನು ಎದುರಿಸಲು ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ಪೋಷಕರಾದ ನಾವುಗಳು ತುಂಬಬೇಕಿದೆ. ನಮ್ಮ ಶಾಲೆಯು 5 ವರ್ಷದ ಮಕ್ಕಳಿಗೆ ಸಂಪೂರ್ಣ ಕನ್ನಡದಲ್ಲಿ ಓದುವ ಹಾಗೂ ಬರೆಯುವ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಕೆಲಸವನ್ನು ನಿರ್ವಹಿಸುತ್ತಿದೆ ಇದು ತುಂಬಾ ಪ್ರಶಂಸನೀಯ.

ಪ್ರಸ್ತುತ ಮಕ್ಕಳಲ್ಲಿ ಏಕಾಗ್ರತೆ ಕಡಿಮೆ ಆಗುತ್ತಿದೆ ಅದಕ್ಕೆ ಯೋಗ, ಧ್ಯಾನದ ಚಟುವಟಿಕೆಗಳನ್ನು ಬೆಳೆಸಬೇಕೆಂದು ತಿಳಿಸಿದರು.

ಶಾಲಾ ಕಾಲೇಜಿನಲ್ಲಿ ಮಕ್ಕಳು ಅಂಕಗಳಿಗೆ ಮಾತ್ರ ಓದಲು ಸೀಮಿತವಾಗಬಾರದು, ಎಲ್ಲಾ ರಂಗಗಳಲ್ಲಿಯೂ ಅಂದರೆ ಕ್ರೀಡೆ, ಸಾಹಿತ್ಯ, ಸಂಗೀತ, ನೃತ್ಯ, ಗುಂಪು ಓದುವಿಕೆಯಲ್ಲಿ ತೊಡಗಿಸಿಕೊಂಡು ಸಕ್ರಿಯವಾಗಿ ಬೆಳೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಕೆಎಸ್‌ಒಯು ಅಕ್ರಮ ಪ್ರಕರಣ

ನಿವೃತ್ತ ನ್ಯಾಯಮೂರ್ತಿ ಪಾಟೀಲರಿಂದ ವಿಚಾರಣೆ; ಒಬ್ಬೊಬ್ಬರ ಪ್ರತ್ಯೇಕ ವಿಚಾರಣೆ, ದಾಖಲಾತಿ ಸಂಗ್ರಹ


ಬಿ.ಎ.ಪಾಟೀಲ್



ಮೈಸೂರು, ಫೆ.25(ಬಿಎಲ್‌ಯು)– ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಂತೆ ರಾಜ್ಯಪಾಲರಿಂದ ನೇಮಕಗೊಂಡಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಇಂದು ವಿಚಾರಣೆ ನಡೆಸಿದರು.

ಇಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯಕ್ಕೆ ಆಗಮಿಸಿದ ನ್ಯಾಯಮೂರ್ತಿ ಪಾಟೀಲ್, ಅಕ್ರಮವಾಗಿ ನೇಮಕಗೊಂಡಿದ್ದಾರೆ ಎನ್ನಲಾದ ಬೋಧಕೇತರ ಸಿಬ್ಬಂದಿಯ ವಿಚಾರಣೆ ನಡೆಸಿದರು.

ಅಮಾನತುಗೊಂಡಿರುವ ಬೋಧಕ ಸಿಬ್ಬಂದಿ ಜಗದೀಶ್ ಬಾಬು, ಬೋಧಕೇತರ ನೌಕರರ ಸಂಘದ ಕಾರ್ಯದರ್ಶಿ ಪ್ರದೀಪ್ ಗಿರಿ, ಆರ್‌ಟಿಐ ಕಾರ್ಯಕರ್ತ ಸತ್ಯನಾರಾಯಣ ಅವರನ್ನು ನ್ಯಾಯಮೂರ್ತಿ ಪಾಟೀಲ್ ಅವರು ವಿಚಾರಣೆ ಮಾಡಿದರೆನ್ನಲಾಗಿದೆ. ಅಲ್ಲದೆ ವಿಶ್ವವಿದ್ಯಾನಿಲಯದಲ್ಲಿ ಕುಲಸಚಿವರಾಗಿದ್ದ ಪ್ರೊ.ಪ್ರವೀಣ್ ಅವರನ್ನು ಕೂಡ ನ್ಯಾಯಮೂರ್ತಿ ಪಾಟೀಲ್ ಅವರು ವಿಚಾರಣೆಗೊಳಪಡಿಸಿದರು ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆಯಿಂದ ಸಂಜೆವರೆಗೂ ವಿಚಾರಣೆ ನಡೆಯಿತು. ಆ ವೇಳೆ ಒಬ್ಬೊಬ್ಬರ ಕರೆದು ಪ್ರತ್ಯೇಕವಾಗಿ ವಿಚಾರಣೆ ಮಾಡಿದರು. ನೇಮಕಾತಿ ಕುರಿತಂತೆ ಹಲವು ಪ್ರಶ್ನೆಗಳನ್ನು ಕೇಳಿದ ನ್ಯಾಯಮೂರ್ತಿ ಪಾಟೀಲ್, ವಿಚಾರಣೆಯಲ್ಲಿ ಭಾಗಿಯಾಗಿದ್ದವರಿಂದ ವಿದ್ಯಾರ್ಹತೆಯ ದಾಖಲಾತಿ ಸೇರಿದಂತೆ ಇತರೆ ಮಾಹಿತಿಗಳನ್ನು ಪಡೆದರು ಎನ್ನಲಾಗಿದೆ.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಯುಜಿಸಿ ಕರೆಯ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಇದರಿಂದ ನ್ಯಾಯಮೂರ್ತಿಗಳಿಗೆ ಲಭ್ಯವಾಗಲಿಲ್ಲ. ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ನಾನು ಹೇಳಿ ಕಳುಹಿಸಿದಾಗ ನೀವು ಮತ್ತೊಮ್ಮೆ ಬರಬೇಕು ಎಂದು ನ್ಯಾಯಮೂರ್ತಿಗಳು ಸೂಚಿಸಿದರು ಎನ್ನಲಾಗಿದೆ.

ಮಹಿಳೆ ನಾಪತ್ತೆ

ಮೈಸೂರು, ಫೆ.25– ತಮ್ಮ ತಾಯಿ ರತ್ನಮ್ಮ ಫೆ.16 ರಂದು ಬೆಳಗ್ಗೆ 10 ಗಂಟೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗಿದ್ದು, ಮನೆಗೆ ವಾಪಸ್ಸು ಬರದ ಕಾರಣ ಮೈಸೂರು ರೈಲ್ವೆ ಠಾಣೆಯಲ್ಲಿ ಅವರ ಪುತ್ರ ಎಂ.ಮಂಜುನಾಥ್ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ವಯಸ್ಸು ಸುಮಾರು 55 ವರ್ಷ, 4.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಎಡಗೈಯಲ್ಲಿ ಹೂವಿನ ಚಿತ್ರವಿರುವ ಟ್ಯಾಟೋ ಗುರುತು ಇರುತ್ತದೆ. ನೇರಳೆ ಬಣ್ಣದ ಸೀರೆ, ಕ್ರೀಂ ಕಲರ್ ಸ್ವೆಟರ್ ಧರಿಸಿರುತ್ತಾರೆ. ಕನ್ನಡ ಮಾತ್ರ ಮಾತನಾಡುತ್ತಾರೆ. ಪತ್ತೆಯಾದಲ್ಲಿ ಮೊ.ನಂ.9900107509 ಅಥವಾ ಮೈಸೂರು ರೈಲ್ವೆ ಪೊಲೀಸ್ ಠಾಣೆಯ ದೂ.ಸಂಖ್ಯೆ–0821–2516579.9480802122) ಸಂಪರ್ಕಿಸಬಹುದಾಗಿದೆ ಎಂದು ರೈಲ್ವೆ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಸ್ ಪುಲ್ಲಿಂಗ್‌ನಿಂದ ಕೋಟ್ಯಾಧೀಪತಿ ಆಗುವ ಆಮಿಷ!

ಮೈಸೂರಿನ ಗೌಸಿಯಾನಗರ ನಿವಾಸಿ ಬಂಧನ

ಮೈಸೂರು, ಫೆ.25(ಬಿಎಲ್‌ಯು)– ರೈಸ್ ಪುಲ್ಲಿಂಗ್‌ನಿಂದ ಕೋಟ್ಯಾಧೀಪತಿ ಆಗಬಹುದು ಎಂದು ಸೋಷಿಯಲ್ ಮೀಡಿಯಾ ಮೂಲಕ ಅಮಾಯಕರನ್ನು ಸೆಳೆಯಲು ಯತ್ನಿಸಿದ ಆರೋಪಿಯನ್ನು ಮೈಸೂರಿನ ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಗೌಸಿಯಾನಗರದ ವಾಸಿ ರಾಯನ್ ಬಂಧಿತ ಆರೋಪಿ.



ರೈಸ್ ಪುಲ್ಲಿಂಗ್‌ನಿಂದ ಯಾರು ಬೇಕಾದರೂ ಕೋಟ್ಯಾಧೀಪತಿ ಆಗಬಹುದು ಎಂದು ಆಕರ್ಷಕವಾದ ವೀಡಿಯೊ ತುಣುಕುಗಳನ್ನು ರಾಯನ್ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದನು. ಈ ವಿಚಾರ ಉದಯಗಿರಿ ಪೊಲೀಸರಿಗೆ ತಿಳಿದ ಕೂಡಲೇ ಸ್ವಯಂ ಪ್ರೇರಣೆಯ ದೂರು ದಾಖಲಿಸಿ ಆತನ ಬಂಧನಕ್ಕೆ ಮುಂದಾದರು. ಆತನ ಸೋಷಿಯಲ್ ಮೀಡಿಯಾದ ಮಾಹಿತಿ ಆಧರಿಸಿ ರಾಯನ್‌ನನ್ನು ವಶಕ್ಕೆ ಪಡೆದು, ರೈಸ್ ಪುಲ್ಲಿಂಗ್ ಮೂಲಕ ಯಾರಿಗಾದರೂ ವಂಚನೆ ಮಾಡಿದ್ದಾನೆಯೇ ಎಂದು ವಿಚಾರಣೆಗೊಳಪಡಿಸಿದರು. ಸೋಷಿಯಲ್ ಮೀಡಿಯಾ ಮೂಲಕ ಅಮಾಯಕರನ್ನು ಸೆಳೆಯಲು ಯತ್ನಿಸಿದ್ದಾನೆ. ಆದರೆ ಆತ ಬೀಸಿದ ಬಲೆಗೆ ಯಾರೂ ಬಿದ್ದಿರಲಿಲ್ಲ ಎಂಬುವುದು ವಿಚಾರಣೆಯಿಂದ ಖಚಿತವಾಯಿತು. ತರುವಾಯ ವಂಚನೆ ಯತ್ನ ಆರೋಪದ ಮೇರೆಗೆ ಪೊಲೀಸರು ರಾಯನ್‌ನನ್ನು ಬಂಧಿಸಿದ್ದಾರೆ.

ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳಿಂದ ನೈಪುಣ್ಯ ಪಿಯು ಕಾಲೇಜು ಲಾಂಛನ; ಕೈಪಿಡಿ ಬಿಡುಗಡೆ

ಮೈಸೂರು, ಫೆ.25(ಎಂಕೆ)– ಪ್ರತಿಷ್ಠಿತ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸುತ್ತಿರುವ 'ನೈಪುಣ್ಯ ಪಿಯು ಕಾಲೇಜಿನ (ನೈಪುಣ್ಯ ಪ್ರಿ ಯೂನಿವರ್ಸಿಟಿ) ಲಾಂಛನ ಹಾಗೂ ಕೈಪಿಡಿ'ಯನ್ನು ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಮುಕ್ತಿದಾನಂದ ಸ್ವಾಮೀಜಿ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಅವರು, ಭಾರತದ ಪರಂಪರೆ–ಸಂಸ್ಕೃತಿಯಲ್ಲಿ ಮಾನವೀಯ ಮೌಲ್ಯ ಅಡಗಿದ್ದು, ಎ.ಐ. (ಕೃತಕ ಬುದ್ಧಿಮತ್ತೆ) ಅಪ್ಪಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಾಂಪ್ರದಾಯಿಕ ಶಿಕ್ಷಣವನ್ನು ಬೆಳೆಸಿಕೊಂಡು ಹೋಗಬೇಕಾದ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ನೈಪುಣ್ಯ ಪಿಯು ಕಾಲೇಜು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಕಳೆದ ನಾಲ್ಕು–ಐದು ದಶಕಗಳಲ್ಲಿ ನಾಗಾಲೋಟದಂತೆ ಬೆಳೆದ ತಂತ್ರಜ್ಞಾನ ನಮ್ಮ ಅಭಿವೃದ್ಧಿಗೆ ಹೇಗೆ ನೆರವಾಗಿದೆಯೋ ಅದರ ಬೆನ್ನಲ್ಲೇ ನಮ್ಮ ಮೂಲ ಸಂಸ್ಕೃತಿ ಉಳಿಸಿಕೊಳ್ಳಲು ಸವಾಲನ್ನು ಒಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಮನುಷ್ಯತ್ವ ಕೌಟುಂಬಿಕ ಮಹತ್ವ, ಬದುಕಿನ ಸಾರ್ಥಕತೆ ಸಾಧಿಸಲು ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆದರೆ ಸಾರ್ಥಕ ಗುರಿಯತ್ತ ಸಾಗಲು ಸಹಾಯವಾಗುತ್ತದೆ. ಆದ್ದರಿಂದ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ನಮ್ಮತನವನ್ನು ಉಳಿಸಿಕೊಳ್ಳಬೇಕು. ಆಗ ಮಾತ್ರ ಸಾರ್ಥಕ ಸಾಧನೆಯ ಮೆಟ್ಟಿಲು ಏರಲು ಸಾಧ್ಯ ಎಂದು ಹೇಳಿದರು. ನೈಪುಣ್ಯ ಸಂಸ್ಥೆಯ ಅಧ್ಯಕ್ಷ ಆರ್.ರಘು, ಶೈಕ್ಷಣಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಗುರುರಾಜ್ ಶ್ರೀಧರ, ಕಾರ್ಯದರ್ಶಿ ಕೌಟಿಲ್ಯ ಆರ್.ಸಂಯೋಜಕಿ ಶ್ರೀಮತಿ ಶ್ವೇತಾ ಕೆ.ಎಸ್, ನಿವೃತ್ತ ಶಿಕ್ಷಣಾಧಿಕಾರಿ ಬಸವರಾಜ್ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



'ನೈಪುಣ್ಯ ಪ್ರಿ ಯೂನಿವರ್ಸಿಟಿ ಲಾಂಛನ ಮತ್ತು ಕೈಪಿಡಿಯನ್ನು ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಮುಕ್ತಿದಾನಂದ ಸ್ವಾಮೀಜಿ ಬಿಡುಗಡೆ ಮಾಡಿದರು. ನೈಪುಣ್ಯ ಸಂಸ್ಥೆಯ ಅಧ್ಯಕ್ಷ ಆರ್.ರಘು ಕೌಟಿಲ್ಯ, ಶೈಕ್ಷಣಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಗುರುರಾಜ್ ಶ್ರೀಧರ, ಕಾರ್ಯದರ್ಶಿ ಕೌಟಿಲ್ಯ ಆರ್., ಸಂಯೋಜಕಿ ಶ್ರೀಮತಿ ಶ್ವೇತಾ ಕೆ.ಎಸ್, ನಿವೃತ್ತ ಶಿಕ್ಷಣ ಅಧಿಕಾರಿ ಬಸವರಾಜ್ ಉಪಸ್ಥಿತರಿದ್ದರು.

ಶುಲ್ಕ ಮರುಪಾವತಿ ದಿನಾಂಕ ವಿಸ್ತರಣೆ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025–26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ–1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.5ರವರೆಗೆ ವಿಸ್ತರಿಸಿದೆ.

ವಿದ್ಯಾರ್ಥಿಗಳು https://ssp. postmatric karnataka gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd. karnataka.gov.in ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8050770004 ಅಥವಾ bcwdhelpline @gmail. com ಇ–ಮೇಲ್ ವಿಳಾಸವನ್ನು ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902 ಸಂಪರ್ಕಿಸಿ.

ಜೆಎಸ್‌ಎಸ್ ವಿಜ್ಞಾನ–ತಂತ್ರಜ್ಞಾನ ವಿಶ್ವವಿದ್ಯಾನಿಲಯದ 8ನೇ ಘಟಿಕೋತ್ಸವ

ಶಿಸ್ತು, ಮಾನವೀಯ ಮೌಲ್ಯಗಳು ಬದುಕನ್ನು ಮತ್ತಷ್ಟು ಸುಂದರಗೊಳಿಸುತ್ತವೆ

● ಘಟಿಕೋತ್ಸವ ಭಾಷಣದಲ್ಲಿ ಆದರ್ಶ ಗ್ರೂಪ್ ಕಂಪನಿ ಅಧ್ಯಕ್ಷ ಬಿ.ಎಂ.ಜಯಶಂಕರ್ ಪ್ರತಿಪಾದನೆ ● ಸಾವಿರಾರು ವಿದ್ಯಾರ್ಥಿಗಳಿಗೆ ಪದವಿ, ಪುರಸ್ಕಾರ

ಮೈಸೂರು, ಫೆ.25(ವಿವಿಹೆಚ್)– ಶಿಸ್ತು, ಬೌದ್ಧಿಕ ಕಟ್ಟುನಿಟ್ಟು ಮತ್ತು ಮಾನವೀಯ ಮೌಲ್ಯಗಳು ನಮ್ಮ ಬದುಕನ್ನು ಇನ್ನಷ್ಟು ಸುಂದರವಾಗಿ ರೂಪಿಸುತ್ತವೆ. ಪದವಿ ಎಂಬುದು ನಿಮ್ಮ ಕಲಿಕೆಯ ಅಂತ್ಯವಲ್ಲ, ಹೊಣೆಗಾರಿಕೆಯ ಆರಂಭ ಎಂದು ಆದರ್ಶ್ ಗ್ರೂಪ್ ಕಂಪನಿಯ ಅಧ್ಯಕ್ಷರೂ ಆದ ಎಸ್‌ಜೆಸಿಇ ಹಿರಿಯ ವಿದ್ಯಾರ್ಥಿ ಬಿ.ಎಂ.ಜಯಶಂಕರ್ ತಿಳಿಸಿದರು.

ಮೈಸೂರಿನ ಜೆಎಸ್‌ಎಸ್ ತಾಂತ್ರಿಕ ಸಂಸ್ಥೆಗಳ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವದಲ್ಲಿ ನೂತನ ಪದವೀಧರರಿಗೆ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು.

ಅಚ್ಚರಿಯ ವೇಗದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಎಷ್ಟು ಕೌಶಲವಿದ್ದರೂ ಸಾಲದು. ನಾವು ಬದುಕಿನುದ್ದಕ್ಕೂ ಅಧ್ಯಯನಶೀಲರಾಗಬೇಕು. ಇಂದಿನ ಉದ್ಯೋಗಗಳು ನಾಳೆ ಇಲ್ಲದಿರಬಹುದು. ಇಂತಹ ಪರಿಸ್ಥಿತಿಯಲ್ಲಿ ತಾಂತ್ರಿಕ ಜ್ಞಾನ ಮಾತ್ರ ಇನ್ನು ಅವಶ್ಯಕ. ಕಲಿಯುವ, ಮರೆತುಬಿಡುವ ಮತ್ತು ಮರುಕಲಿಯುವ ಸಾಮರ್ಥ್ಯವೇ ಅತ್ಯಂತ ಮುಖ್ಯ ಎಂದು ಕಿವಿಮಾತು ಹೇಳಿದರು.



ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಎಂಟನೇ ಘಟಿಕೋತ್ಸವದಲ್ಲಿ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.

ಜಿಜ್ಞಾಸೆಯನ್ನು ಉಳಿಸಿಕೊಳ್ಳಿ. ಪ್ರಸ್ತುತತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಮೇಲೆ ಹೂಡಿಕೆ ಮಾಡುವುದನ್ನು ಎಂದಿಗೂ ನಿಲ್ಲಿಸಬೇಡಿ. ಪದವಿ ಎಂಬುದು ನಿಮ್ಮ ಭವಿಷ್ಯದ ಅಡಿಪಾಯವಷ್ಟೇ, ಅದೇ ಗೋಪುರದ ಮೇಲ್ಮಹಡಿ ಅಲ್ಲ. ನಿಮ್ಮ ಜ್ಞಾನಕ್ಕೆ ಹೊಸ–ಹೊಸ ಮಹಡಿಗಳನ್ನು ಸೇರಿಸಿ. ನಿಮ್ಮ ಕೌಶಲಗಳನ್ನು ಬಲಪಡಿಸಿ. ನಿರಂತರವಾಗಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜೆಎಸ್‌ಎಸ್ ಮಹಾವಿದ್ಯಾಪೀಠ ಮತ್ತು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ದಾರ್ಶನಿಕ ಮಾರ್ಗದರ್ಶನದಿಂದ ಈ ಸಂಸ್ಥೆಯು ಆಧ್ಯಾತ್ಮಿಕ ಶಕ್ತಿ, ಸಾಮಾಜಿಕ ಜವಾಬ್ದಾರಿ ಮತ್ತು ಪರಿವರ್ತನಾ ಶಿಕ್ಷಣದ ದಾರಿದೀಪವಾಗಿ ನಿಂತಿದೆ. ಆಹಾರ ಮತ್ತು ಆರೋಗ್ಯ ಸೇವೆಯಿಂದ ಹಿಡಿದು 360ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ಜ್ಞಾನಾರ್ಜನೆ ಮಾಡುತ್ತಾ ಬಂದಿದೆ. ಈ ಶೈಕ್ಷಣಿಕ ಆಂದೋಲನವು ಸಂಪ್ರದಾಯ ಮತ್ತು ಆಧುನಿಕತೆಯು ಹೇಗೆ ಸಾಮರಸ್ಯದಿಂದ ಸಹಬಾಳ್ವೆ ನಡೆಸಬಹುದು ಎಂಬುದನ್ನು ತೋರಿಸುತ್ತದೆ ಎಂದರು.

ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು, ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ, ನಾವೀನ್ಯತೆ ಮತ್ತು ವ್ಯಕ್ತಿತ್ವ ರಚನೆಯನ್ನು ಸಂಯೋಜಿಸುವ ಕೆಲಸ ಮಾಡುತ್ತಾ ಬರುತ್ತಿದೆ. ಈ ರೀತಿಯ ಸಂಸ್ಥೆಗಳು ಕೇವಲ ಪದವೀಧರರನ್ನು ಉತ್ಪಾದಿಸುವುದಿಲ್ಲ, ಅವು ಸಮಾಜಕ್ಕೆ ಉತ್ತಮ ನಾಗರಿಕರು ಮತ್ತು ನಾಯಕರನ್ನು ರೂಪಿಸುತ್ತವೆ ಎಂದು ಅಭಿಪ್ರಾಯಿಸಿದರು.

ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದ್ದರು. ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರ ಮಠ, ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಬಿ.ಸುರೇಶ್, ಜೆಎಸ್‌ಎಸ್ ಎಸ್‌ಟಿಯು ಕುಲಪತಿ ಎ.ಎನ್.ಸಂತೋಷ್ ಕುಮಾರ್, ಕುಲಸಚಿವ ಎಸ್.ಎ. ಧನರಾಜ್, ಪರೀಕ್ಷಾ ನಿಯಂತ್ರಣಾಧಿಕಾರಿ ಪಿ.ನಂಜುಂಡಸ್ವಾಮಿ ಉಪಸ್ಥಿತರಿದ್ದರು.

1,832 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಿಶ್ವವಿದ್ಯಾನಿಲಯದ ಎಂಟನೇ ಘಟಿಕೋತ್ಸವದಲ್ಲಿ ಒಟ್ಟು 1,832 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಯಿತು. 1,081 ಯುವಜನರು ಬಿ.ಇ. ಪದವಿ ಪಡೆದರು. ಅಂತೆಯೇ 63 ಬಿಸಿಎ, 99 ಎಂಟೆಕ್, 118 ಎಂಸಿಎ, 161 ಎಂಎಸ್ಸಿ, 281 ಎಂಬಿಎ ಮತ್ತು 29 ಸಂಶೋಧನಾ(ಪಿಎಚ್.ಡಿ) ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಆಯಾಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 37 ವಿದ್ಯಾರ್ಥಿಗಳಿಗೆ 37 ಚಿನ್ನದ ಪದಕ, 37 ದತ್ತಿ ಪದಕ ಸೇರಿದಂತೆ 74 ಪದಕಗಳನ್ನು ಪ್ರದಾನ ಮಾಡಲಾಯಿತು.

ರಣಜಿ ಟ್ರೋಫಿಯಲ್ಲಿ ಕರ್ನಾಟಕ ಆಟಗಾರನಿಗೆ ಕಾಶ್ಮೀರ ಆಟಗಾರನ ಡಿಚ್ಚಿ

ಮೈಸೂರು, ಫೆ.25(ವಿವಿಹೆಚ್)– ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ(ಜೆಕೆ) ನಡುವೆ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನ ಕರ್ನಾಟಕದ ಫೀಲ್ಡರ್ ಕೆ.ವಿ.ಅನೀಶ್ ಅವರಿಗೆ ಜೆಕೆ ನಾಯಕ ಪರಾಸ್ ಡೋಗ್ರಾ ಡಿಚ್ಚಿ ಹೊಡೆದ ರೋಚಕ ಸನ್ನಿವೇಶ ನಡೆದಿದೆ.

ಜೆಕೆ ಇನ್ನಿಂಗ್ಸ್‌ನ 100 ನೇ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ಎಸೆತವನ್ನು ಪರಾಸ್ ಡೋಗ್ರಾ ಸಿಲ್ಲಿ ಪಾಯಿಂಟ್ ಕಡೆ ಬೌಂಡರಿಗೆರೆ ದಾಟಿಸಿದರು. ಈ ನಡುವೆ ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕರ್ನಾಟಕದ ಕೆವಿ ಅನೀಶ್ ಕಡೆ ನೋಡಿದ ಪರಾಸ್ ಡೋಗ್ರಾ ಮಾತಿಗೆ ಮಾತು ಬೆಳೆಸಿದರು. ಇದೇ ವೇಳೆ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದು ಮಾತಿನ ಚಕಮಕಿ ಮುಂದುವರಿಸಿದರು.



ತಕ್ಷಣ ಮಧ್ಯಪ್ರವೇಶಿಸಿದ ಮಾಯಾಂಕ್ ಅಗರ್ವಾಲ್ ಖಡಕ್ ಜವಾಬು ನೀಡಿ ಜೆಕೆ ನಾಯಕ ಪರಾಸ್‌ಗೆ ವಾರ್ನ್ ಮಾಡಿದರು. ಪರಿಸ್ಥಿತಿ ಕೈಮೀರುವ ಹಂತ ತಲುಪುವುದನ್ನು ಕಂಡ ಅಂಪೈರ್‌ಗಳು ಮಧ್ಯಪ್ರವೇಶಿಸಿ ಡೋಗ್ರಾ ಮತ್ತು ಅನೀಶ್ ಅವರನ್ನು ಬೇರ್ಪಡಿಸಿದರು. ನಂತರ, ಪರಾಸ್ ಡೋಗ್ರಾ, ಕೆ.ವಿ.ಅನೀಶ್ ಅವರ ಬಳಿ ಕ್ಷಮೆ ಯಾಚಿಸಲು ಪ್ರಯತ್ನಿಸಿದರು. ಆದರೆ, ಬದಲಿ ಫೀಲ್ಡರ್ ಅನೀಶ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ. ಅಂಪೈರ್ ಪರಿಸ್ಥಿತಿಯನ್ನು ವಿವರಿಸುವ ಮೂಲಕ ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದ ಸನ್ನಿವೇಶ ನಡೆಯಿತು.

ಈ ಹಂತದಲ್ಲಿ ಬಿಸಿಸಿಐ ನಿಯಮ ಉಲ್ಲಂಘಿಸಿದ ಜೆಕೆ ನಾಯಕ ಪರಾಸ್ ಡೋಗ್ರಾ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಂಡಿದ್ದು, ಪಂದ್ಯ ಶುಲ್ಕದ ಶೇ.50ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿದೆ.

ಕಿವೀಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಶ್ರೀಲಂಕಾ

ಕೊಲಂಬೊ, ಫೆ.25(ವಿವಿಹೆಚ್)– ಅತಿಥೇಯ ಶ್ರೀಲಂಕಾ ತಂಡ, ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ 61 ರನ್ ಗಳಿಂದ ಹೀನಾಯ ಸೋಲು ಕಾಣುವ ಮೂಲಕ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಟೂರ್ನಿಯಿಂದ ಹೊರಬಿದ್ದಿದೆ.

ಇಲ್ಲಿನ ಆರ್.ಪ್ರೇಮದಾಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8ರ 6ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 168 ರನ್ ಕಲೆ ಹಾಕಿತು. ಈ ಮೊತ್ತವನ್ನು ಚೇಸ್ ಮಾಡುವಲ್ಲಿ ಎಡವಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 107 ರನ್ ಗಳಿಸಲಷ್ಟೇ ಶಕ್ತವಾಯಿತು.



ಕುಶಾಲ್ ಮೆಂಡೀಸ್ ವಿಕೆಟ್ ಪಡೆದ ರಚಿನ್ ರವೀಂದ್ರ ಅವರನ್ನು ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಅಭಿನಂದಿಸಿದರು

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಫಿನ್ ಅಲೆನ್ 23 ರನ್ ಕಲೆಹಾಕಿದರೆ, ಟಿಮ್ ಸೈಫರ್ಟ್ 8 ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ರವೀಂದ್ರ 32 ರನ್ ಬಾರಿಸಿದರೆ, ಮತ್ತೊಂದೆಡೆ ಗ್ಲೆನ್ ಫಿಲಿಪ್ಸ್ 18, ಡ್ಯಾರಿಲ್ ಮಿಚೆಲ್ 3, ಮಾರ್ಕ್ ಚಾಂಪ್‌ಮನ್ ಡಕ್‌ಔಟ್ ಆಗುವ ಮೂಲಕ ಕಿವೀಸ್ 84 ರನ್‌ಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಸಮಯದಲ್ಲಿ ಏಳನೇ ವಿಕೆಟ್‌ಗೆ ಜತೆಯಾದ ನಾಯಕ ಮಿಚೆಲ್ ಸ್ಯಾಂಟ್ನರ್ ಹಾಗೂ ಕೋಲ್ ಮೆಕ್‌ಕೋನ್ನಿ 84 ರನ್‌ಗಳ ಜತೆಯಾಟವನ್ನಾಡಿ ತಂಡಕ್ಕೆ ಸುಧಾರಣೆ ತಂದರು. ಸ್ಯಾಂಟ್ನರ್ 26 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 47 ರನ್ ಬಾರಿಸಿದರೆ, ಮೆಕ್‌ಕೋನ್ನಿ 23 ಎಸೆತಗಳಲ್ಲಿ ಅಜೇಯ 31 ರನ್ ಕೂಡಿಸಿ ತಂಡ ಉತ್ತಮ ರನ್ ದಾಖಲಿಸುವಲ್ಲಿ ಸಹಕರಿಸಿದರು.

ಶ್ರೀಲಂಕಾ ಪರ ಮಹೀಶ್ ತೀಕ್ಷಣ ಹಾಗೂ ದುಷ್ಮಂತ ಚಮೀರ ತಲಾ 3 ವಿಕೆಟ್ ಪಡೆದರೆ, ದುನಿತ್ ವೆಲ್ಲಲಾಗೆ ಒಂದು ವಿಕೆಟ್ ಪಡೆದರು.

ಈ ಮೊತ್ತ ಬೆನ್ನತ್ತಿದ ಶ್ರೀಲಂಕಾಕ್ಕೆ ಕಿವೀಸ್ ಬೌಲರ್‌ಗಳು ಕಾಡಿದರು. ಪವರ್‌ಪ್ಲೇನಲ್ಲಿ ಕೇವಲ 20 ರನ್ ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್ ಕಬಳಿಸಿದರು. ಇದರಿಂದ ಚೇತರಿಕೆ ಕಾಣದ ಶ್ರೀಲಂಕಾ ಒಂದೊಂದೆ ವಿಕೆಟ್ ಕಳೆದುಕೊಳ್ಳುತ್ತಾ ಸಂಕಷ್ಟ ಎದುರಿಸಿತು. ತಂಡದ ಪರವಾಗಿ ಕಮಿಂದು ಮೆಂಡೀಸ್ 23 ಎಸೆತಗಳಲ್ಲಿ 31 ಹಾಗೂ ದುನಿತ್ ವೆಲ್ಲಲಗೆ 23 ಎಸೆತಗಳಲ್ಲಿ 29 ರನ್ ಗಳಿಸಿದ್ದು ಹೊರತುಪಡಿಸಿ ಮತ್ಯಾರಿಂದಲೂ ಉತ್ತಮ ಜೊತೆಯಾಟ ಸಿಗದ ಕಾರಣ ಶ್ರೀಲಂಕಾ 61 ರನ್‌ಗಳ ಅಂತರದಿಂದ ಸೋತು ಟೂರ್ನಿಯಿಂದ ಹೊರಬಿದ್ದಿತು.

ಇತ್ತ ಕರಾರುವಾಕ್ಕಾದ ಬೌಲಿಂಗ್ ದಾಳಿ ನಡೆಸಿದ ಕಿವೀಸ್ ಪರ ರಚಿನ್ ರವೀಂದ್ರ ಪ್ರಮುಖ 4 ವಿಕೆಟ್ ಪಡೆದರು. ಮ್ಯಾಟ್ ಹೆನ್ರಿ 2, ನಾಯಕ ಸ್ಯಾಂಟ್ನರ್ ಹಾಗೂ ಗ್ಲೇನ್ ಫಿಲಿಪ್ಸ್ ತಲಾ ಒಂದೊಂದು ವಿಕೆಟ್ ಪಡೆದರು. ಬ್ಯಾಟಿಂಗ್‌ನಲ್ಲಿ 32 ರನ್ ಹಾಗೂ ಬೌಲಿಂಗ್ ವಿಭಾಗದಲ್ಲಿ 27ಕ್ಕೆ4 ವಿಕೆಟ್ ಕಬಳಿಸಿದ ರಚಿನ್ ರವೀಂದ್ರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು

ಹಿಂಬದಿ ಸವಾರರು ಅಪಾಯದಿಂದ ಪಾರು

ಮೈಸೂರು,ಫೆ.25(ಪಿಎಂ)– ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಮೂವರ ಪೈಕಿ ಚಾಲನೆ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಣಸೂರು ತಾಲೂಕಿನ ಕಲ್ಕುಣಿಕೆಯ ರಂಗನಾಥ ಬಡಾವಣೆ ನಿವಾಸಿ ರಾಕೇಶ್ (23) ಸಾವನ್ನಪ್ಪಿದ ಯುವಕ. ಹಿಂಬದಿ ಸವಾರರಾದ ಹುಯಿಲಾಳು ಗ್ರಾಮದ ಹಶ್ರಫ್ ಖಾನ್ (35), ಪರಮೇಶ್ (32) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಫೆ.22ರಂದು ರಾತ್ರಿ ರಾಕೇಶ್, ಬೈಕ್‌ನಲ್ಲಿ (ಕೆಎ 45, ಇಇ–9349) ಸ್ನೇಹಿತರಾದ ಪರಮೇಶ್ ಹಾಗೂ ಹಶ್ರಫ್ ಖಾನ್ ಅವರನ್ನು ಹಿಂದೆ ಕೂರಿಸಿಕೊಂಡು ಕಾರ್ಯನಿಮಿತ್ತ ಹೋಗುತ್ತಿದ್ದಾಗ ಲಿಂಗದೇವರ ಕೊಪ್ಪಲಿನ ದೊಡ್ಡ ಮಂಟಿ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿತು. ಪರಿಣಾಮ ಮೂವರು ಗಾಯಗೊಂಡಿದ್ದರು. ಈ ಪೈಕಿ ರಾಕೇಶ್ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು.

ಮೈಸೂರು ಮಿತ್ರ 46
ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು